ಮೈಸೂರು ಮಿತ್ರ

ಮೈಸೂರು–ಮಂಡ್ಯ–ಚಾಮರಾಜನಗರ–ಕೊಡಗು–ಹಾಸನ

ಬೆಳಗಿನ ಪ್ರಾದೇಶಿಕ ದಿನಪತ್ರಿಕೆ

ಮೇ 3 ಬುಧವಾರ 2023

ಸಂಪುಟ: 44 | ಸಂಚಿಕೆ: 17 | ಪುಟಗಳು: 12

₹4

ಮೈಸೂರು ಸುದ್ದಿ: ದೂರವಾಣಿ: 2496520/21/26/27/28 ಜಾಹೀರಾತು: 2496522/23
ನಗರ ಕಚೇರಿಗಳು: ಕೆ.ಆರ್. ಸರ್ಕಲ್, ವಿಶ್ವೇಶ್ವರಯ್ಯ ಕಟ್ಟಡ: Ph: 2431774, ಡಿ.ದೇವರಾಜ ಅರಸು ರಸ್ತೆ, Ph: 2428695
ಸುದ್ದಿ/ಜಾಹೀರಾತಿಗಾಗಿ – ಮಂಡ್ಯ: 8762960325, ಚಾಮರಾಜನಗರ: 9242265657, ಕೊಡಗು: 9731469871

ಸುದ್ದಿ, ಫೋಟೋಗೆ: news@mysurumithra.com
ಜಾಹೀರಾತು: ad@mysurumithra.com, website: www.mysurumithra.com

ಕಾಂಗ್ರೆಸ್‌ನ 'ಸರ್ವ ಜನಾಂಗದ ಶಾಂತಿಯ ತೋಟ– ಇದುವೇ ಕಾಂಗ್ರೆಸ್ ಬದ್ಧತೆ' ಪ್ರಣಾಳಿಕೆ ಬಿಡುಗಡೆ

1. ಯಜಮಾನಿಗೆ ಎರಡು ಸಾವಿರ
2. 200 ಯುನಿಟ್ ವಿದ್ಯುತ್
3. ನಿರುದ್ಯೋಗ ಭತ್ಯೆ
4. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ
5. ಭಜರಂಗ ದಳ, ಪಿಎಫ್‌ಐ ನಿಷೇಧ
6. ಬಿಜೆಪಿ ಮಾಡಿದ ಕೃಷಿ ಕಾಯ್ದೆ, ನೂತನ ಶಿಕ್ಷಣ ನೀತಿ ರದ್ದು
7. ಅಂಗನವಾಡಿ ಕಾರ್ಯಕರ್ತರ ಮಾಸಿಕ ವೇತನ 15 ಸಾವಿರ



ಮೀಸಲಾತಿ ಶೇ.50ರಿಂದ 75ಕ್ಕೆ ಹೆಚ್ಚಳ ಭರವಸೆ



ಬೆಂಗಳೂರು, ಮೇ 2(ಕೆಎಂಶಿ)–ಗೃಹ ಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವ ನಿಧಿ ಮತ್ತು ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಭರವಸೆಗಳನ್ನು ಪ್ರಕಟಿಸಿದ್ದ ಕಾಂಗ್ರೆಸ್, ಮತದಾರರನ್ನು ಓಲೈಸಿಕೊಳ್ಳಲು ಇದಿಲ್ಲಿ ಮತ್ತಷ್ಟು ಭರವಸೆಗಳ ಮಹಾಪೂರವನ್ನೇ ಹರಿಸಿದೆ.

'ಸರ್ವ ಜನಾಂಗದ ಶಾಂತಿಯ ತೋಟ–ಇದುವೇ ಕಾಂಗ್ರೆಸ್ ಬದ್ಧತೆ' ಹೆಸರಿನಡಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ ಇದುವೇ ನಮ್ಮ ಬದ್ಧತೆಯಾಗಿದ್ದು, ಅಧಿಕಾರಕ್ಕೆ ಬಂದರೆ ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿರುವ ಭಜರಂಗದಳ, ಪಿಎಫ್‌ಐ ನಿಷೇಧಿಸುವುದಾಗಿ ಘೋಷಿಸಿದೆ.

ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದಾಗಿ ಬಿಜೆಪಿ ಹೇಳಿದ್ದರೆ, ಸಮಾಜದ ಆರೋಗ್ಯ ಹಾಳು ಮಾಡುವ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ತಿಳಿಸಿದೆ. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ಹೊಣೆ ಹೊತ್ತ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಭರವಸೆಗಳ ಪಟ್ಟಿಯನ್ನೇ ನೀಡಿದೆ. 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ, ನಿರುದ್ಯೋಗ ಯುವನಿಧಿ, 10 ಕೆಜಿ ಉಚಿತ ಅಕ್ಕಿ, ● 6ನೇ ಪುಟಕ್ಕೆ

ಮೊದಲ ಸಂಪುಟದಲ್ಲೇ ಭರವಸೆ ಜಾರಿ: ಖರ್ಗೆ

ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ. ಮೊದಲ ಸಚಿವ ಸಂಪುಟ ಸಭೆಯಲ್ಲೇ ಪಕ್ಷದ ಭರವಸೆಗಳನ್ನು ಜಾರಿ ಮಾಡುತ್ತೇವೆ. ಇದು ನನ್ನ ವಾಗ್ದಾನ ಎಂದರು. ಈ ಚುನಾವಣಾ ಪ್ರಣಾಳಿಕೆಯಲ್ಲಿ ಹತ್ತು ಹಲವು ಜನಪರ ಭರವಸೆಗಳನ್ನು ನೀಡಿದ್ದೇವೆ. ಈ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ, ಮುಸ್ಲಿಮರಿಗೆ ಶೇ.4ರ ಮೀಸಲಾತಿ ಮರುಸ್ಥಾಪನೆ, ಲಿಂಗಾಯತ, ಒಕ್ಕಲಿಗ ಮತ್ತಿತರ ಸಮುದಾಯಗಳ ಆಶೋತ್ತರಗಳನ್ನು ಈಡೇರಿಸಲು ಮೀಸಲಾತಿಯನ್ನು ಶೇ.50 ರಿಂದ 75ಕ್ಕೆ ಹೆಚ್ಚಿಸಲು ಕ್ರಮಕೈಗೊಳ್ಳುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಿದ್ದೇವೆ ಎಂದರು. ಹಿಂದಿನ ಕಾಂಗ್ರೆಸ್ ಸರ್ಕಾರ ಸಿದ್ಧಪಡಿಸಿದ ಹಿಂದುಳಿದ ವರ್ಗಗಳ ಜನಗಣತಿ ವರದಿಯನ್ನು ಅನುಷ್ಠಾನಕ್ಕೆ ತರುವುದಾಗಿಯೂ ತಿಳಿಸಿದರು. ಪರಿಶಿಷ್ಟ ಜಾತಿ, ● 6ನೇ ಪುಟಕ್ಕೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡು ಭ್ರಷ್ಟ ಸರ್ಕಾರವಾಗಿತ್ತು...

ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಕೇಂದ್ರ ಗೃಹ ಸಚಿವ ಪ್ರಚಾರ

ಮೈಸೂರು,ಮೇ 2(ಎಂಟಿವೈ)– ರಾಜ್ಯದಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಕಡು ಭ್ರಷ್ಟ ಸರ್ಕಾರವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ತಿ.ನರಸೀಪುರ ಕ್ಷೇತ್ರದ ಅಭ್ಯರ್ಥಿ ಡಾ.ರೇವಣ್ಣ ಹಾಗೂ ನಂಜನಗೂಡು ಕ್ಷೇತ್ರದ ಅಭ್ಯರ್ಥಿ ಬಿ. ಹರ್ಷವರ್ಧನ್ ಪರ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ಮಂಗಳವಾರ ಮೈಸೂರು ಗ್ರಾಮಾಂತರ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪ್ರಚಾರ ನಡೆಸಿ, ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ತಮ್ಮ ಭಾಷಣದುದ್ದಕ್ಕೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ, ಹಗರಣ ನಡೆಸಿದೆ. ದೇಶದ ಎಲ್ಲೆಡೆ ಕಾಂಗ್ರೆಸ್ ಸೋತಿತ್ತು. ಹಾಗಾಗಿ ಕರ್ನಾಟಕವನ್ನು ಕಾಂಗ್ರೆಸ್‌ನ ದೆಹಲಿ ವರಿಷ್ಠರು ಎಟಿಎಂ ಕೇಂದ್ರವಾಗಿ ಮಾಡಿಕೊಂಡಿದ್ದರು. ಇದರ ಪರಿಣಾಮ 5 ವರ್ಷಗಳ ಅವಧಿಯಲ್ಲಿ ಮಿತಿ ಮೀರಿದ ಭ್ರಷ್ಟಾಚಾರ ನಡೆಸಿ, ರಾಜ್ಯದ ಹಣವನ್ನು ದೆಹಲಿಯಲ್ಲಿರುವ ವರಿಷ್ಠರಿಗೆ ನೀಡಿದ್ದಾರೆ. ರಾಜ್ಯ ಕಂಡ ಅತ್ಯಂತ ಕಡು ಭ್ರಷ್ಟ ಸರ್ಕಾರ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಂದು ಕಿಡಿಕಾರಿದರು. ● 9ನೇ ಪುಟಕ್ಕೆ



ಸೋಮಣ್ಣನನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ: ಬಿಎಸ್‌ವೈ

ಮೈಸೂರು,ಮೇ 2(ಎಂಟಿವೈ)– ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 25ಸಾವಿರ ಅಂತರದಿಂದ ಗೆಲ್ಲುತ್ತಾರೆ. ಅವರ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕು. ಚುನಾವಣಾ ಪ್ರಚಾರಕ್ಕೆ 1 ವಾರ ಕಾಲಾವಕಾಶವಿದೆ. ಮನೆ ಮನೆಗೆ ಹೋಗಿ ಮತದಾರರ ಭೇಟಿ ಮಾಡಿ ಮನವಿ ಮಾಡಬೇಕು. ಸೋಮಣ್ಣ ಅವರಿಗೆ ವರುಣಾ ಕ್ಷೇತ್ರದ ಜನತೆ ಆಶೀರ್ವಾದ ಇದೆ. ಗೆದ್ದೇ ಗೆಲ್ಲುತ್ತಾರೆ ಎಂದರು.

ರಾಜ್ಯದ ಬಿಜೆಪಿ ಸರ್ಕಾರ ಈ ಹಿಂದೆ ನೀಡುತ್ತಿದ್ದ ವಿಧವೆಯರ ಮಾಸಿಕ ಪಿಂಚಣಿಯನ್ನು 800 ರೂ.ಗಳಿಂದ 2 ಸಾವಿರಕ್ಕೆ ಹೆಚ್ಚಿಸಿದೆ. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಕಟಿಸಿರುವ ಪ್ರಣಾಳಿಕೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಯುಗಾದಿ, ಗಣೇಶ, ದೀಪಾವಳಿ ಹಬ್ಬಗಳಿಗೆ ಉಚಿತ ● 9ನೇ ಪುಟಕ್ಕೆ

ನನಗೊಂದು ಅವಕಾಶ ಮಾಡಿಕೊಡಿ: ವಿ.ಸೋಮಣ್ಣ

ಮೈಸೂರು,ಮೇ 2(ಎಂಟಿವೈ)–ವರುಣ ವಿಧಾನಸಭಾ ಕ್ಷೇತ್ರ ರಚನೆಯಾಗಿ 15 ವರ್ಷ ಕಳೆದಿದೆ. ಈ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಯಾಗಿಲ್ಲ. ಈ ಬಾರಿ ನನಗೂ ಒಂದು ಅವಕಾಶ ಕೊಡಿ, ಮಾದರಿ ಕ್ಷೇತ್ರವಾಗಿ ಮಾಡುತ್ತೇನೆ ಎಂದು ವರುಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮನವಿ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತ ನಾಡಿದ ಅವರು, ಕಳೆದ 20 ದಿನದಿಂದ ಹಗಲು–ರಾತ್ರಿ ಕ್ಷೇತ್ರ ಸುತ್ತುತ್ತಿದ್ದೇನೆ. ಕ್ಷೇತ್ರದ ಎಲ್ಲಾ ಗ್ರಾಮಗಳಿಗೂ ಭೇಟಿ ನೀಡಿದ್ದೇನೆ. ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜನ ಸ್ವಯಂ ಪ್ರೇರಣೆಯಿಂದ ಪಕ್ಷವನ್ನು ಬೆಂಬಲಿಸಲು ಮುಂದೆ ಬರುತ್ತಿದ್ದಾರೆ. ಈ ಬಾರಿ ವರುಣ ಕ್ಷೇತ್ರದಲ್ಲಿ ಕಮಲ ಅರಳುವುದು ಖಚಿತ ಎಂದರು. ನಾನು ವರುಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾರಣ. ಅದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಇದಕ್ಕೆ ಒತ್ತುಕೊಟ್ಟರು. ಬೆಂಗಳೂರಿನ ಗೋವಿಂದ ರಾಜನಗರ ಕ್ಷೇತ್ರದಂತೆ ವರುಣ ● 9ನೇ ಪುಟಕ್ಕೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ: ಗಾಜು ಛಿದ್ರ

- ಹೆಚ್‌ಎಎಲ್‌ನಲ್ಲಿ ಕಾಪ್ಟರ್ ತುರ್ತು ಭೂ ಸ್ಪರ್ಶ
- ಅದೃಷ್ಟವಶಾತ್ ತಪ್ಪಿದ ಭಾರೀ ಅನಾಹುತ





ಬೆಂಗಳೂರು, ಮೇ 2(ಕೆಎಂಶಿ)– ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇಂದು ಮಧ್ಯಾಹ್ನ ಕೋಲಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂ ಸ್ಪರ್ಶ ಮಾಡಲಾಗಿದೆ.

ಹೆಲಿಕಾಪ್ಟರ್‌ನಲ್ಲಿ ಇದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದು, ಪೈಲಟ್ ಜಾಗರೂಕತೆಯಿಂದ ಭಾರೀ ಅವಘಡ ತಪ್ಪಿದೆ.

ಶಿವಕುಮಾರ್ ಅವರು ಮುಳಬಾಗಿಲಿನಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ರಮಕ್ಕೆ ಮಂಗಳವಾರ ಮಧ್ಯಾಹ್ನ 12.10ರ ಸುಮಾರಿಗೆ ಜಕ್ಕೂರು ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣ ಮಾಡಿದ್ದು, ಹೊಸಕೋಟೆ ಸಮೀಪ ಹದ್ದು ಡಿಕ್ಕಿ ಹೊಡೆದ ಪರಿಣಾಮ ಹೆಲಿಕಾಪ್ಟರ್ ಮುಂದಿನ ಗಾಜು ಛಿದ್ರವಾಗಿದೆ. ಈ ಸಂದರ್ಭದಲ್ಲಿ ಪೈಲಟ್ ಸಮಯಪ್ರಜ್ಞೆ ಮೆರೆದಿದ್ದು, ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್ ಅನ್ನು ತುರ್ತು ಭೂ ಸ್ಪರ್ಶ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಶಿವಕುಮಾರ್, 'ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ. ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7–8 ನಿಮಿಷ ಕಳೆದಿತ್ತು ಅಷ್ಟೆ.

ನಾವು ಹೊಸಕೋಟೆ ಹತ್ತಿರ ಹೋಗುತ್ತಿದ್ದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು. ಮಾಧ್ಯಮದವರು ಪಕ್ಷದ ಪ್ರಣಾಳಿಕೆ ಕುರಿತು ನನ್ನ ಸಂದರ್ಶನ ಮಾಡು ತ್ತಿದ್ದಾಗ ಈ ಘಟನೆ ನಡೆಯಿತು. ಈ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್ ಹಾರಾಟದ ಎತ್ತರವನ್ನು ಕಡಿಮೆ ಮಾಡಿ ನಮ್ಮನ್ನು ರಕ್ಷಿಸಿದ್ದಾರೆ. ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ.

ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ಪ್ರಯಾಣದ ವೇಳೆ ಮೂರು ಹದ್ದುಗಳು ಎದುರಾಗಿದ್ದು, ಪೈಲಟ್ ಎರಡು ಹದ್ದುಗಳನ್ನು ತಪ್ಪಿಸಿ ಮುಂದೆ ಸಾಗಿದ್ದರು. ಮೂರನೇ ಹದ್ದು ಕೆಳಗಡೆಯಿಂದ ಮೇಲೆ ಬಂದು ಡಿಕ್ಕಿ ಹೊಡೆಯಿತು. ಯಾರೂ ಗಾಬರಿಯಾಗುವುದು ಬೇಡ, ಇದೊಂದು ಆಕಸ್ಮಿಕ, ಇದನ್ನು ಇಲ್ಲಿಗೆ ಬಿಟ್ಟು ಮುಂದೆ ಸಾಗೋಣ ಎಂದು ತಿಳಿಸಿದರು.

ಮತದಾನಕ್ಕೆ ಅನುವಾಗಲು ಮೇ 10 ಸಾರ್ವತ್ರಿಕ ರಜೆ

ಮೈಸೂರು,ಮೇ 2(ಎಸ್‌ಪಿಎನ್)– ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರು ಮತದಾನ ಮಾಡಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ಆಯಾಯ ಚುನಾವಣಾ ಕ್ಷೇತ್ರದಲ್ಲಿ ಮೇ 10ರಂದು ಸಾರ್ವತ್ರಿಕ ರಜೆ ಘೋಷಿಸಿದೆ. ಈ ರಜೆಯು ಆಯಾ ಮತ ಕ್ಷೇತ್ರಗಳ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ–ಕಾಲೇಜು, ವಿವಿಧ ಸಂಘ–ಸಂಸ್ಥೆಗಳು, ಖಾಸಗಿ ಸಂಸ್ಥೆಗಳಿಗೆ (ಅನು ದಾನಿತ ಸಂಸ್ಥೆಗಳೂ ಒಳಗೊಂಡಂತೆ) ಅನ್ವಯಿಸುತ್ತದೆ. ಆದರೆ, ತುರ್ತು ಸೇವೆ ಗಳಿಗೆ ಅನ್ವಯಿಸುವುದಿಲ್ಲ.

ಐದು ದಿನ ಮಳೆ ಸಾಧ್ಯತೆ

ಬೆಂಗಳೂರು, ಮೇ 2(ಕೆಎಂಶಿ)– ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿಯಲ್ಲಿ ಇಂದಿನಿಂದ ಐದು ದಿನ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ನಾಳೆ ಮತ್ತು ನಾಡಿದ್ದು ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.



ಡಬ್ಬಲ್ ಇಂಜಿನ್ ಅಲ್ಲ, ಡಬ್ಬಲ್ ಲೂಟಿ ಸರ್ಕಾರ

- ಭಾವನಾತ್ಮಕ ವಿಚಾರ ಬಿಟ್ಟು ಸಮಸ್ಯೆಗಳ ಹೆಸರಲ್ಲಿ ಮತ ಕೇಳಲಿ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ
- ಪ್ರಚಾರ ವೇದಿಕೆಯಲ್ಲಿ ಮಿಂಚಿದ ಮಾಜಿ ಸಂಸದೆ, ಚಿತ್ರತಾರೆ ರಮ್ಯಾ

ಮಂಡ್ಯ, ಮೇ 2(ಮೋಹನ್‌ರಾಜ್)– ಬಿಜೆಪಿಯದು ಡಬ್ಬಲ್ ಇಂಜಿನ್ ಸರ್ಕಾರವಲ್ಲ. ಅದು ಡಬ್ಬಲ್ ಲೂಟಿ ಸರ್ಕಾರ. ಕಳೆದ 3 ವರ್ಷಗಳಿಂದ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಾಜ್ಯವನ್ನು ಲೂಟಿ ಹೊಡೆದಿದೆಯೇ ಹೊರತು ಯಾವುದೇ ಅಭಿವೃದ್ಧಿ ಮಾಡಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದರು.

ಮಂಗಳವಾರ ನಗರದ ಸರ್ಕಾರಿ ಮಹಿಳಾ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್ ಪರ ಬೃಹತ್ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನ್ಯಾಯಯುತವಾಗಿ ಬಿಜೆಪಿ ಅಧಿಕಾರ ಹಿಡಿಯಲಿಲ್ಲ. ಹಣದಿಂದ ಶಾಸಕರನ್ನು ಖರೀದಿಸಿ ವಾಮಮಾರ್ಗದಿಂದ ಸರ್ಕಾರ ರಚಿಸಿತು. ಇದು ಲೂಟಿ ಸರ್ಕಾರವಾಗಿದ್ದು, 40 ಪರ್ಸೆಂಟ್ ಕಮಿಷನ್ ದಂಧೆಯಿಂದ ರಾಜ್ಯದ ಜನರ ಮೇಲಾಗುತ್ತಿರುವ ಪರಿಣಾಮ ಯಾವ ರೀತಿ ಇದೆ ಎಂಬುದು ಜನರೇ ಅರಿಯಲು ಆಗುತ್ತಿಲ್ಲ ಎಂದು ಕಿಡಿಕಾರಿದರು. ನಿತ್ಯ ಭ್ರಷ್ಟಾಚಾರ ಮಾಡಿದರೆ ಸರ್ಕಾರ ನಡೆಸುವುದು ಹೇಗೆ.



ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದಕ್ಕೆ ಬಿಜೆಪಿ ಸರ್ಕಾರವೇ ಕಾರಣ. ಈ ಬೆಲೆ ಏರಿಕೆಯಿಂದ ಜನರ ಜೀವನ ದುಸ್ತರವಾಗಿದೆ. ರಾಜ್ಯದಲ್ಲಿ ಪ್ರತಿ ಹಂತದಲ್ಲೂ ಬಿಜೆಪಿ ಹಗರಣಗಳನ್ನು ಮಾಡಿಕೊಂಡು ಬಂದಿದೆ. ಕಮಿಷನ್ ದಂಧೆ ಬಗ್ಗೆ ಗುತ್ತಿಗೆದಾರರ ಸಂಘ ಪ್ರಧಾನಿಗೆ ಪತ್ರ ಬರೆದರೂ ಏನು ಪ್ರಯೋಜನವಾಗಲಿಲ್ಲ ಅದಕ್ಕೆ ಪ್ರಧಾನಿ ಮೋದಿ ಉತ್ತರವನ್ನೇ ನೀಡಲಿಲ್ಲ ಎಂದು ಟೀಕಿಸಿದರು. ರಾಜ್ಯದ ಬಿಜೆಪಿ ಶಾಸಕರೊಬ್ಬರ ಮನೆಯಲ್ಲಿ 8 ಕೋಟಿ ಹಣ ಸಿಗುತ್ತದೆ. ಆದರೆ ಆ ಬಗ್ಗೆ ಸಮಗ್ರ ತನಿಖೆ ನಡೆಯಲೇ ಇಲ್ಲ. ಮತ್ತೊಂದೆಡೆ ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಈ ನಡುವೆ ಪಿಎಸ್‌ಐ, ಶಿಕ್ಷಕರ ನೇಮಕಾತಿ, ಬ್ಯಾಂಕ್ ಸಿಬ್ಬಂದಿಗಳ ನೇಮಕಾತಿ ಎಲ್ಲಾ ನೇಮಕಾತಿಯಲ್ಲೂ ಭ್ರಷ್ಟಾಚಾರ ತಾಂಡವವಾಡುವಾಗ ಸರ್ಕಾರಿ ಉದ್ಯೋಗಗಳು ಅರ್ಹರಿಗೆ ಎಲ್ಲಿ ಸಿಗುತ್ತವೇ ನೀವೇ ಹೇಳಿ ಎಂದು ಪ್ರಶ್ನಿಸಿದರು.

ಕೃಷಿ ಭೂಮಿ ಹೊಂದಿರುವ ರೈತ ಪ್ರತಿ ಎಕರೆಗೆ ತಲಾ 25 ಸಾವಿರ ತೆರಿಗೆ ಕಟ್ಟಬೇಕಾದ ಪರಿಸ್ಥಿತಿ ಬಂದಿದೆ. ಅದಕ್ಕೆ 5 ಪರ್ಸೆಂಟ್ ಜಿಎಸ್‌ಟಿ ಬೇರೆ. ಟ್ರ್ಯಾಕ್ಟರ್, ಗೊಬ್ಬರ ಇನ್ನಿತರೆ ಕೃಷಿ ಸಾಮಾಗ್ರಿ ಖರೀದಿಸಬೇಕೆಂದರೂ ಜಿಎಸ್‌ಟಿ ಕಟ್ಟಬೇಕು. ಈಗಿರುವಾಗ ದೇಶದ ರೈತನ ಅಭಿವೃದ್ಧಿ ಸಾಧ್ಯವೇ ಎಂದು ಪ್ರಶ್ನಿಸಿದ ಅವರು, ಐಟಿ, ಆಟೋಮೊಬೈಲ್ಸ್, ಡಿಜಿಟಲ್‌ನಲ್ಲಿ ಮುಂದಿದ್ದ ಕರ್ನಾಟಕ ಜಿಎಸ್‌ಟಿ ಹೊಡೆತದಿಂದ ಸಮಸ್ಯೆಯಲ್ಲಿ ಸಿಲುಕಿದೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರಿಗೆ ದೋಖಾ ಆಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದರು. ಮಂಡ್ಯದಲ್ಲಿ ಹಲವು ಸಕ್ಕರೆ ಕಾರ್ಖಾನೆಗಳಿವೆ. ಆದರೆ ಕಬ್ಬಿಗೆ ಬೆಂಬಲ ಬೆಲೆ ನಿಗದಿಯಾಗಿಲ್ಲ. ಜೊತೆಗೆ ಇರುವ ಕಾರ್ಖಾನೆಯನ್ನು ಖಾಸಗೀಕರಣ ಮಾಡಲು ರಾಜ್ಯ ಸರ್ಕಾರ ಚಿಂತಿಸಿತ್ತು. ದೇಶದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿದ್ದ ಹಲವು ಸಂಸ್ಥೆಗಳನ್ನು ಪ್ರಧಾನಿ ಮೋದಿ ತನ್ನ ಸ್ನೇಹಿತರಿಗೆ ಕೊಡುವ ಮೂಲಕ ಖಾಸಗೀಕರಣ ಮಾಡಿರುವುದೇ ಕೇಂದ್ರ ಸರ್ಕಾರದ ಸಾಧನೆ ಎಂದು ಲೇವಡಿ ಮಾಡಿದರು.

ಕರ್ನಾಟಕದಲ್ಲಿ ಕಳೆದ 3 ವರ್ಷಗಳಿಂದ ಒಂದೂವರೆ ಲಕ್ಷ ಕೋಟಿ ಲೂಟಿಯಾಗಿದೆ ಎಂದು ಗಂಭೀರ ಆರೋಪ ಮಾಡಿದ ಪ್ರಿಯಾಂಕಾ, ಈ ಲೂಟಿ ತಡೆಯಬೇಕೆಂದರೆ ಕಾಂಗ್ರೆಸ್ ಅಧಿಕಾರಕ್ಕೆ ತನ್ನಿ. ಅನ್ನಭಾಗ್ಯ, ಕ್ಷೀರಭಾಗ್ಯ, ಆರೋಗ್ಯ ಭಾಗ್ಯ, ಇಂದಿರಾ ಕ್ಯಾಂಟೀನ್ ಮೂಲಕ ಅಭಿವೃದ್ಧಿಯನ್ನೇ ಧರೆಗಿಳಿಸಿದ್ದು ಕಾಂಗ್ರೆಸ್. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಖಾಲಿ ಇರುವ ಎರಡೂವರೆ ಲಕ್ಷ ಸರ್ಕಾರಿ ಉದ್ಯೋಗವನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು. ರಾಜ್ಯದಲ್ಲಿ ನಂದಿನಿ ಉತ್ಪನ್ನ ಒಂದು ಅಸ್ಮಿತೆಯಾಗಿದೆ. ● 9ನೇ ಪುಟಕ್ಕೆ



ಮೈಸೂರು ವಾರ್ಡ್ ನಂ.18ರ ಮಂಜುನಾಥಪುರದಲ್ಲಿ ಚಾಮರಾಜ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಮೇಶ್ ತಮ್ಮ ಅಪಾರ ಬೆಂಬಲಿಗರೊಂದಿಗೆ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಈ ವೇಳೆ ಮಾಜಿ ಮೇಯರ್ ಎಂ.ಜೆ.ರವಿಕುಮಾರ್, ನಗರಾಧ್ಯಕ್ಷ ಕೆ.ಟಿ.ಚೆಲುವೇಗೌಡ, ಯುವ ಜನತಾದಳ ಪ್ರಧಾನ ಕಾರ್ಯದರ್ಶಿ ವಿನಯ್‌ಕುಮಾರ್ ಇದ್ದರು.

ಮೈಸೂರಲ್ಲಿ ಮ್ಯಾರಥಾನ್ ಮೂಲಕ ಮತದಾನ ಜಾಗೃತಿ

ನಾಳೆ ಅಂಗವಿಕಲರ ಟ್ರೈ ಸೈಕಲ್ ಜಾಥಾ, ಮೇ 5 ವಿಂಟೇಜ್ ಕಾರ್ ರ‍್ಯಾಲಿ

ಮೈಸೂರು, ಮೇ 2(ಆರ್‌ಕೆ)– ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೈಸೂರಲ್ಲಿ ಇಂದು ಮ್ಯಾರಥಾನ್ ನಡೆಸಲಾಯಿತು.

ಮೈಸೂರು ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮ್ಯಾರಥಾನ್‌ನಲ್ಲಿ ಪಾಲಿಕೆ ಅಧಿಕಾರಿಗಳು, ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಜೈನ ಸಮುದಾಯದ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಅರಮನೆ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಆರಂಭವಾದ ಮ್ಯಾರಥಾನ್‌ಗೆ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ



ನೀಡಿದರು. ಕೆ.ಆರ್.ಸರ್ಕಲ್, ಡಿ.ದೇವರಾಜ ಅರಸ್ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆದ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯರು, ಸೆಲ್ಫಿ ಪಾಯಿಂಟ್‌ನಲ್ಲಿ ಫೋಟೋ ತೆಗೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುವ ಮೂಲಕ ಪ್ರತಿಯೊಬ್ಬರೂ ಮೇ 10ರಂದು ನಡೆಯುವ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕೆಂದು ಸಂದೇಶ ರವಾನಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಕೆ.ಎಂ.ಗಾಯಿತ್ರಿ, ಪಾಲಿಕೆ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಾಜು, ಪರಿಸರ ಇಂಜಿನಿಯರ್ ಮೈತ್ರಿ ಸೇರಿದಂತೆ ಹಲವರು ಮ್ಯಾರ ಥಾನ್‌ನಲ್ಲಿ ಪಾಲ್ಗೊಂಡಿದ್ದರು. ಮೇ 4ರಂದು ಬೆಳಗ್ಗೆ 10 ಗಂಟೆಗೆ ಮೈಸೂರಿನ ಜಿ ಪಂ ಕಚೇರಿಯಿಂದ ಅಂಗವಿಕಲರು ಟ್ರೈ ಸೈಕಲ್ ಜಾಥಾ ನಡೆಯಲಿದ್ದು, ಮೇ 5ರಂದು ಬೆಳಗ್ಗೆ 9 ಗಂಟೆಗೆ ಅರಮನೆ ಉತ್ತರ ದ್ವಾರದಿಂದ ವಿಂಟೇಜ್ ಕಾರ್ ರ‍್ಯಾಲಿ ಮೂಲಕ ಮತದಾನದ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುವುದು ಎಂದು ಕೆ.ಎಂ.ಗಾಯಿತ್ರಿ ತಿಳಿಸಿದ್ದಾರೆ.

ಪಾದಯಾತ್ರೆ ಮೂಲಕ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಮತಯಾಚನೆ



ಮೈಸೂರು ವಾರ್ಡ್ ನಂ.47 ಕುವೆಂಪುನಗರದ ಸುತ್ತಮುತ್ತ ಬಿಜೆಪಿ ಅಭ್ಯರ್ಥಿ ಕೆ.ಆರ್. ಕ್ಷೇತ್ರದ ಟಿ.ಎಸ್.ಶ್ರೀವತ್ಸ ಮನೆ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.

ಮೈಸೂರು, ಮೇ 2(ಎಂಕೆ)– ಕೆ.ಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.57ರ ಕುವೆಂಪುನಗರ(ಎಂ ಬ್ಲಾಕ್), ವಾರ್ಡ್ ನಂ.47ರ ವ್ಯಾಪ್ತಿಯ ಸರಸ್ವತಿಪುರಂ, ವಾರ್ಡ್ ನಂ.43ರ ವ್ಯಾಪ್ತಿಯ ಟಿ.ಕೆ. ಬಡಾವಣೆ ಹಾಗೂ ವಾರ್ಡ್ ನಂ.48ರ ವ್ಯಾಪ್ತಿಯ ಜಯನಗರದಲ್ಲಿ ಮತಯಾಚಿಸಿದರು. ಮೇಯರ್ ಶಿವಕುಮಾರ್, ಮುಡಾ ಸದಸ್ಯೆ ಲಕ್ಷ್ಮಿದೇವಿ, ಲಕ್ಷ್ಮಿಕಿರಣ್, ನಗರಪಾಲಿಕೆ ಮಾಜಿ ಸದಸ್ಯ ಶಂಕರ್ ಜಗದೀಶ್, ಪೂರ್ಣಿಮಾ ಚಂದ್ರಪ್ಪ, ಮಧು ಸೇರಿದಂತೆ ಇನ್ನೂ ಹಲವರು ಸಾಥ್ ನೀಡಿದರು.

ಸ್ಫೂರ್ತಿ ನೀಡಿದೆ: ಬಳಿಕ ಮಾತನಾಡಿದ ಶ್ರೀವತ್ಸ, ಮತಯಾಚನೆ ವೇಳೆ ಮತದಾರ ಬೆಂಬಲ ಹಾಗೂ ಅವರ ಪ್ರೀತಿ ಕಂಡು ಇನ್ನಷ್ಟು ಸ್ಫೂರ್ತಿ ಪಡೆದಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನಸ್ನೇಹಿ ಕಾರ್ಯಕ್ರಮಗಳಿಂದಾಗಿ ಕೆ.ಆರ್ ಕ್ಷೇತ್ರದ ಮತದಾರರು ಬಿಜೆಪಿಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಂತರ ಭಾರತೀಯ ಮಜ್ದೂರ್ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರ ಸಭೆ ನಡೆಸಿ, ಬೆಂಬಲಿಸುವಂತೆ ಮನವಿ ಮಾಡಿದರು.

ವಿಧಾನಸಭಾ ಚುನಾವಣೆ: ರಾಜ್ಯದ 215 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಸಿಪಿಐ ಬೆಂಬಲ



ಮೈಸೂರು, ಮೇ 2(ಜಿಎ)– ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರ ಸೇರಿದಂತೆ ರಾಜ್ಯದ 215 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ಭಾರತ ಕಮ್ಯುನಿಸ್ಟ್ ಪಕ್ಷವು ತೀರ್ಮಾನಿಸಿದೆ ಎಂದು ಪಕ್ಷದ ರಾಜ್ಯ ನಿಯಂತ್ರಣಾ ಸಮಿತಿ ಸದಸ್ಯ ಹೆಚ್.ಆರ್.ಶೇಷಾದ್ರಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಮತ್ತೆ ಅಧಿಕಾರಕ್ಕೆ ಬಂದರೆ, ಸಂವಿಧಾನ, ಪ್ರಜಾಸತ್ತೆ, ಒಕ್ಕೂಟ ವ್ಯವಸ್ಥೆಯನ್ನು ನಾಶ ಮಾಡಿ ಕಾರ್ಪೋರೇಟ್ ಕಂಪನಿ ಹಾಗೂ ದೊಡ್ಡ ಬಂಡವಾಳಗಾರರ ಹಿತಾಸಕ್ತಿಯನ್ನು ಕಾಪಾಡುವ ಸಲುವಾಗಿ ರೈತ, ಕಾರ್ಮಿಕ, ಬಡವ, ಕೂಲಿಕಾರ, ವಿದ್ಯಾರ್ಥಿ, ಮಹಿಳೆಯರ, ದಲಿತರ ಮತ್ತು ಆದಿವಾಸಿಗಳ ಹಕ್ಕುಗಳನ್ನು ದಮನಿಸುತ್ತದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿಯಾಗಿದೆ ಎಂದರು.

ಶಿರಾ, ಕೂಡ್ಲಿಗಿ, ಆಳಂದ, ಜೇವರ್ಗಿ, ಮೂಡಿಗೆರೆ, ಮಡಿಕೇರಿ ಹಾಗೂ ಕೆಜಿಎಫ್ ಕ್ಷೇತ್ರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಬಾಗೇಪಲ್ಲಿಯ ಸಿಪಿಐಎಂ ಅಭ್ಯರ್ಥಿಗೆ ಮತ್ತು ಮೇಲುಕೋಟೆ ಕ್ಷೇತ್ರದಿಂದ ರೈತ ಚಳುವಳಿ ಸರ್ವೋದಯ ಕರ್ನಾಟಕ ಅಭ್ಯರ್ಥಿ ಹಾಗೂ ಉಳಿದ 215 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಹೆಚ್.ಬಿ.ರಾಮಕೃಷ್ಣ, ಸಹ ಕಾರ್ಯದರ್ಶಿಗಳಾದ ಕೆ.ಎಸ್.ರೇವಣ್ಣ, ಕೆ.ಜೆ.ಸೋಮರಾಜೇ ಅರಸು, ಖಜಾಂಚಿ ಎನ್.ಕೆ.ದೇವದಾಸ್ ಉಪಸ್ಥಿತರಿದ್ದರು.

ಸೋಮಣ್ಣ ಗೆದ್ದರೆ ಗೋವಿಂದರಾಜನಗರದ ಮಾದರಿ ವರುಣ ಕ್ಷೇತ್ರ ಅಭಿವೃದ್ಧಿ

ಮೈಸೂರು, ಮೇ 2(ಜಿಎ)–ಕರ್ನಾಟಕ ರಾಜ್ಯ ಅಂಬೇಡ್ಕರ್, ಅರಸು, ಕಾನ್ಸಿರಾಂ ಜನಜಾಗೃತಿ ವಿಚಾರ ವೇದಿಕೆಯು ವರುಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಬೆಂಬಲ ನೀಡುತ್ತಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಕೆ.ನಾಗೇಂದ್ರ ತಿಳಿಸಿದರು.



ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಿದ್ದರಾಮಯ್ಯನವರು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹಾಗಾಗಿ ವೇದಿಕೆಯು ಈ ಬಾರಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ಬೆಂಬಲ ಸೂಚಿಸಿದೆ. ಅವರು ಆಯ್ಕೆಯಾದರೆ, ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು ಅಭಿವೃದ್ಧಿಪಡಿಸಿದಂತೆ ವರುಣ ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ವಿಶ್ವಾಸವಿದೆ ಎಂದರು. ಗೋಷ್ಠಿಯಲ್ಲಿ ಮುಖಂಡರಾದ ಮಹದೇವಪ್ಪ, ಗಿರೀಶ್, ಮಹೇಶ್ ಉಪಸ್ಥಿತರಿದ್ದರು.

ಉಗ್ರ ಟಿಟಿಪಿ ಕಮಾಂಡರ್ ಅಬ್ದುಲ್ ಜಬರ್ ಷಾ ಹತ್ಯೆ

ಇಸ್ಲಾಮಾಬಾದ್, ಮೇ 2– ಕುಖ್ಯಾತ ಭಯೋತ್ಪಾದಕ ಹಾಗೂ ತೆಹ್ರೀಕ್–ಇ–ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಕಮಾಂಡರ್‌ಅಬ್ದುಲ್ ಜಬರ್ ಷಾನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. ಧಾರ್ಮಿಕ ಗುಂಪುಗಳು, ಪೋಲಿಯೊ ಲಸಿಕೆ ನೀಡುವ ತಂಡಗಳ ಮೇಲಿನ ದಾಳಿ ಸೇರಿದಂತೆ ಅನೇಕ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಬ್ದುಲ್ ಜಬರ್ ಷಾನನ್ನು ಪಾಕಿಸ್ತಾನದ ಭದ್ರತಾ ಪಡೆಗಳು ಮಂಗಳವಾರ ಹತ್ಯೆ ಮಾಡಿವೆ ಎಂದು ತಿಳಿದುಬಂದಿದೆ. ಸೋಮವಾರ ಖೈಬರ್ ಪ್ರಾಂತ್ಯದ ದಕ್ಷಿಣ ವಜಿರಿಸ್ತಾನ ಬುಡಕಟ್ಟು ಜಿಲ್ಲೆಯ ಗಡಿಯಲ್ಲಿರುವ ಗ್ರಾಮವೊಂದರಲ್ಲಿ ಪಾಕಿಸ್ತಾನದ ಭದ್ರತಾ ಪಡೆಗಳು ದಾಳಿ ಮಾಡಿ ಅಬ್ದುಲ್ ಜಬರ್ ಷಾನನ್ನು ಹತ್ಯೆ ಮಾಡಿವೆ ಎಂದು ಸರ್ಕಾರದ ಅಧಿಕಾರಿಗಳು ಹೇಳಿದ್ದಾರೆ.

ನಿಧನ



ಮೇಜರ್ (ನಿವೃತ್ತ) ಚಿಲ್ಲವಂಡ ರಾಣಿ

ಮೈಸೂರು, ಮೇ 2– ಮೈಸೂರಿನ ವಿಜಯನಗರ ನಾಲ್ಕನೇ ಹಂತದ 3ನೇ ಪೇಸ್‌ನ ನಿವಾಸಿ, ನಿವೃತ್ತ ಮಿಲಿಟರಿ ನರ್ಸಿಂಗ್ ಸರ್ವೀಸ್ ಆಫೀಸರ್ (ಎಂಎನ್‌ಎಸ್) ಹಾಗೂ ಸೋಮಯ್ಯ (ಚೋಮುನಿ) ಅವರ ಪತ್ನಿ, ಮೇಜರ್ (ನಿವೃತ್ತ) ಚಿಲ್ಲವಂಡ ರಾಣಿ (ಬಲ್ಲಾಡಿಚಂಡ) ಸೋಮವಾರ ನಿಧನರಾದರು.

ಅವರಿಗೆ 69 ವರ್ಷ ವಯಸ್ಸಾಗಿತ್ತು. ಮೂಲತಃ ಕೊಡಗಿನ ವಿರಾಜಪೇಟೆ ತಾಲೂಕಿನ ಕಂದಗಾಲದ ನಿವಾಸಿಯಾದ ಇವರು ಪತಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆ ವಿಜಯನಗರ 4ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಮಂಗಳವಾರ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.



ಜಯಪುರ ಗ್ರಾಮ ಪಂಚಾಯಿತಿ ಹಾಲಿ ಸದಸ್ಯೆ ಶ್ರೀಮತಿ ಆಶಾ ಕೆಂಪಚಾರಿ ಕಾಂಗ್ರೆಸ್ ತೊರೆದು ಶಾಸಕ ಜಿ.ಟಿ.ದೇವೇಗೌಡರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು.ಈ ಸಂದರ್ಭದಲ್ಲಿ ಜಯಪುರ ಗ್ರಾಪಂ ಉಪಾಧ್ಯಕ್ಷ ನಾಗರಾಜು, ಸದಸ್ಯರಾದ ದಾರಿಪುರ ಬಸವಣ್ಣ, ಬರಡನಪುರ ಬಸವಣ್ಣ, ರೇಣುಕಾ, ಮಂಜುನಾಥ್, ಭೈರೇಶ್, ವಿಜಿ ಕುಮಾರ್, ಮುಖಂಡರಾದ ಜಯಪುರ ಜವರನಾಯ್ಕ್, ಗುಮ್ಮಚ್ಚಳ್ಳಿ ಚಿಕ್ಕಣ್ಣ, ಹಾರೋಹಳ್ಳಿ ಮಹದೇವಪ್ಪ, ಮಹದೇವಪುರ ಪ್ರಕಾಶ್ ಉಪಸ್ಥಿತರಿದ್ದರು.



ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕವೀಶ್‌ಗೌಡ ಅವರು ಸಾತಗಳ್ಳಿಯಲ್ಲಿ ಮನೆಮನೆಗೂ ತೆರಳಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಕವೀಶ್‌ಗೌಡ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ, ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವು ಗೆಲ್ಲಲಿ ಹಾಗೂ ಅಭಿವೃದ್ಧಿ ಕಾರ್ಯ ನಡೆಯಲಿ ಎಂದು ಹರಿಸಿದರು.

ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ 261 ಮಂದಿ ಮನೆಯಲ್ಲೇ ಮತದಾನ

ಮೈಸೂರು, ಮೇ 2(ಎಸ್‌ಬಿಡಿ)– ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ 12ಡಿ ಅರ್ಜಿ ನೀಡಿದ್ದ 80 ವರ್ಷ ಮೇಲ್ಪಟ್ಟ 214 ಹಿರಿಯರು, 47 ಮಂದಿ ವಿಶೇಷಚೇತನರು ಸೇರಿ ಒಟ್ಟು 261 ಮಂದಿ ಮಂಗಳವಾರ ಮನೆಯಲ್ಲೇ ಮತ ಚಲಾಯಿಸಿದ್ದಾರೆ. ಹಾಗೆಯೇ ಅಗತ್ಯ ಸೇವೆಯಲ್ಲಿರುವ 114 ಮತದಾರರು ಇಂದು ಮತ ಚಲಾಯಿಸಿದ್ದಾರೆ. ಇವರಲ್ಲಿ ಚಾಮರಾಜ ಕ್ಷೇತ್ರದ 12, ಚಾಮುಂಡೇಶ್ವರಿ ಕ್ಷೇತ್ರದ 7, ಹೆಚ್.ಡಿ.ಕೋಟೆಯ 10, ಹುಣಸೂರಿನ 16, ಕೃಷ್ಣರಾಜದ 9, ಕೆ.ಆರ್.ನಗರದ 19, ನಂಜನಗೂಡಿನ 5, ನರಸಿಂಹರಾಜ ಕ್ಷೇತ್ರದ 16, ಪಿರಿಯಾಪಟ್ಟಣದ 15, ತಿ.ನರಸೀಪುರದ 4 ಹಾಗೂ ವರುಣ ಕ್ಷೇತ್ರದ ಓರ್ವ ಮತದಾರರಿದ್ದಾರೆ. ನಿನ್ನೆ(ಮೇ 1) ಚಾಮರಾಜ, ಹುಣಸೂರು, ಕೃಷ್ಣರಾಜ, ನಂಜನಗೂಡು, ನರಸಿಂಹರಾಜ ಹಾಗೂ ಕೆ.ಆರ್.ನಗರ ಕ್ಷೇತ್ರಗಳಲ್ಲಿ ಒಟ್ಟು 454 ಹಿರಿಯರು, 35 ವಿಶೇಷಚೇತನರು ಸೇರಿ ಒಟ್ಟು 489 ಮಂದಿ ಮನೆಯಲ್ಲಿ ತಮ್ಮ ಮತ ಚಲಾಯಿಸಿದ್ದಾರೆ.



ಬುಧವಾರ ಮೈಸೂರಲ್ಲಿ ಮಾಜಿ ಸಿಎಂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಯಶಸ್ವಿ ಸೋಮಶೇಖರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷ ಎಂ.ಜೆ.ಕಿರಣ್‌ಗೌಡ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್.ಮಾದೇವಸ್ವಾಮಿ ಇದ್ದರು.

ಕಾಂಗ್ರೆಸ್‌ಗೆ ನೇಮಕ



ಮೈಸೂರು: ಮೈಸೂರು ನಗರ (ಜಿಲ್ಲಾ) ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಕಾರ್ಯದರ್ಶಿಯಾಗಿ ಮೀರ್ ಷಹಾಬುದ್ದೀನ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್‌ಗೆ ನೇಮಕ



ಮೈಸೂರು,ಮೇ2–ಜನತಾದಳ(ಜಾತ್ಯತೀತ) ಅಲ್ಪಸಂಖ್ಯಾತ ವಿಭಾಗದ ಜಿಲ್ಲಾಧ್ಯಕ್ಷರನ್ನಾಗಿ ಇಸ್ಮಾಯಿಲ್ ಅಲಿಖಾನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕ ಮತಗಳ ಅಂತರದಿಂದ ಸಿದ್ದೇಗೌಡರ ಗೆಲ್ಲಿಸಲು ಮನವಿ



ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ 140 ಸೀಟುಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರಲಿದೆ. ಆದ್ದರಿಂದ ಸಿದ್ದೇಗೌಡರನ್ನು ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಸಾಗರ್ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ರಾಮಕೃಷ್ಣನಗರದ 58ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಸಿದ್ದೇಗೌಡರ ಪರವಾಗಿ ಪಾದಯಾತ್ರೆ ನಡೆಸಿ ಮತಯಾಚಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಹಗರಣ, ಬೆಲೆ ಏರಿಕೆಯಿಂದ ಬೇಸತ್ತಿರುವ ಜನತೆ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಲು ಕಾತುರದಿಂದ ಕಾಯುತ್ತಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೈಸೂರಿಗೆ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ. ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಡೆದಿಲ್ಲ. ಬರೀ ಸುಳ್ಳು ಭರವಸೆಗಳನ್ನು ನೀಡುತ್ತಾ, ಜನರನ್ನು ಮರಳು ಮಾಡುತ್ತಿದ್ದಾರೆ. ಇವರಿಗೆ ಈ ಬಾರಿ ಜನರು ತಕ್ಕಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಅವರು ಈ ಬಾರಿ ಸಿಎಂ ಆಗುವ ಅವಕಾಶ ಹೆಚ್ಚಾಗಿದ್ದು, ಹೆಚ್ಚು ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡರನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾದೇಗೌಡ, ಹಳೆಕಾಮನಕೊಪ್ಪಲು ಕರೀಗೌಡ, ಮಹಾದೇವ್, ಶಿವಕುಮಾರ್, ರಮೇಶ್, ರೇಖಾ, ನಾಗಮ್ಮ, ಕೆಂಪೇಗೌಡ, ರಾಜೇಂದ್ರ ಪ್ರಸಾದ್, ಶಂಕರ್, ಮಹಾದೇವ್ ಇನ್ನೂ ಮುಂತಾದವರು ಹಾಜರಿದ್ದರು.

ಪೂರಕ ಪರೀಕ್ಷೆ ಅಂಕ ಸಿಇಟಿಗೆ ಪರಿಗಣಿತ

ಗೊಂದಲಗಳಿಗೆ ತೆರೆ ಎಳೆದ ಕೆಇಎ

ಬೆಂಗಳೂರು: ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದು, ಪೂರಕ ಪರೀಕ್ಷೆಯ ಅಂಕಗಳನ್ನೂ ಸಿಇಟಿಗೆ ಪರಿಗಣಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಹೇಳಿದೆ.

ಪೂರಕ ಪರೀಕ್ಷೆಯ ಅಂಕಗಳನ್ನು ಸಿಇಟಿಗೆ ಪರಿಗಣಿಸಲಾಗುತ್ತದೆಯೋ, ಇಲ್ಲವೋ ಎಂಬ ಗೊಂದಲಗಳು ಪೋಷಕರಲ್ಲಿ ಮನೆ ಮಾಡಿತ್ತು. ಈ ಬಗ್ಗೆ ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರಾಧಿಕಾರವನ್ನು ಸಂಪರ್ಕಿಸಿದ್ದರು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಪ್ರಾಧಿಕಾರವು, ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶಗಳಲ್ಲಿ ಕಡಿಮೆ ಅಂಕಗಳನ್ನು ಪಡೆದ ಕಾರಣದಿಂದ ಕೆಲವು ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಇಟಿ 2023 ಪರೀಕ್ಷೆಗೆ ಹಾಜರಾಗಲು ಅರ್ಹತೆಯ ಮಾನದಂಡಗಳ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರಾಧಿಕಾರವನ್ನು ಸಂಪರ್ಕಿಸುತ್ತಿದ್ದು, ಸಿಇಟಿ ರ‍್ಯಾಂಕ್‌ಗಳಿಗೆ ಪೂರಕ ಪರೀಕ್ಷೆಗಳ ಫಲಿತಾಂಶವನ್ನು ಪರಿಗಣಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾಗುವವರು ಸಿಇಟಿ ಪರೀಕ್ಷೆಗೆ ಹಾಜರಾದರೆ ಸೀಟು ಹಂಚಿಕೆ ವೇಳೆ ಪೂರಕ ಪರೀಕ್ಷೆ ಅಂಕಗಳನ್ನು ಪರಿಗಣಿಸುತ್ತೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ವಿದ್ಯಾರ್ಥಿಗಳಾಗಲೀ, ಪೋಷಕರಾಗಲೀ ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿಕೊಂಡಿದೆ.


ನಂಜನಗೂಡು ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಮನವಿ

ಮೈಸೂರು,ಮೇ 2(ಪಿಎಂ)– ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತಮ್ಮನ್ನು ಆಯ್ಕೆ ಮಾಡುವಂತೆ ಕ್ಷೇತ್ರದ ಮತದಾರರಲ್ಲಿ ಹೆಚ್.ಡಿ.ಕೋಟೆ ನಿವಾಸಿ ಜಿ.ಡಿ. ರಾಜಗೋಪಾಲ ಕೋರಿದರು.



ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಲ್ಲಹಳ್ಳಿ ಹೋಬಳಿಯನ್ನು ತಾಲೂಕು ಕೇಂದ್ರವಾಗಿ ಮೇಲ್ದರ್ಜೆಗೇರಿಸುವುದು, ಹೋಬಳಿ ಮಟ್ಟದಲ್ಲಿ ಗೋಶಾಲೆ ಪ್ರಾರಂಭಿಸುವುದು ಸೇರಿದಂತೆ ಇಂತಹ ಹಲವು ಕಾರ್ಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲು ನನ್ನನ್ನು ಆಯ್ಕೆ ಮಾಡುವಂತೆ ಕ್ಷೇತ್ರದ ಮತದಾರರಲ್ಲಿ ಮನವಿ ಮಾಡಿದರು. ಮುಖಂಡರಾದ ಗಜೇಂದ್ರ, ಕುಮಾರಸ್ವಾಮಿ ಇದ್ದರು.

ಮೈಸೂರು ಹಾಗೂ ಸುತ್ತಮುತ್ತ ಇಂದು...



ಇಂದಿನ ಪಂಚಾಂಗ

3.5.2023, ಬುಧವಾರ, ಮಳೆ ನಕ್ಷತ್ರ: ಭರಣಿ, 28.04.2023 ರಿಂದ 10.05.2023
ಶ್ರೀ ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ,
ತಿಥಿ: ತ್ರಯೋದಶಿ, ನಕ್ಷತ್ರ: ಹಸ್ತ, ರಾಹುಕಾಲ: ಮಧ್ಯಾಹ್ನ 12 ರಿಂದ 1.30ರವರೆಗೆ

■ **ಶ್ರೀ ವೆಂಕಟಾಚಲ ಧಾಮ, ಮಧ್ವ ರಾದ್ಧಾಂತ ಸಂವರ್ಧಕ ಸಭಾ :** ಶ್ರೀ ವೇದವ್ಯಾಸ ಜಯಂತಿ, ಶ್ರೀ ವಿದ್ಯಾಮಾನ್ಯ ತೀರ್ಥ ಶ್ರೀಪಾದರ ಆರಾಧನೆ ಮತ್ತು ನರಸಿಂಹ ಜಯಂತಿ ಮಹೋತ್ಸವ, ಬೆಳಗ್ಗೆ 9.30 ಮತ್ತು ಮಧ್ಯಾಹ್ನ 3 ರಿಂದ ಶ್ರೀ ವಿದ್ಯಾಮಾನ್ಯತೀರ್ಥ ಶ್ರೀಪಾದರ ಉತ್ತರಾಧಾನೆ ಪ್ರಯುಕ್ತ ಧರ್ಮಶಾಸ್ತ್ರ ವಿನೋದಗೋಷ್ಠಿ, ಸ್ಥಳ: ಶ್ರೀ ವಿಠ್ಠಲಧಾಮ, ಜೆ.ಪಿ.ನಗರ, ಸಂಜೆ 5.30ಕ್ಕೆ ಶಾರದಾ ವಿಲಾಸ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ, ಬೆಂಗಳೂರಿನ ಪೂರ್ಣಪ್ರಜ್ಞ ಸಂಶೋಧನಾ ಮಂದಿರದ ನಿರ್ದೇಶಕರಾದ ವಿದ್ವಾನ್ ವಿ. ಆನಂದತೀರ್ಥ ನಾಗಸಂಪಿಗೆ ಆಚಾರ್ಯ ಅವರಿಂದ ವಿದ್ವತ್ ಪ್ರವಚನ : ವಿಷಯ : ಇತಿಹಾಸ–ವಿವಿಧ ಪುರಾಣಗಳಲ್ಲಿ ಶ್ರೀಕೃಷ್ಣನ ಪಾತ್ರಚಿಂತನೆ, ಶ್ರೀಮತಿ ಸುವಿದ್ಯಾ ಜೆ.ಕೆ. ಮತ್ತು ಕು. ಶ್ರೀಲಕ್ಷ್ಮೀ ಯದುನಂದನ ಅವರಿಂದ ವಿದ್ಯೇಶವಿಠ್ಠಲಾಂಕಿತ ಕೃತಿ ಆಧಾರಿತ ಭರತನಾಟ್ಯ.

■ **ಪಾರದರ್ಶಕ ಮಾಧ್ಯಮ ಸಂಸ್ಥೆ, ಹೈಗ್ರೌಂಡ್ಸ್, ಬೆಂಗಳೂರು :** ಸುಗತ ಶ್ರೀನಿವಾಸರಾಜು ಅವರು ಬರೆದಿರುವ ಪೆಂಗ್ವಿನ್ ಸಂಸ್ಥೆ ಪ್ರಕಟಿಸಿರುವ Furrows in a field the unexplored life of H.D. Devegowda ಪುಸ್ತಕದ ಕನ್ನಡ ಅವತರಣಿಕೆ ನೇಗಿಲ ಗೆರೆಗಳು ಹೆಚ್.ಡಿ. ದೇವೇಗೌಡರ ಬದುಕು ಮತ್ತು ದುಡಿಮೆ ಕನ್ನಡಕ್ಕೆ : ರೋಸಿ ಡಿಸೋಜಾ, ಪುಸ್ತಕ ಚರ್ಚೆ ಮತ್ತು ಸಂವಾದ, ಮುಖ್ಯ ಅತಿಥಿಗಳು : ಮೈಸೂರು ವಿವಿ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರೊ. ಎಸ್.ಎನ್. ಹೆಗ್ಡೆ, ಮೈಸೂರು ವಿವಿ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್, ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ, ಸಂವಾದದಲ್ಲಿ ಭಾಗವಹಿಸುವರು : ಸುಗತ ಶ್ರೀನಿವಾಸರಾಜು, ಕವಿ ರೋಸಿ ಡಿಸೋಜಾ, ಹಿರಿಯ ಲೇಖಕ ಪ್ರೊ. ಸಿ. ನಾಗಣ್ಣ, ಸ್ಥಳ: ಇನ್‌ಸ್ಟಿಟ್ಯೂಷನ್ ಆಫ್ ಎಕ್ಸಲೆನ್ಸ್, ವಿಜ್ಞಾನ ಭವನ, ಮಾನಸಗಂಗೋತ್ರಿ, ಸಂಜೆ 5ಕ್ಕೆ.

■ **ಶ್ರೀ ಕೃಷ್ಣ ಸೇವಾ ಸಮಿತಿ ಚಾರಿಟೆಬಲ್ ಟ್ರಸ್ಟ್ :** ಬ್ರಹ್ಮ ರಥೋತ್ಸವ, ಬೆಳಗ್ಗೆ 9ಕ್ಕೆ ಅವಭೃತಸ್ನಾನ (ಚಕ್ರಸ್ನಾನ), ಅಮೃತ ಕಳಶಾಭಿಷೇಕ, ಸಂಜೆ 6ಕ್ಕೆ ಸಂಗೀತ ಕಾರ್ಯಕ್ರಮ ಮತ್ತು ವೈಭವ ಶಯನೋತ್ಸವ, ಸ್ಥಳ: ಟ್ರಸ್ಟ್ ಆವರಣ, ಗೋಕುಲಂ 3ನೇ ಹಂತ.

■ **ರಂಗಾಯಣ :** ಚಿಣ್ಣರಮೇಳ–2023, ನಮ್ಮೀ ತಾಯ್ನೆಲ' ಚಿಣ್ಣರ ನಾಟಕೋತ್ಸವ, ಭೂಮಿ ತಂಡದಿಂದ ಅಗಲ ಕಿವಿಯ ಅರಿವುಗಾರ ನಾಟಕ ಪ್ರದರ್ಶನ, ನಿರ್ದೇಶನ: ದುರ್ಗ ಪರಮೇಶ್, ರಚನೆ: ಕೃಷ್ಣಮೂರ್ತಿ ಬಿಳಿಗೆರೆ, ಸಂಗೀತ : ಆರ್.ಸಿ. ಧನಂಜಯ; ಭಾರತಿ ಕಲಾತಂಡದಿಂದ ಪಲಾಂಡು ಚರಿತೆ ಎಂಬ ಈರುಳ್ಳಿ ಪುರಾಣ, ನಿರ್ದೇಶನ : ಅಭಿಷೇಕ್ ಗಾಣಿಗ, ರಚನೆ : ಡಾ. ಕೃಷ್ಣ ಹಾಸನ, ಸಂಗೀತ : ಆರ್.ಸಿ. ಧನಂಜಯ; ಸ್ಥಳ: ವನರಂಗ, ಸಂಜೆ 6ಕ್ಕೆ.

ಮೈಸೂರು ಆಕಾಶವಾಣಿ



ಬೆಳಗ್ಗೆ: 6.10 ಚಿಂತನ –ಡಾ.ಕೆ.ಎಲ್. ಪ್ರಸನ್ನಾಕ್ಷಿ, 6.15 ಗೀತಾರಾಧನ, 6.35 ನಮ್ಮ ನದಿಗಳು, ಲೇಖನ– ಎ.ಆರ್. ರಘುರಾಂ, 6.40 ಅರಿವಿನ ಶಿಖರ, ಗಾಯನ– ಜಿ.ಪುಷ್ಪಲತಾ, ವ್ಯಾಖ್ಯಾನ– ಡಾ.ಹೆಚ್.ಎಂ. ಕಲಾಶ್ರೀ, 8.30 ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ಭಾಷಣ, 9.00 ಮನೋನಂದನ–ಪ್ರೇರಣಾ ಆಸ್ಪತ್ರೆ ಮತ್ತು ಪ್ರೇರಣಾ ಫರ್ಟಿಲಿಟಿ, ಮೈಸೂರು ಪ್ರಾಯೋಜಿತ ಕಾರ್ಯಕ್ರಮ, 9.30 ಚುನಾವಣೆ 2023–ಮತ ಕ್ಷೇತ್ರ ದರ್ಶನ–ಸಮಗ್ರ ಚಿತ್ರಣ, 10.00 ಹಿಂದೂಸ್ಥಾನಿ ಸಂಗೀತ, ವಿ.ಜಿ. ಜೋಗ್–ವಯೋಲಿನ್, 11.00 ಸ್ಪೆಷಲ್ ಚುರುಮುರಿ, ಪ್ರಸ್ತುತಿ– ಪ್ರಭುಸ್ವಾಮಿ ಮಳೀಮಠ್ ಮತ್ತು ಕೆ.ಬಿ. ಮೀನಾ

ಮಧ್ಯಾಹ್ನ: 12.00 ಮಿಶ್ರ ಮಾಧುರ್ಯ, 12.30 ದೇವರನಾಮ–ಪಿ. ಸುರಭಿ, 1.00 ರಂಗಗೀತೆಗಳು –ಜಿ.ಆರ್. ರಾಮಚಂದ್ರ, 3.00 ಲಯ ಸಂಭ್ರಮ– ವಿವಿಧ ಜಪದ ಲಯ ವಾದ್ಯಗಳ ಪರಿಚಯ, ಪ್ರಸ್ತುತಿ –ಹೆಚ್.ಎಲ್.ಶಿವಶಂಕರಸ್ವಾಮಿ, 4.00 ಮಹಿಳಾರಂಗ–ಸ್ತ್ರೀ ಚೇತನ. ಭಾಗವಹಿಸುವವರು ಕವಯಿತ್ರಿ ವರಲಕ್ಷ್ಮಿ, 5.05 ಮಿಶ್ರ ಮಾಧುರ್ಯ, 6.55 ಕೃಷಿರಂಗ– ಕಿಸಾನ್‌ವಾಣಿ–ದ್ವಿದಳ ಧಾನ್ಯಗಳ ಬೀಜೋತ್ಪಾದನೆಯ ತಾಂತ್ರಿಕತೆ ಹಾಗೂ ಪ್ರಾಮುಖ್ಯತೆ ಕುರಿತು ಡಾ.ಹೆಚ್.ವಿ. ದಿವ್ಯಾ ಅವರೊಂದಿಗೆ ಸಂದರ್ಶನ, 8.00 ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರ ಭಾಷಣ, 9.30 ಹಿಂದೂಸ್ಥಾನಿ ಸಂಗೀತ–ಸಿದ್ದೇಶ್ವರಿ ದೇವಿ, ಗಾಯನ, 10.00 ಜನಪದ ಸಂಗೀತ–ಅಂಕಪ್ಪ ಮತ್ತು ವೃಂದ

ಮೈಸೂರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರ್ಜರಿ ರೋಡ್ ಶೋ

ಕೆಆರ್‌ನ ಶ್ರೀವತ್ಸ, ಚಾಮರಾಜದ ಎಲ್.ನಾಗೇಂದ್ರ ಪರ ಪ್ರಚಾರ





ಮೈಸೂರು, ಮೇ 2(ಆರ್‌ಕೆ)- ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರಿನ ಜಂಬೂ ಸವಾರಿ ಮಾರ್ಗದಲ್ಲಿ ಭಾನುವಾರ ಭರ್ಜರಿ ರೋಡ್ ಶೋ ನಡೆಸಿದ ಮರುದಿನವೇ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಆರ್ ಮತ್ತು ಚಾಮರಾಜ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಮಾಡಿದರು.

ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಎಲ್ಲಾ ಮೂರೂ ಪಕ್ಷಗಳ ಘಟಾನುಘಟಿ ನಾಯಕರು ಮೈಸೂರಿನಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸುತ್ತಿದ್ದು, ಮತದಾರರ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಸೋಮವಾರ ಮಧ್ಯಾಹ್ನ 1.30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು, ನೇರವಾಗಿ ಅಗ್ರಹಾರ ಸರ್ಕಲ್‌ನಿಂದ ತೆರೆದ ವಾಹನ ಏರಿ ರೋಡ್ ಶೋ ಆರಂಭಿಸಿದರು. ಅಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕನಸನ್ನು ರಾಜ್ಯ ಸರ್ಕಾರ ನನಸು ಮಾಡಿದೆ. ಮೈಸೂರಿನ ಕೆ.ಆರ್. ಕ್ಷೇತ್ರದಲ್ಲಿ ಶಾಸಕ ಎಸ್.ಎ. ರಾಮದಾಸ್ ಅವರು ಮತದಾರರ ಆಶೋತ್ತರಗಳಿಗೆ ಸ್ಪಂದಿಸಿದ್ದು, ಮುಂದೆಯೂ ಜನರ ಸಮಸ್ಯೆಗಳಿಗೆ ಸ್ಪಂದಿಸಲಿರುವ ನಿಷ್ಠಾವಂತ ಕಾರ್ಯಕರ್ತ ಶ್ರೀವತ್ಸರಿಗೆ ಮತ ನೀಡಿ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ನಂತರ 101 ಗಣಪತಿ ಸರ್ಕಲ್, ಚಾಮುಂಡಿಪುರಂ ಸರ್ಕಲ್, ಜೆಎಲ್‌ಬಿ ರಸ್ತೆ ಮೂಲಕ ರೋಡ್ ಶೋ ನಡೆಸಿದ ಮುಖ್ಯಮಂತ್ರಿಗಳು, ಅಲ್ಲಿಂದ ಕಾರಿನಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಕುಂಬಾರ ಕೊಪ್ಪಲಿನ ಆದಿಶಕ್ತಿ ದೇವಸ್ಥಾನಕ್ಕೆ ತೆರಳಿದರು. ಕೆ.ಆರ್. ಕ್ಷೇತ್ರದಲ್ಲಿ ನಡೆದ ರೋಡ್ ಶೋನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀವತ್ಸ, ಚಿತ್ರತಾರೆ ತಾರಾ, ಮುಖಂಡರಾದ ನರೇಂದ್ರ ಬಾಬು, ಮಾ.ವಿ. ರಾಮಪ್ರಸಾದ್, ಬಿ.ವಿ. ಮಂಜುನಾಥ್, ಜಯಪ್ರಕಾಶ್, ವಡಿವೇಲು ಅವರು ಉಪಸ್ಥಿತರಿದ್ದರು.

ನಂತರ ಕುಂಬಾರಕೊಪ್ಪಲಿನ ಆದಿಶಕ್ತಿ ದೇವಸ್ಥಾನದಿಂದ ಆರಂಭವಾದ ರೋಡ್ ಶೋನಲ್ಲಿ ಮುಖ್ಯಮಂತ್ರಿಗಳೊಂದಿಗೆ ಅಭ್ಯರ್ಥಿ ಎಲ್.ನಾಗೇಂದ್ರ, ಚಿತ್ರನಟಿ ತಾರಾ, ಮುಖಂಡರಾದ ಡಿ.ಮಾದೇಗೌಡ, ಮುಡಾ ಅಧ್ಯಕ್ಷ ಯಶಸ್ವಿ ಎಸ್. ಸೋಮಶೇಖರ್, ನರೇಂದ್ರ ಬಾಬು, ಕಿರಣ್‌ಗೌಡ ಹಾಗೂ ಇತರರಿದ್ದರು.

ಅಲ್ಲಿಂದ ಕುಂಬಾರಕೊಪ್ಪಲು ಮುಖ್ಯ ರಸ್ತೆ ಸೂರ್ಯ ಬೇಕರಿ ಸರ್ಕಲ್, ಅಭಿಷೇಕ್ ಸರ್ಕಲ್‌ವರೆಗೆ ರೋಡ್ ಶೋ ನಡೆಸಿದ ಬಸವರಾಜ ಬೊಮ್ಮಾಯಿ ಅವರು, ಈ ಸಂದರ್ಭ ನೆರೆದಿದ್ದ ಜನರನ್ನುದ್ದೇಶಿಸಿ ಮಾತನಾಡಿದರು. ಮೈಸೂರಿನ ಅಭಿವೃದ್ಧಿಗಾಗಿ ತಮ್ಮ ಸರ್ಕಾರ ಭರಪೂರ ಅನುದಾನ ನೀಡಿದೆ. 250 ಕೋಟಿ ರೂ. ವಿಶೇಷ ಅನುದಾನದ ಜೊತೆಗೆ ದಸರಾಗೆ 25 ಕೋಟಿ ರೂ. ಕೆ.ಆರ್. ಆಸ್ಪತ್ರೆ ಪುನರುಜ್ಜೀವನಕ್ಕೆ 89 ಕೋಟಿ ರೂ., ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ಕೊಟ್ಟಿದೆ. ಅಲ್ಲದೆ ಇಲ್ಲಿನ ಯುವಕರಿಗೆ ಉದ್ಯೋಗ ಸೃಷ್ಟಿ ಹಾಗೂ ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ ಎಂದರು. ಕಾಂಗ್ರೆಸ್‌ನವರ ಗ್ಯಾರಂಟಿ ಕಾರ್ಡ್ ಚುನಾವಣಾ ಗಿಮಿಕ್ ಆಗಿದ್ದು, ಪ್ರಧಾನಮಂತ್ರಿಗಳ ವಿರುದ್ಧ ಕಾಂಗ್ರೆಸ್ ನಾಯಕರು ನೀಡುತ್ತಿರುವ ಹೇಳಿಕೆಯನ್ನು ಜನರು ಕ್ಷಮಿಸುವುದಿಲ್ಲ. ಪ್ರಧಾನಿಗಳ ಜನಪ್ರಿಯತೆ ಮತ್ತು ಅಭಿವೃದ್ಧಿ ಕಾರ್ಯ ಸಹಿಸಲಾರದೆ ಹತಾಶರಾಗಿ ಕಾಂಗ್ರೆಸ್ ನಾಯಕರು ಕೀಳು ಮಟ್ಟದಲ್ಲಿ ವರ್ತಿಸುತ್ತಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು.



ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಕವೀಶ್‌ಗೌಡ ಅವರು ಹಂಚ್ಯಾ ಗ್ರಾಮದಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರು. ಈ ವೇಳೆ ಕವೀಶ್‌ಗೌಡ ಅವರನ್ನು ಆತ್ಮೀಯವಾಗಿ ಅಭಿನಂದಿಸಲಾಯಿತು. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ರವಿಕುಮಾರ್, ಯುವ ಮೋರ್ಚಾ ಮಾಜಿ ಅಧ್ಯಕ್ಷ ದಾರಿಪುರ ಡಿ.ಚಂದ್ರಶೇಖರ್, ರಮ್ಮನಹಳ್ಳಿ ನಾಗರಾಜು, ಹಂಚ್ಯಾ ಮಹೇಶ್, ಲಕ್ಷ್ಮಣಾಚಾರಿ, ಮಾದಪ್ಪ, ಅಶೋಕ್, ಗಿರೀಶ್, ಮಹೇಶ್, ಚಾಮೇಗೌಡ, ಗಣಿಗರಹುಂಡಿ ಮಾದೇಗೌಡ ಇನ್ನಿತರರಿದ್ದರು.

ಸಿಂಧುವಳ್ಳಿಯಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಪ್ರಚಾರ

ಮೈಸೂರು, ಮೇ 2-ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜಿ.ಟಿ. ದೇವೇಗೌಡರು ಸಿಂಧುವಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಜೆಡಿಎಸ್ ಮುಖಂಡ ಗೆಜ್ಜಗಳ್ಳಿ ಲೋಕೇಶ್, ಡಾ.ಮುಖಂಡರಾದ ಉಮಾಪತಿ, ಸಿಂಧುವಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೃಷ್ಣಯ್ಯ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಸಂತಕುಮಾರಿ ಪುಟ್ಟಮಲ್ಲಪ್ಪ, ಮಾಜಿ ಅಧ್ಯಕ್ಷೆ ಶ್ರೀಮತಿ ಅಂಕಮ್ಮ, ಮೈಸೂರು ಪರಿಶಿಷ್ಟ ವಿಭಾಗ ಜಿಲ್ಲಾಧ್ಯಕ್ಷ ಬೆಳವಾಡಿ ಶಿವಕುಮಾರಸ್ವಾಮಿ, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಪರಿಶಿಷ್ಟ ವಿಭಾಗದ ಅಧ್ಯಕ್ಷ ಅರಸಿನಕೆರೆ ಬೀರಲಿಂಗು, ಸದಸ್ಯರಾದ ಮಹಮದ್ ಸೂಹೆಲ್ ಶೇಕ್, ಪ್ರೇಮ, ನೀಲಚನ್ನನಾಯಕ, ಮಹೇಶ್, ಮಾಜಿ ಸದಸ್ಯರಾದ ಅಕ್ಕಿ ಮಹೇಶ್, ದೇವಣ್ಣ, ದೇವಮ್ಮ, ಮಹದೇವಮ್ಮ ಸಣ್ಣೀರನಾಯಕ, ಸ್ವಸಹಾಯ ಸಂಘಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಯಜಮಾನರುಗಳು ಹಾಗೂ ಪಕ್ಷದ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಕಳೆದ 10 ವರ್ಷಗಳಿಂದ ಗ್ರಾಮದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಸರಿಸುಮಾರು 15 ಕೋಟಿ ರೂಗಳಿಗೂ ಅಧಿಕವಾಗಿ ವೆಚ್ಚ ಮಾಡಿರುವುದಾಗಿ, ಉಳಿದಂತೆ ಗ್ರಾಮದಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಪೂರೈಸಲು 3ನೇ ಬಾರಿಗೆ ಗೆಲ್ಲಿಸಿ ಕೊಡಬೇಕೆಂದು ಇದೆ ಸಂದರ್ಭದಲ್ಲಿ ಜಿ.ಟಿ.ದೇವೇಗೌಡ ರವರು ನೆರೆದಿದ್ದ ಅಪಾರ ಜನಸ್ತೋಮವನ್ನು ಕೋರಿದರು.



ಪ್ರಣಾಳಿಕೆಗೂ ಮೊದಲು ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ



ನವದೆಹಲಿ, ಮೇ 2- ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿ ಜನಸಾಮಾನ್ಯರಿಗೆ ಭರ್ಜರಿ ಕೊಡುಗೆಗಳನ್ನು ಘೋಷಿಸಿದೆ. ಬಿಪಿಎಲ್ ಕುಟುಂಬಕ್ಕೆ ಪ್ರತಿ ದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ. ಈ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಪ್ರಣಾಳಿಕೆ ಬಿಡುಗಡೆ ಮಾಡುವುದಕ್ಕೂ ಮುನ್ನ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಹಾಲು, 5 ಕೆಜಿ ಅಕ್ಕಿ, 5 ಕೆಜಿ ಸಿರಿಧಾನ್ಯ, ಹಬ್ಬಕ್ಕೆ ಉಚಿತ ಗ್ಯಾಸ್ ಸಿಲಿಂಡರ್ ನೀಡುವ ಯೋಜನೆ ಸರಿಯಿದೆಯಾದರೂ ಆದರೆ ಅದಕ್ಕೆ ಸಂಪನ್ಮೂಲಗಳ ಕ್ರೋಢೀಕರಣ ಹೇಗೆ ಮಾಡುತ್ತೀರಾ ಅದನ್ನು ಹೇಳಿ, ಬಿಜೆಪಿಯವರು ನಮ್ಮ ಪ್ರಣಾಳಿಕೆಯನ್ನು ಲೆಕ್ಕಾಚಾರವಿಲ್ಲದ ಪ್ರಣಾಳಿಕೆ ಎನ್ನುತ್ತಿದ್ದರು. ಈಗ ಬಿಜೆಪಿಯವರು ತಮ್ಮ ಪ್ರಣಾಳಿಕೆ ಜಾರಿಗೆ ಯಾವ ಲೆಕ್ಕಾಚಾರ ಹೊಂದಿದ್ದಾರೆ ಎಂಬುದನ್ನು ಹೇಳಲಿ ಎಂದು ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.




ಮೈಸೂರು ಪಾಲಿಕೆ ವಾರ್ಡ್ ನಂ.57ರ ಸಿ-ಬ್ಲಾಕ್‌ನಲ್ಲಿ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಅವರು ನಗರಪಾಲಿಕೆ ಸದಸ್ಯ ರಮೇಶ್, ವಾರ್ಡಿನ ಪ್ರಮುಖರೊಂದಿಗೆ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತ ಯಾಚಿಸಿದರು.

ಪಿಎಚ್.ಡಿ ಪದವಿ



ಮೈಸೂರು, ಮೇ 2- ಡಾ. ಮುಜಾಫರ್ ಅಸ್ಸಾದಿ ಅವರ ಮಾರ್ಗದರ್ಶನದಲ್ಲಿ ಬಿ. ರಮ್ಯಾ ಅವರು ರಾಜ್ಯಶಾಸ್ತ್ರ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ಬಿಜೆಪಿ ಭರವಸೆ ಕಾಪಿ ಕಾಂಗ್ರೆಸ್ ಪ್ರಣಾಳಿಕೆ



ಬೆಂಗಳೂರು, ಮೇ 2(ಕೆಎಂಶಿ)-ಬಿಜೆಪಿ ಯೋಜನೆಗಳೇ ಕಾಂಗ್ರೆಸ್‌ನ ಪ್ರಣಾಳಿಕೆ. ಇದೊಂದು ದಗಲ್‌ಬಾಜಿ ಪ್ರಣಾಳಿಕೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಘೋಷಣೆ ಮಾಡಿರುವ ಯೋಜನೆಗಳನ್ನೇ ಅವರು ಕಾಪಿ ಮಾಡಿ ಘೋಷಣೆ ಮಾಡಿದ್ದಾರೆ ಎಂದರು.

ಇದಕ್ಕೂ ಮೊದಲು ಗ್ಯಾರಂಟಿ ಕಾರ್ಡ್ ನೀಡಿದ್ದಾರೆ. 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಕೋವಿಡ್ ನಂತರ ನಾವು ಈಗಾಗಲೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ಮೋದಿ ಅಕ್ಕಿಗೆ ತಮ್ಮ ಗೋಣಿ ಚೀಲ ಹಾಕಿ ಅದಕ್ಕೆ ತಮ್ಮ ಫೋಟೊ ಹಾಕಿ ಕೊಂಡಿದ್ದಾರೆ.

ಮೇ 10ರವರೆಗೆ ಇವರ ಗ್ಯಾರಂಟಿ, ಆ ಮೇಲೆ ಗಳಗಂಟಿ ಎಂದರು. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ನಾವು ಈಗಾಗಲೇ ಘೋಷಣೆ ಮಾಡಿದ್ದೇವೆ. ಅದನ್ನೇ ಬೇರೆ ಹೆಸರಲ್ಲಿ ಘೋಷಣೆ ಮಾಡಿದ್ದಾರೆ. ಕಳಸಾ ಬಂಡೂರಿ ಐದು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ನಾವು ಈಗಾಗಲೇ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು. ನಾಲ್ಕು ಕಂದಾಯ ವಿಭಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ತೆರೆಯುತ್ತಿದ್ದೇವೆ. ಈಗಾಗಲೇ ನಾಲ್ಕು ಕಂದಾಯ ವಿಭಾಗಗಳಲ್ಲಿ ಜಯದೇವ ಆಸ್ಪತ್ರೆ ತೆರೆಯಲಾಗಿದೆ. ಹುಬ್ಬಳ್ಳಿಯಲ್ಲಿ 250 ಹಾಸಿಗೆಗಳ ಜಯದೇವ ಆಸ್ಪತ್ರೆ ಆರಂಬಿಸಲು ಕ್ರಮ ಕೈಗೊಂಡಿದ್ದೇವೆ ಎಂದರು.

ವಿದ್ವಾನ್ ಸಾಕೇತ್ ರಾಮನ್ ಅವರಿಂದ ಗಾಯನ



ಮೈಸೂರು, ಮೇ 2- ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಶ್ರೀ ಸುತ್ತೂರು ಮಠದಲ್ಲಿ ಬೆಳದಿಂಗಳ ಸಂಗೀತ-254 ಅಂಗ'ವಾಗಿ ವಿದ್ವಾನ್ ಸಾಕೇತ್‌ರಾಮನ್ ಅವರಿಂದ ಮೇ 5 ರಂದು ಸಂಜೆ 6ಕ್ಕೆ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಾನ್ನಿಧ್ಯವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ವಹಿಸುವರು. ಪಕ್ಕವಾದ್ಯದಲ್ಲಿ ವಿದ್ವಾನ್ ಎಚ್.ಕೆ.ವೆಂಕಟರಾಮ್-ವಯೋಲಿನ್, ವಿದ್ವಾನ್ ವಿಜಯ್ ಬಿ.ನಟೇಶನ್-ಮೃದಂಗ, ವಿದ್ವಾನ್ ಶಮಿತ್ ಎಸ್.ಗೌಡ-ಘಟಂನಲ್ಲಿ ಸಹಕಾರ ನೀಡಲಿದ್ದಾರೆ.

ಮೇ 5ರಂದು ವಿಶ್ವ ವ್ಯಂಗ್ಯಚಿತ್ರಕಾರರ ದಿನಾಚರಣೆ ಅಂಗವಾಗಿ

'ನಿಮ್ಮ ಮತ... ನಿಮ್ಮ ಭವಿಷ್ಯ' ಕುರಿತು ವ್ಯಂಗ್ಯ ಚಿತ್ರಗಳ ಪ್ರದರ್ಶನ



ಮೈಸೂರು, ಮೇ 2- ಬೆಂಗಳೂರಿನ ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದ ವತಿಯಿಂದ ವಿಶ್ವ ವ್ಯಂಗ್ಯಚಿತ್ರಕಾರರ ದಿನಾಚರಣೆ ಅಂಗವಾಗಿ ಮೇ5 ರಂದು ಬೆಳಗ್ಗೆ 10.30ಕ್ಕೆ ರಾಮಾನುಜ ರಸ್ತೆಯಲ್ಲಿರುವ ಮೈಸೂರು ಆರ್ಟ್ ಗ್ಯಾಲರಿಯಲ್ಲಿ ಖ್ಯಾತ ವ್ಯಂಗ್ಯ ಚಿತ್ರಕಾರ ಹಾಗೂ ಫುಲ್‌ಬ್ರೈಟರ್ ಎಂ.ವಿ. ನಾಗೇಂದ್ರಬಾಬು ಅವರ "ನಿಮ್ಮ ಮತ... ನಿಮ್ಮ ಭವಿಷ್ಯ" ಕುರಿತು ವ್ಯಂಗ್ಯ ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ಹಿರಿಯ ಕಲಾವಿದ ಹಾಗೂ ಭರಣಿ ಆರ್ಟ್ ಗ್ಯಾಲರಿ ಸಂಸ್ಥಾಪಕ ಸಂಚಾಲಕ ಎನ್.ಬಿ. ಕಾವೇರಪ್ಪ ಉದ್ಘಾಟಿಸುವರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಹಿರಿಯ ಸಮಾಜ ಸೇವಕ ಡಾ. ಕೆ.ರಘುರಾಂ ವಾಜಪೇಯಿ, ಖ್ಯಾತ ಶಿಲ್ಪ ಕಲಾವಿದ ಎಲ್.ಶಿವಲಿಂಗಪ್ಪ, ಜೀವಧಾರ ರಕ್ತನಿಧಿ ಕೇಂದ್ರದ ಸಂಸ್ಥಾಪಕ ಎಸ್.ಇ. ಗಿರೀಶ್ ಭಾಗವಹಿಸುವರು. ಪ್ರದರ್ಶನವು ಬೆಳಗ್ಗೆ 10.30 ರಿಂದ ಸಂಜೆ 5 ರವರೆಗೆ ಇರುತ್ತದೆ. ಹೆಚ್ಚಿನ ಮಾಹಿತಿಗೆ ಮೊ. 9845141050 ಸಂಪರ್ಕಿಸಬಹುದು.

ಚಾಮರಾಜ ಕ್ಷೇತ್ರದಲ್ಲಿ ನನಗೊಮ್ಮೆ ಅವಕಾಶ ನೀಡಿ: ಕೆ.ಹರೀಶ್‌ಗೌಡ



ಮೈಸೂರು, ಮೇ 2- ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಸೇವೆ ಮಾಡಲು ನನಗೊಮ್ಮೆ ಅವಕಾಶ ನೀಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಕೆ.ಹರೀಶ್‌ಗೌಡ ಮನವಿ ಮಾಡಿದರು. ಚಾಮರಾಜ ವಿಧಾನಸಭಾ ಕ್ಷೇತ್ರದ ಮೇಟಗಳ್ಳಿಯಲ್ಲಿ ಪಾದಯಾತ್ರೆ ನಡೆಸಿ ಮನೆಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದ ಅವರು 2018ರ ಚುನಾವಣೆಯಲ್ಲಿ ನಾನು ಸೋತ ನಂತರ ಮನೆಯಲ್ಲಿ ಕೂರದೆ ಕ್ಷೇತ್ರದ ಜನರ ಒಡನಾಟದಲ್ಲಿದ್ದು ಅವರ ಕಷ್ಟಸುಖಗಳಲ್ಲಿ ಭಾಗಿಯಾಗಿದ್ದೇನೆ. ಕೊರೊನಾ ಬಂದಂತಹ ಸಂದರ್ಭದಲ್ಲಿ ರೋಗಿಗಳಿಗೆ ಬಡಜನರಿಗೆ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಯಾವುದೇ ಸಂದರ್ಭದಲ್ಲಿ ಫೋನ್ ಮಾಡಿದರೂ ಸ್ಪಂದಿಸಿದ್ದೇನೆ ಹಾಗೂ ನಮ್ಮ ಕಾರ್ಯಕರ್ತರಿಗೆ, ಬಡಜನರಿಗೆ ತೊಂದರೆಯಾದಾಗ ಹೋರಾಟ ಮಾಡಿ ನ್ಯಾಯ ದೊರಕಿಸಿ ಕೊಟ್ಟಿದ್ದೇನೆ. ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಲಕ್ಷಣಗಳಿದ್ದು, ಜನರು ನಾನು ಹೋದ ಕಡೆಯಲ್ಲೆಲ್ಲಾ ಅಭೂತಪೂರ್ವ ಬೆಂಬಲ ಹಾಗೂ ಆರತಿ ಎತ್ತಿ ಸ್ವಾಗತಿಸುತ್ತಿದ್ದಾರೆ. ಈ ಎಲ್ಲಾ ಬೆಳವಣಿಗೆಯನ್ನು ನೋಡಿದರೆ ಈ ಬಾರಿ ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಗೆಲ್ಲುತ್ತೇನೆಂಬ ವಿಶ್ವಾಸವಿದೆ. ನಿಮ್ಮ ಅಮೂಲ್ಯವಾದ ಮತವನ್ನು ಹಸ್ತದ ಗುರುತಿಗೆ ಹಾಕುವ ಮೂಲಕ ನನ್ನನ್ನು ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ವೈದ್ಯಕೀಯ ಘಟಕದ ಅಧ್ಯಕ್ಷ ಡಾ. ಹರ್ಷ, ಪ್ರಶಾಂತ್, ಬಸವಣ್ಣ, ಆಶಾ, ವಾಸು, ಸುರೇಶ್, ಕಾಂಗ್ರೆಸ್ ಮುಖಂಡರು, ನೂರಾರು ಕಾರ್ಯಕರ್ತರು ಹಾಜರಿದ್ದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಿದ್ದೇಗೌಡರನ್ನು ಗೆಲ್ಲಿಸಿ: ಕೆ.ಮರೀಗೌಡ



ಮೈಸೂರು, ಮೇ 2- ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು ಸಿದ್ದರಾಮಯ್ಯರವರು ಮುಖ್ಯಮಂತ್ರಿ ಆಗಬೇಕಾದರೆ ಎಸ್.ಸಿದ್ದೇಗೌಡರನ್ನು ಅತೀ ಹೆಚ್ಚು ಅಂತರದಿಂದ ಗೆಲ್ಲಿಸಬೇಕೆಂದು ಕೆಪಿಸಿಸಿ ಸದಸ್ಯ ಕೆ. ಮರೀಗೌಡ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ದೊಡ್ಡಹುಂಡಿ, ಕೆರೆಹುಂಡಿ, ಡಿ. ಸಾಲುಂಡಿ, ಧನಗಳ್ಳಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ಸಿದ್ದೇಗೌಡರೊಂದಿಗೆ ರೋಡ್ ಶೋ ನಡೆಸಿ ಮತ ಯಾಚಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಹಿಂದುಳಿದ ವರ್ಗದವರ ತಳ ಸಮುದಾಯದವರ ಬಡವರ ಹಿತ ಕಾಯುವ ಏಕೈಕ ನಾಯಕ ಎಂದರೆ ಅದು ಸಿದ್ದರಾಮಯ್ಯ ಮಾತ್ರ. 2018ರ ಚುನಾವಣೆಯಲ್ಲಿ ಅವರು ಚಾಮುಂಡೇಶ್ವರಿಯಲ್ಲಿ ಸೋತ ನೋವು ಅವರನ್ನು ಕಾಡುತ್ತಿದೆ. ಆ ನೋವನ್ನು ಮರೆಸಬೇಕಾದರೆ ಸಿದ್ದೇಗೌಡರನ್ನು ಗೆಲ್ಲಿಸಬೇಕು ಎಂದ ಅವರು ಸಿದ್ದರಾಮಯ್ಯರವರು ಈ ಭಾಗಕ್ಕೆ ಕಬಿನಿಯಿಂದ ಕುಡಿಯುವ ನೀರು, ರಸ್ತೆ ಅಭಿವೃದ್ಧಿ, ಶಾಲೆಗಳು, ವಿದ್ಯುತ್ ಹಾಗೂ ಎಲ್ಲಾಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದಾರೆ. ಆದ್ದರಿಂದ ಜೆಡಿಎಸ್, ಬಿಜೆಪಿಯವರು ಹಣದ ಹೊಳೆಯನ್ನೇ ಹರಿಸುತ್ತಾರೆ. ಆದರೆ ಓಟನ್ನು ಮಾತ್ರ ಕಾಂಗ್ರೆಸ್ ಪಕ್ಷಕ್ಕೆ ನೀಡಿರಿ ಎಂದರು. ಈ ಸಂದರ್ಭ ದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಸಿದ್ದೇಗೌಡ, ಜಿಪಂ ಮಾಜಿ ಸದಸ್ಯ ಬೀರಿಹುಂಡಿ ಬಸಣ್ಣ, ಜವರಪ್ಪ, ತಾ.ಪಂ. ಮಾಜಿ ಸದಸ್ಯರಾದ ಸಿ.ಎಂ. ಸಿದ್ದರಾಮೇಗೌಡ, ಕೆಂಚಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಸಾಗರ್, ದೊಡ್ಡಹುಂಡಿ ಸೋಮಣ್ಣ, ಬಸವರಾಜು, ಚಂದ್ರ, ಗಡ್ಡ ಬಸಪ್ಪ, ಪುಟ್ಟಬಸವೇಗೌಡ, ಕನಕೇಗೌಡ, ಧನಗಳ್ಳಿ ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ. ಗುರುಸ್ವಾಮಿ, ಮಾಕಿ ಮಹದೇವ್, ವಕೀಲ ರಾಮಕೃಷ್ಣ, ನಾಗವಾಲ ನರೇಂದ್ರ, ಭಾಸ್ಕರ್ ಹಾಜರಿದ್ದರು.

ನಕ್ಕರೆ ಅದೇ ಸ್ವರ್ಗ

ಗೆಳೆಯ : ಲೈಫು ಯಾವ ತರ ಇರಬೇಕು ಅಂತಿಯಾ?

ಇನ್ನೊಬ್ಬ ಗೆಳೆಯ : ಲೈಫು ಒಂಥರಾ ಸ್ಟೌವ್ ಮೇಲೆ ಇಟ್ಟಿರೋ ಕುಕ್ಕರ್ ತರ ಇರಬೇಕು. ಕೆಳಗಡೆ ಉರೀತಾ ಇದ್ದರೂ, ಒಳಗೆ ಕುದೀತಾ ಇದ್ದರೂ ಮೇಲ್ಗಡೆ ವಿಶಲ್ ಹೊಡ್ಕಂದು ಖುಷಿಯಾಗಿರಬೇಕು.

ಮೈಸೂರು ಮಿತ್ರ

ಬುಧವಾರ, 3 ಮೇ 2023

ಸತ್ಯೇನೋತ್ತಭಿತಾ ಭೂಮಿಃ!! ನಹಿ ಸತ್ಯಾತ್ಪರೋ ಧರ್ಮಃ!
(ಭೂಮಿಯು ಸತ್ಯದ ಮೇಲೆ ನಿಂತಿದೆ, ಸತ್ಯಕ್ಕಿಂತ ಮಿಗಿಲಾದ ಧರ್ಮವಿಲ್ಲ)

ಸಂಪಾದಕ: ಎಂ.ಗೋವಿಂದೇಗೌಡ *M.A.*

ಅಮೃತವಾಹಿನಿ.........

ಇಂದಿನ ನಿನ್ನ ಕರ್ತವ್ಯಗಳನ್ನು ಪೂರೈಸು. ಅಂದರೆ ನಾಳಿನ ಕರ್ತವ್ಯ ತಾನಾಗಿಯೇ ಗೋಚರಿಸುವುದು. –ಗಂಯಟೆ

ವೇದ ಸುಳ್ಳಾದರೂ ಗಾದೆ ಸುಳ್ಳಾಗದು { ಮುಳ್ಳು ಇಲ್ಲದ ಗುಲಾಬಿಯಿಲ್ಲ. ನೋವು ಇಲ್ಲದ ಪ್ರೀತಿಯಿಲ್ಲ.

ನಿಮ್ಮ ಪತ್ರಗಳು

ಮೇ10ರವರೆಗೆ ಮತದಾರ 'ಪ್ರಭು'

ಮಾನ್ಯರೆ,

ಕರ್ನಾಟಕ ವಿಧಾನಸಭಾ ಚುನಾವಣೆ ರಾಜ್ಯದ ಮತದಾರರಿಗೆ ಪ್ರಮುಖವಾದ ಚುನಾವಣೆ. ಜನಪರ ಸರ್ಕಾರ ಬರಬೇಕಾದರೆ ಯಾವ ಪಕ್ಷವನ್ನು ಆಯ್ಕೆ ಮಾಡಬೇಕು, ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಯೋಚಿಸಿ ಮತದಾನ ಮಾಡಬೇಕಾಗಿದೆ. ಮೇ 10 ಕಳೆದರೆ ಮತದಾರರನ್ನು ಯಾವ ಅಭ್ಯರ್ಥಿಯೂ ಹುಡುಕಿಕೊಂಡು ಬರುವುದಿಲ್ಲ. ಹೆಚ್ಚು ಅಂದರೆ ಮಾಧ್ಯಮದ ಮುಖಾಂತರ ಮತ ಹಾಕಿದವರಿಗೆ ಒಂದು ಧನ್ಯವಾದ ಹೇಳಬಹುದು ಅಷ್ಟೇ. ರಾಜ್ಯದ ಅಭಿವೃದ್ಧಿಗೆ ಯಾವ ಪಕ್ಷ ಒತ್ತು ಕೊಡುತ್ತದೆ, ಯಾವ ಅಭ್ಯರ್ಥಿಗೆ ಜನಪರ ಕಾಳಜಿ ಇದೆ. ಈ ಎರಡೂ ಅಂಶಗಳು ಮತದಾರನಿಗೆ ಮುಖ್ಯವಾಗಿರುತ್ತದೆ.

ಎಲ್ಲಕ್ಕಿಂತ ಮುಖ್ಯವಾಗಿ ಮತದಾನ ಮಾಡುವುದು ಒಂದು ಪವಿತ್ರವಾದ ಕರ್ತವ್ಯ, ಪ್ರತಿಯೊಬ್ಬ ಮತದಾರನ ಹಕ್ಕು. ಇದು ಸಂವಿಧಾನ ನಮಗೆ ಕೊಡಮಾಡಿರುವ ಒಂದು ಹಕ್ಕು. ಈ ಅವಕಾಶವನ್ನು ಪ್ರತಿಯೊಬ್ಬ ಮತದಾರನೂ ಬಳಸಿಕೊಳ್ಳಬೇಕು. ನೆಪಗಳನ್ನು ಹೇಳಿ ಮತದಾನ ಮಾಡದೇ ಇರುವುದು ನಾವು ಸಂವಿಧಾನಕ್ಕೆ ಮತ್ತು ದೇಶಕ್ಕೆ ಮಾಡುವ ಬಹುದೊಡ್ಡ ಅಪಚಾರ. ಆದುದರಿಂದ ಮತದಾನ ಮಾಡುವ ಈ ಒಂದು ಪವಿತ್ರ ಕಾರ್ಯವನ್ನು ಪ್ರತಿಯೊಬ್ಬ ಜವಾಬ್ದಾರಿಯುತ ಮತದಾರ ಕಡ್ಡಾಯವಾಗಿ ಮಾಡಲೇಬೇಕು.

ಇನ್ನು ಎಂತಹ ಸರ್ಕಾರ ಬರಬೇಕು, ಜನಪರ ಸರ್ಕಾರ ತರುವಲ್ಲಿ ಮತದಾರನ ಹೊಣೆಗಾರಿಕೆ ಬಹುಮುಖ್ಯವಾಗಿರುತ್ತದೆ. ರಾಜ್ಯವನ್ನು ದಿವಾಳಿಯ ಹಂತಕ್ಕೆ ತರದೆ ರಾಜ್ಯದ ಅಭಿವೃದ್ಧಿಗೆ ಒತ್ತು ಕೊಡುವಂತಹ ನಮ್ಮ ತೆರಿಗೆ ಹಣವನ್ನು ಮೂಲ ಸೌಕರ್ಯಗಳಿಗೆ ಬಳಸುವಂತಹ, ಅಭಿವೃದ್ಧಿಗೆ ಬಳಸುವಂತಹ, ಬರಗಾಲ ಬಂದಾಗ, ನೆರೆ ಬಂದಾಗ, ಪ್ರಕೃತಿ ವಿಕೋಪಗಳು ಬಂದಾಗ ರೈತರ ದೀನ–ದಲಿತರ ಕಷ್ಟಗಳಿಗೆ ಬಳಕೆಯಾಗುವಂತಿರಬೇಕು. ಅದರಲ್ಲೂ ದುರಹಂಕಾರಿಗಳನ್ನು, ಜಾತಿವಾದಿಗಳನ್ನು, ಮತೀಯವಾದಿಗಳನ್ನು, ಭ್ರಷ್ಟರನ್ನು, ಚುನಾವಣೆ ಸಮಯದಲ್ಲಿ ದರ್ಶನ ಭಾಗ್ಯ ನೀಡುವವರನ್ನು ಪ್ರಜ್ಞಾವಂತ ಮತದಾರ ಯಾವ ಕಾರಣಕ್ಕೂ ಬೆಂಬಲಿಸಬಾರದು. ಚುನಾವಣೆ ಸಮಯದಲ್ಲಿ ಆಮಿಷ ಒಡ್ಡುವವರನ್ನು ಬೆಂಬಲಿಸಿದರೆ ನಮ್ಮ ಪವಿತ್ರ ಮತವನ್ನು ಮಾರಿಕೊಂಡಂತೆ. ಎಚ್ಚರ ಮತದಾರ.

–ಬಿ.ಜಿ.ರಂಗೇಗೌಡ, ಮೈಸೂರು.

ಮಕ್ಕಳಿಗೆ ಮೊಬೈಲ್ ದೂರವಿರಿಸಿ, ದೇಶಿ ಆಟಗಳನ್ನು ಆಡಿಸಿ..!!

ಮಾನ್ಯರೆ,

ಮಕ್ಕಳಿಗೆ ಪರೀಕ್ಷೆಗಳು ಮುಗಿದಿದ್ದು, ಬೇಸಿಗೆ ರಜೆಯು ಪ್ರಾರಂಭವಾಗಿದೆ. ಈ ದಿನಗಳಲ್ಲಿ ಮಕ್ಕಳಿಗೆ ನಮ್ಮ ದೇಶೀಯ ಆಟಗಳ ಮಹತ್ವವನ್ನು ಪರಿಚಯಿಸಿ ಕೊಡುವುದು ಕುಟುಂಬಸ್ಥರ ಜವಾಬ್ದಾರಿಯಾಗಿರುತ್ತದೆ.

ಇಂದಿನ ದಿನಗಳಲ್ಲಿ ಕ್ರಿಕೆಟ್, ಟಿ.ವಿ, ಮೊಬೈಲ್, ಲ್ಯಾಪ್ಟಾಪ್, ಟಿಕ್ ಟಾಕ್, ಕಂಪ್ಯೂಟರ್, ವಿಡಿಯೋ ಗೇಮ್‌ಗಳಲ್ಲಿ ಮುಳುಗಿರುವ ಜನರೇ ಹೆಚ್ಚು. ಪುಟ್ಟ ಮಕ್ಕಳಿಂದ ಹಿಡಿದು ಹಿರಿಯರ ತನಕ ಕೈಯಲ್ಲೊಂದು ಮೊಬೈಲ್ ಇದ್ದರೆ ಅದುವೇ ಅವರ ಪಾಲಿಗೆ ದೊಡ್ಡ ಲೋಕವಾಗಿದೆ. ಊಟ–ತಿಂಡಿ ಏನು ಬೇಡ ಅನ್ನುವ ಮಕ್ಕಳು ಕೂಡ ಇದ್ದಾರೆ. ಬಹಳಷ್ಟು ಮಕ್ಕಳು ಮೊಬೈಲಿನಿಂದ ಖಿನ್ನತೆಗೆ ಒಳಗಾಗುತ್ತಿದ್ದಾರೆ. ರಜಾ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ಗೀಳನ್ನು ಬಿಡಿಸಿ, ಕಣ್ಮರೆಯಾಗುತ್ತಿರುವ ದೇಶಿ ಆಟಗಳ ಸಂಸ್ಕೃತಿ, ಪರಂಪರೆ ಹಿನ್ನೆಲೆ, ಭಾವೈಕ್ಯತೆ ಬೆಳೆಸುವ ನಿಟ್ಟಿನಲ್ಲಿ ಪೋಷಕ ವರ್ಗದವರು ಕಾರ್ಯಪ್ರವೃತ್ತರಾಗಬೇಕು. ಗೋಲಿ, ಲಗೋರಿ, ಕಣ್ಣಾ ಮುಚ್ಚಾಲೆ, ಬುಗರಿ, ಹಾವು ಏಣಿ ಆಟ, ಮಡಿಕೆ ಒಡೆಯುವುದು, ಕುಂಟೆಬಿಲ್ಲೆ, ಚಿನ್ನಿದಾಂಡು, ಮರಕೋತಿ, ಅಳಗುಳಿ ಮನೆ, ಚೌಕಾಬಾರ, ಕೆರೆ ದಡ, ಕುರಿತೋಳ, ಹಗ್ಗ ಜಗ್ಗಾಟ, ಲೆಮನ್ ಅಂಡ್ ಸ್ಪೂನ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ದೇಶಿಯ ಆಟಗಳನ್ನು ಕಡಿಮೆ ವೆಚ್ಚದಲ್ಲಿ ಆಡಿಸುವುದರಿಂದ ಮಕ್ಕಳಲ್ಲಿ ಮಾನಸಿಕ, ಬೌದ್ಧಿಕ, ಸೃಜನಶೀಲತೆ, ನಾಯಕತ್ವ ಗುಣ, ಸಮಾನತೆ, ಕೀಳರಿಮೆ ಹೋಗಲಾಡಿಸಿ, ನೈತಿಕ ಮೌಲ್ಯ, ಛಲ, ಧೈರ್ಯ ಆತ್ಮವಿಶ್ವಾಸ ಬೆಳೆಸುವುದಲ್ಲದೆ, ಹೊಂದಾಣಿಕೆ, ಸಹಕಾರ ಮನೋಭಾವನೆ, ದೇಹದ ನರ ನಾಡಿಗಳಿಗೆ ಚೈತನ್ಯ ಉಂಟುಮಾಡುತ್ತವೆ. ಮಕ್ಕಳನ್ನು ಮೊಬೈಲ್ ವ್ಯಾಮೋಹದಿಂದ ದೂರವಿಡಲು ದೇಶಿಯ ಆಟಗಳು ಸಹಕಾರಿಯಾಗುತ್ತದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ದೇಶಿಯ ಆಟಗಳ ಬಗ್ಗೆ ತಿಳಿಸಿಕೊಡುವ ಕೆಲಸ ಆಗಬೇಕು. ಈ ಆಟಗಳನ್ನು ಆಡುವುದರಿಂದ ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವಂತಹ ಕೆಲಸವಾಗುತ್ತದೆ. ಈ ಆಟಗಳಿಗೆ ವಯಸ್ಸಿನ ಅಂತರವಿಲ್ಲದಿರುವುದರಿಂದ ಮನೆ ಮಂದಿಯಲ್ಲ ಆಟ ಆಡಿ ಮಾನಸಿಕ ನೆಮ್ಮದಿಯನ್ನು ಕಾಣಬಹುದು. "ಶರೀರ ಮಾದ್ಯಮ್ ಖಲು ಧರ್ಮ ಸಾಧನಂ" ಎಂಬ ಸಂಸ್ಕೃತ ಉಕ್ತಿಯಂತೆ. "ಕೋಣೆಯ ಕೂಸು ಕೊಳೆಯಿತು, ಓಣಿಯ ಕೂಸು ಬೆಳೆಯಿತು" ಎಂಬ ಗಾದೆಯಂತೆ, ಈ ಆಟಗಳು ಮಕ್ಕಳ ಅವಿಭಾಜ್ಯ ಅಂಗವಾಗ ಬೇಕು. ಇಂದಿನ ದಿನಗಳಲ್ಲಿ ದೇಶಿಯ ಆಟಗಳು ಅವಸಾನದ ಅಂಚಿನಲ್ಲಿರುವುದನ್ನು ಮನಗಂಡು, ನಮ್ಮ ಭಾರತೀಯ ಸಂಸ್ಕೃತಿಯನ್ನು ಅನಾದಿ ಕಾಲದಿಂದಲೂ ಅನುಸರಿಸಿಕೊಂಡು ಬರುತ್ತಿದ್ದು, ಮುಂದಿನ ದಿನಗಳಲ್ಲೂ ಅವುಗಳನ್ನು ಉಳಿಸಿ ಬೆಳೆಸುವಂತಹ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.


–ಪರಶಿವಮೂರ್ತಿ ಎನ್.ಪಿ, ನಂಜೀಪುರ, ಸರಗೂರು ತಾ.

ಶಾಸಕರು ತಾವೇ ಮುಖ ಮುಚ್ಚಿಸಿಕೊಳ್ಳದಿರಲಿ

ಮಾನ್ಯರೆ,

ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣವಾಗುವ ಬಸ್ ನಿಲ್ದಾಣಗಳ ಮೇಲೆ ಕ್ಷೇತ್ರದ ಶಾಸಕರು ತಮ್ಮ ಭಾವಚಿತ್ರಗಳನ್ನು ಹಾಕಿಸಿಕೊಳ್ಳುವ ಪರಿಪಾಠ ಶುರುವಾಗಿದೆ. ಶಾಸಕರ ಅನುದಾನದಿಂದ ನಿರ್ಮಾಣವಾಗುತ್ತದೆ ಅಂದ ಮಾತ್ರಕ್ಕೆ ಅದು ಶಾಸಕರು ತಮ್ಮ ಮನೆಯಿಂದ, ಜೇಬಿನಿಂದ ತಂದ ಹಣವೆಂದು ಭಾವಿಸಿದಂತಿದೆ ಅವರ ನಡೆ. ಈ ಕುರಿತು ಶಾಸನ ಸಭೆಯು ಯಾವುದೇ ನಿಯಮವನ್ನು ರೂಪಿಸದಿದ್ದರೆ ಉಚ್ಚ ನ್ಯಾಯಾಲಯ ನಿಯಮ ರೂಪಿಸಬೇಕೆಂಬುದೇ ಮನವಿ. ತಮ್ಮ ಸ್ವಂತ ಹಣದಿಂದ ಮಾಡುವ ಯಾವುದೇ ಕೆಲಸಕ್ಕೆ ಅವರು ತಮ್ಮ ಫೊಟೊಗಳನ್ನೇ ಹಾಕಿಕೊಳ್ಳಲಿ. ಆದರೆ ಸಾರ್ವಜನಿಕರ ಹಣದಿಂದ ನಿರ್ಮಾಣವಾಗುವ ಯಾವುದೇ ಕಟ್ಟಡದ ಮೇಲೆಯೂ ಈ ರೀತಿಯ ಪ್ರಚಾರ ಖಂಡಿತ ಖಂಡನೀಯ. ಚುನಾವಣಾ ಸಮಯದಲ್ಲಿ ನೀತಿ ಸಂಹಿತೆ ಅನ್ವಯ ಅವರ ಭಾವಚಿತ್ರದ ಮುಖಗಳನ್ನು ಮುಚ್ಚುವ ಕೆಲಸ ಮಾಡಲಾಗುತ್ತದೆ. ಹೀಗೆ ಮುಖ ಮುಚ್ಚಿಸಿಕೊಳ್ಳುವ ಉಸಾಬರಿ ಏಕೆ ಬೇಕು ಅಲ್ಲವೇ? ಇನ್ನು ಮುಂದಾದರೂ ಈ ಬಿಟ್ಟಿ ಪ್ರಚಾರದ ಪರಿಪಾಠ ನಿಲ್ಲಲಿ.

–ಎಸ್.ರವಿ, ವಕೀಲ, ಮೈಸೂರು.



ಡಾ. ಹೆಚ್.ವಿ. ನಾಗರಾಜ ರಾವ್
ಮೈಸೂರು

ಸಂಸ್ಕೃತಿ ಚಿಂತನಾ

ಬದುಕೆಂಬ ಅಶ್ವತ್ಥ ವೃಕ್ಷ

ಅರಳಿ ಮರವನ್ನು ಸಂಸ್ಕೃತದಲ್ಲಿ ಅಶ್ವತ್ಥ ವೃಕ್ಷವೆಂದು ಕರೆಯುತ್ತಾರೆ. ಇದು ಸತತವಾಗಿ ಪರಿವರ್ತನಶೀಲವಾಗಿರುವ ಬದುಕಿಗೆ ಒಂದು ಜೀವಂತ ರೂಪವಾಗಿ ಉಪನಿಷತ್ತುಗಳಲ್ಲೂ ಭಗವದ್ಗೀತೆಯಲ್ಲೂ ವರ್ಣಿತವಾಗಿದೆ.

ಊರ್ಧ್ವಮೂಲೋಽವಾಕ್‌ಶಾಖಃ
ಏಷೋಽಶ್ವತ್ಥಃ ಸನಾತನಃ

ಎಂಬುದು ಉಪನಿಷದ್ವಾಣಿ. ಈ ಜೀವನಾಶ್ವತ್ಥ ವೃಕ್ಷದ ಬೇರು ಮೇಲೆ ಇದೆ. ಕೊಂಬೆ ರೆಂಬೆಗಳು ಕೆಳಗೆ ಹರಡಿಕೊಂಡಿವೆ. ಈ ವೃಕ್ಷ ಶಾಶ್ವತ, ಸದಾ ಇರುವುದು ಎಂದು ಆ ಋಷಿ ವಾಣಿಯ ತಾತ್ಪರ್ಯ. ಇದನ್ನೇ ಭಗವದ್ಗೀತೆ ಹದಿನೈದನೆಯ ಅಧ್ಯಾಯದಲ್ಲಿ ವಿವರಿಸಿದೆ–

ಊರ್ಧ್ವಮೂಲಮಥಃ
ಶಾಖಾಮಶ್ವತ್ಥಂ ಪ್ರಾಹುರವ್ಯಯಮ್।
ಛಂದಾಂಶಿ ಯಸ್ಯ ಪರ್ಣಾನಿ
ಯಸ್ತಂ ವೇದ ಸ ವೇದವಿತ್॥


(ಮೇಲೆ ಬೇರುಗಳಿರುವ, ಕೆಳಗೆ ಕೊಂಬೆಗಳಿರುವ ಈ ಬದುಕನ್ನು ವ್ಯಯವಿಲ್ಲದ, ಎಂದರೆ ಎಂದೂ ನಾಶ ಹೊಂದದ ಅಶ್ವತ್ಥವೆಂದು ಕರೆದಿದ್ದಾರೆ. ವೇದಗಳು ಅದರ ಎಲೆಗಳು. ಅದನ್ನು ಅರಿತವನೇ ವೇದಜ್ಞ).

ಶ್ವ: ಎಂದರೆ ನಾಳೆ ಶ್ವತ್ಥ ಎಂದರೆ ನಾಳೆಯೂ ಇಂದಿನಂತೆ ಇರುವ ವಸ್ತು. ಅಶ್ವತ್ಥ ಎಂದರೆ ಇಂದು ಇದ್ದಂತೆ ನಾಳೆ ಇಲ್ಲದಿರುವುದು. ಅರಳಿ ಮರದಲ್ಲಿ ಇಂದು ಇರುವ ಎಲೆಗಳು, ಹಣ್ಣುಗಳೆ ನಾಳೆ ಇರುವುದಿಲ್ಲ. ಅವು ಉದುರಿ ಹೋಗಿ ಹೊಸ ಎಲೆಗಳು ಚಿಗುರುತ್ತವೆ. ಬದುಕಿನಲ್ಲೂ ಅಷ್ಟೆ ಇಂದು ಇರುವವರು ನಾಳೆ ಇಲ್ಲ. ಅವರು ಹೋಗಿ ಹೊಸಬರು ಹುಟ್ಟಿ ಬರುತ್ತಾರೆ. ಆದ್ದರಿಂದ ಬದುಕನ್ನು ಅಶ್ವತ್ಥವೃಕ್ಷವೆಂದು ಜ್ಞಾನಿಗಳು ರೂಪಿಸಿದ್ದಾರೆ.

ಇದನ್ನು ಡಿವಿಜಿ ಅವರು ಮಂಕುತಿಮ್ಮನ ಕಗ್ಗದಲ್ಲಿ ಅತ್ಯಂತ ಸುಂದರವಾಗಿ ಬಳಸಿಕೊಂಡು ಮಾಡಿರುವ ಬಣ್ಣನೆ ಹೃದ್ಯವಾಗಿದೆ.

ಪರಮಪದದಲಿ ನೋಡು ಬೇರುಗಳ್ ವ್ಯೋಮದಲಿ
ಧರೆಗಿಳಿದ ಕೊಂಬೆ ರೆಂಬೆಗಳು ಬಿಳಿಲುಗಳು
ಚಿರಂಜೀವಿ ವೃಕ್ಷವಿದು ವಿಶ್ವಜೀವಾಶ್ವತ್ಥ
ಪರಕಿಸಿದವರರ್ಥವನು ಮಂಕುತಿಮ್ಮ

ಪರಮಪದದಲ್ಲಿ, ಚಿಂತನೆಯ ಅತ್ಯುನ್ನತ ತುದಿಯಲ್ಲಿ ಕಾಣಬೇಕು ಬದುಕೆಂಬ ಮರವನ್ನು. ಅದರ ಬೇಕಾದ ಪರಮಾತ್ಮ ಸೀಮಾರಹಿತವಾದ ಆಕಾಶದಲ್ಲಿ ವ್ಯಾಪ್ತನಾಗಿದ್ದಾನೆ. ಅಲ್ಲಿಂದ ಭೂಮಿಗೆ ಇಳಿದಿರುವ ಕೊಂಬೆ, ರೆಂಬೆ, ಬಿಳಿಲು ಇವೆಲ್ಲವೂ ನಾನಾ ರೂಪದ ಜೀವಿಗಳು. ಈ ಸಂಸಾರ ವೃಕ್ಷ ಚಿರಂಜೀವಿ. ಇದರ ಆದಿ–ಅಂತಗಳಿಲ್ಲ. ಇದನ್ನೇ ವಿಶ್ವ ಜೀವಾಶ್ವತ್ಥ ಎಂದು ರೂಪಕವಾಗಿ ಹೇಳಿದ್ದಾರೆ. ಇದರ ಅರ್ಥವೇನೆಂದು ಪರೀಕ್ಷಿಸು. ಈ ಅಶ್ವತ್ಥ ವೃಕ್ಷದ ಅರ್ಥವನ್ನು ಅರಿತುಕೊಂಡರೆ ಎಲ್ಲವನ್ನೂ ತಿಳಿದುಕೊಂಡಂತೆ! ಉಪನಿಷದ್ವಾಣಿಯನ್ನು ಎಷ್ಟು ಚೆನ್ನಾಗಿ ಕನ್ನಡಿಸಿಕೊಟ್ಟಿದ್ದಾರೆ ದಾರ್ಶನಿಕ ಕವಿ ಡಿವಿಜಿ.



ಇದನ್ನು ಅವರು ಇನ್ನೂ ಕೆಲವು ಪದ್ಯಗಳಲ್ಲಿ ವಿಸ್ತರಿಸಿದ್ದಾರೆ.

ಜೀವನದ ಮೂಲ ಮೇಲಿಹುದು ಪರಮೋರ್ಧ್ವದಲಿ
ತೀವಿರ್ಪುದದು ಕೆಳಗೆ ನಮ್ಮ ಲೋಕದಲಿ
ನಾವದರ ಕಡ್ಡಿ, ಎಲೆ ಚಿಗುರವೆವು ಬಾಡುವೆವು
ಸಾವು ಮರಕೇನಿಲ್ಲ ಮಂಕುತಿಮ್ಮ॥

ನಾವು ಕಾಣುತ್ತಿರುವ ಅಸಂಖ್ಯ ವಿಧದ ಜೀವರಾಶಿಯ ಬದುಕಿನ ಮೂಲವು ಬೇರೆ ಎಲ್ಲೋ ಮೇಲೆ ಮೇಲೆ ಪರಮೋಚ್ಚ ಸ್ಥಾನದಲ್ಲಿದೆ. ಅದು ನಮ್ಮ ಲೋಕದಲ್ಲಿ ರೆಂಬೆ ಕೊಂಬೆಗಳನ್ನು ಚಾಚಿಕೊಂಡು ವಿಶಾಲವಾಗಿ ಹರಡಿದೆ. ನಾವಂತೂ ಅದರ ಸಣ್ಣ ಪುಟ್ಟ ಕಡ್ಡಿಗಳು, ಚಿಕ್ಕ ಚಿಕ್ಕ ಎಲೆಗಳು. ನಾವು ಇಂದು ಚಿಗುರುತ್ತೇವೆ. ನಾಳೆ ಬಾಡುತ್ತೇವೆ, ನಾಳಿದ್ದು ಬಿದ್ದು ಹೋಗುತ್ತೇವೆ. ನಮ್ಮದು ಅಶಾಶ್ವತ ಸ್ಥಿತಿ. ಆದರೆ ಈ ಬದುಕೆಂಬ ಅಶ್ವತ್ಥ ವೃಕ್ಷಕ್ಕೆ ಸಾವಿಲ್ಲ. ಇದು ಬದುಕಿನ ಬಗೆಗೆ ನಾವಿಟ್ಟುಕೊಳ್ಳಬೇಕಾದ ದೃಷ್ಟಿ. ಇದನ್ನು ತಿಳಿಸಿದ ಡಿವಿಜಿ ಮುಂದುವರಿಸುತ್ತಾರೆ–

ಒಂದು ಕಡೆ ಚಿಗುರುತಲಿ ಒಂದು ಕಡೆ ಬಾಡುತಲಿ
ಕಂದುತಿರೆ ಕೊಂಬೆ ಮುಂಡದಲಿ ಹಬ್ಬುತಲಿ
ಎಂದೆಂದುಮಶ್ವತ್ಥ ಹಳೆ ಹೊಸದು ತನದಾ
ಸ್ಪಂದನವೊ ಬ್ರಹ್ಮನದು ಮಂಕುತಿಮ್ಮ ॥

ಅಷ್ಟು ದೊಡ್ಡ ಜೀವನಾಶ್ವತ್ಥದಲ್ಲಿ ಎಷ್ಟೊಂದು ವೈವಿಧ್ಯ! ಒಂದು ಕಡೆ ನೋಡಿದರೆ ಚಿಗುರುತ್ತಿದೆ. ಅದೇ ಕ್ಷಣದಲ್ಲಿ ಇನ್ನೊಂದು ಕಡೆ ಬಾಡುತ್ತಿದೆ. ಭೂಲೋಕದ ಒಂದು ದೇಶದಲ್ಲಿ ಸಮೃದ್ಧವಾದ ಮಳೆ, ಬೆಳೆ, ಇನ್ನೊಂದು ದೇಶದಲ್ಲಿ ಆ ವರ್ಷ ಅನಾವೃಷ್ಟಿ, ಮಳೆ ಬರದೆ ಎಲ್ಲವೂ ಒಣಗಿ ಕರಕಲು. ಬರ ಬಂದು ಜೀವಿಗಳೆಲ್ಲ ಹಸಿವು ಬಾಯಾರಿಕೆಗಳಿಂದ ಸಾಯುತ್ತಿದ್ದಾರೆ. ಕೊಂಬೆ ಕಂದುತ್ತಿದ್ದರೆ, ಇನ್ನೊಂದು ಕಡೆ ಹಸಿರು ಬೆಳೆದು ನಳನಳಿಸಿ ಹುಟ್ಟುತ್ತಿದೆ. ಆದ್ದರಿಂದ ಸಮಗ್ರ ದೃಷ್ಟಿಯಿಂದ ಬದುಕೆಂಬ ವೃಕ್ಷವನ್ನು ನೋಡಿದರೆ, ಅದು ಎಂದೆಂದೂ ಹಳೆ ಹೊಸದು। ಇದು ಡಿವಿಜಿ ಎಂಬ ಕವಿಚೇತನರ ಉದ್ಗಾರ. ಹಳೆ ಹೊಸದು ಎಂಬ ನೂತನ ನುಡಿಕಟ್ಟಿನ ಪ್ರಯೋಗ. ಯಾವುದು ಸದಾ ಹಳೆಯದೂ ಹೊಸದೂ ಆಗಿರುವುದೋ ಅದು ಬದುಕು. ಹಾಗೆ ಸದಾ ನೂತನವೂ ಪುರಾತನವೂ ಆಗಿರುವುದು ಹೇಗೆ ಸಾಧ್ಯವೆಂದರೆ ಅದಕ್ಕೆ ಕಾರಣ ಸಕಲ ಜೀವನವೂ ಬ್ರಹ್ಮದ ಸ್ಪಂದನವಾಗಿರುವುದರಿಂದ ಅದು ಸಾಧ್ಯವಾಗಿದೆ. ಬೃಹತ್ತ್ವಾದ್ ಬ್ರಹ್ಮ. ಅಸಾಪೇಕ್ಷವಾಗಿ ದೊಡ್ಡದಾಗಿ ಯಾವಾಗಲೂ ಇರುವುದು ಬ್ರಹ್ಮ. ಅದಕ್ಕೆ ದೇಶ ಕಾಲವಸ್ತುಗಳ ಮಿತಿ ಅನ್ವಯಿಸುವುದಿಲ್ಲ. ವಿಶ್ವದ ಸ್ಥಿತಿಯನ್ನು ನೋಡಿದರೆ ಈ ಕ್ಷಣದಲ್ಲೂ ಎಲ್ಲೋ ಒಂದು ನಕ್ಷತ್ರ ಸ್ಫೋಟಗೊಂಡು ಕೃಷ್ಣರಂಧ್ರವಾಗುತ್ತಿದೆ. ಇನ್ನೆಲ್ಲೋ ಸಾವಿರಾರು ಬೆಳಕಿನ ವರ್ಷಗಳಷ್ಟು ದೂರದಲ್ಲಿ ಹೊಸ ನಕ್ಷತ್ರವೊಂದು ಹುಟ್ಟುತ್ತಿದೆ. ಆದ್ದರಿಂದ ನಾವು ಏನನ್ನು ನೋಡಿದರೂ ಅದು ಹಳೆ ಹೊಸದು. ಈ ಸೃಷ್ಟಿ ರಹಸ್ಯವನ್ನು ಡಿವಿಜಿ ಈ ಪದ್ಯದಲ್ಲಿ ಬಿಂಬಿಸಿದ್ದಾರೆ. ಉಪನಿಷತ್ತಿನ ಋಷಿಗಳು ಮತ್ತೊಮ್ಮೆ ಜನ್ಮ ದಾಳಿ ಈ ಮಾತುಗಳನ್ನಾಡುತ್ತಿದ್ದಾರೋ ಎನಿಸಿದರೂ ಅಚ್ಚರಿಯಿಲ್ಲ. ಇದೆಲ್ಲ ಕನ್ನಡದಲ್ಲಿ ಮೂಡಿಬಂದಿದ್ದು ನಮ್ಮ ಭಾಗ್ಯ.

ಇಷ್ಟು ದೊಡ್ಡ ವಿಶ್ವದಲ್ಲಿ ನಾನೆಷ್ಟು ಚಿಕ್ಕವನು? ನಾನು ಯಾವ ಲೆಕ್ಕಕ್ಕೂ ಇಲ್ಲ. ನಾನು ಮಾಡಿದ್ದು, ಮಾಡಬೇಕೆಂದುಕೊಂಡರೂ ಮಾಡದೆ ಬಿಟ್ಟಿದ್ದು ಯಾವ ಗಣನೆಗೂ ಬರುವುದಿಲ್ಲ. ದೊಡ್ಡ ದೊಡ್ಡ ರಾಜಮಹಾರಾಜರು, ರಾಷ್ಟ್ರಪತಿಗಳು, ಚಕ್ರವರ್ತಿಗಳು ಇಂದಿದ್ದು ನಾಳೆ ಹೇಳ ಹೆಸರಿಲ್ಲದೆ ಮರೆಯಾಗಿದ್ದಾರೆ. ಇನ್ನು ನನ್ನಂಥ ಕ್ಷುದ್ರ, ಕ್ಷುಲ್ಲಕ ಹುಲು ಮಾನವನದು ಏನು ಕಥೆ ಎಂದು ವ್ಯಥೆ ಪಡುವುದು, ಸ್ವೇಚ್ಛಾನುಸಂಧಾನ ಮಾಡಿಕೊಳ್ಳುವುದು ಬೇಡವೆಂದು ಡಿವಿಜಿ ಹೀಗೆ ನುಡಿದಿದ್ದಾರೆ –

ಎಲೆಗಳನು ಕಡ್ಡಿ, ಕಡ್ಡಿಯ ರೆಂಬೆ ಕೊಂಬೆಗಳು
ತಳೆದು ಪೆರ್ಚಿಸುತಿಹುವು ಮರದ ಬಾಳ್ಸಿರಿಯ।
ಸ್ಥಳವೊಂದು ನಿನಗಿಹುದು
ವಿಶ್ವವೃಕ್ಷದೊಳಂತು
ಹಳಯದಿರು ನಿನ್ನಿರವ ಮಂಕುತಿಮ್ಮ ॥

ಒಂದೊಂದು ಎಲೆಯೂ ತಾನಿರುವಷ್ಟು ಕಾಲ ತನಗೆ ಆಶ್ರಯವಾದ ಕಡ್ಡಿಯ ಸೊಬಗನ್ನು ಹೆಚ್ಚಿಸುತ್ತಿದೆ. ಒಂದೊಂದು ಕಡ್ಡಿಯೂ ಎಲೆಗಳನ್ನು ಹೊತ್ತು ತನ್ನನ್ನು ಹೊಂದಿರುವ ರೆಂಬೆಯ, ಕೊಂಬೆಯ ಶೋಭೆಗೆ ಕಾರಣವಾಗಿದೆ. ಆ ರೆಂಬೆ ಕೊಂಬೆಗಳು ತಮಗೆ ಅವಲಂಬನವಾದ ಮರದ ಬಾಳ್ಸಿರಿಗೆ, ಎಂದರೆ ಬದುಕಿನ ಸೌಂದರ್ಯಕ್ಕೆ ಕಾರಣವಾಗಿದೆ. ಎಲೆಗಳೇ ಇಲ್ಲದ ಕಡ್ಡಿ ಚೆಲುವಿನಿಂದ ಕೂಡಿರಲು ಸಾಧ್ಯವೇ. ಆ ಕಡ್ಡಿಗಳಿಲ್ಲದ ರೆಂಬೆ, ರೆಂಬೆಗಳೇ ಇಲ್ಲದ ಕೊಂಬೆ, ಕೊಂಬೆಗಳೇ ಇಲ್ಲದ ಮರ ಏತಕ್ಕೆ? ಹಾಗೆ ಪ್ರತಿಯೊಂದು ವಸ್ತುವಿಗೂ ಪ್ರತಿಯೊಂದು ಜೀವಿಗೂ ಸಮಗ್ರ ವಿಶ್ವರೂಪವಾದ ಭಗವಂತನ ವೈಭವಕ್ಕೆ ಕಾರಣತ್ವವಿದೆ. ಆ ಬೃಹತ್ತಾದ ಮಹತ್ತಾದ ವಿಶ್ವವೃಕ್ಷದಲ್ಲಿ ಪ್ರತಿಯೊಬ್ಬನಿಗೂ ಒಂದು ಮುಖ್ಯ ಸ್ಥಳವಿದೆ. ಆದ್ದರಿಂದ ಎಲೈ ಜೀವನೆ, ನಿನ್ನಿರವ ಹಳಿಯಬೇಡ. ನಿನ್ನನ್ನೇ ನೀನು ನಿಂದಿಸಿಕೊಳ್ಳಬೇಡ. ಆತ್ಮಾವಮಾನ ಸಲ್ಲದು ಎಂದಿದ್ದಾರೆ ಡಿವಿಜಿ.

ಆತ್ಮಾನಂ ನಾಮಮನ್ಯೇತ
ಪೂರ್ವಾಭಿರಸಮೃದ್ಧಿಭಿಃ।
ಆ ಮೃತ್ಯೋಃ ಶ್ರೀಯಮನ್ವಿಚ್ಛೇತ್
ನೈನಾಂ ಮನ್ಯೇತ ದುರ್ಲಭಾಮ್॥

ಎಂಬ ಮನು ವಾಕ್ಯವನ್ನು ಕಗ್ಗದ ಪದ್ಯವು ನೆನಪಿಸುತ್ತದೆ.

ನಮ್ಮಲ್ಲಿ ಅನೇಕರಿಗೆ ನಾನು ಡಾಕ್ಟರಾಗಲಿಲ್ಲ. ಅಧಿಕಾರಿಯಾಗಲಿಲ್ಲ, ವಿದ್ವಾಂಸನಾಗಲಿಲ್ಲ, ಲೇಖಕನಾಗಲಿಲ್ಲ, ಪ್ರಶಸ್ತಿ ಭಾಜನನಾಗಲಿಲ್ಲ ಎಂದು ಕೊರಗು. ದೊಡ್ಡವರನ್ನು, ಪ್ರಖ್ಯಾತರನ್ನು, ಪ್ರತಿಭಾಶಾಲಿಗಳನ್ನು ಕಂಡು ನಾವು ಹಾಗಿಲ್ಲವೆಂದು ಚಿಂತೆ. ಇದೆಲ್ಲ ಸರಿಯಲ್ಲ. ನಾವು ಏನಾಗಿದ್ದೇವೋ ಅದರಿಂದ ವಿಶ್ವಕ್ಕೆ ಪ್ರಯೋಜನವಿದೆ. ಕೊರಗುವುದಕ್ಕೆ ಕರುಬುವುದಕ್ಕೆ ಕಾರಣವಿಲ್ಲ ಎಂದು ಡಿವಿಜಿ ಬುದ್ಧಿವಾದವನ್ನು ಹೇಳಿದ್ದಾರೆ.

ಬಿಳಲಲ್ಲ, ಬೇರಲ್ಲ, ಮುಂಡಕಾಂಡಗಳಲ್ಲ
ತಳಿರಲ್ಲ, ಮಲರಲ್ಲ, ಕಾಯಿಹಣ್ಣಲ್ಲ
ಎಲೆ ನೀನು ವಿಶ್ವ ವೃಕ್ಷದೊಳ್
ಎಲೆಯೊಳಂದು ನೀಂ
ತಿಳಿದದನು ನೆರವಾಗು ಮಂಕುತಿಮ್ಮ॥

ನಾನು ಅದಾಗಲಿಲ್ಲ, ಇದಾಗಲಿಲ್ಲ, ಕೇವಲ ಎಲೆಯಾಗಿದ್ದೇನೆ ಎಂದು ಚಿಂತಿಸ ಬೇಡ. ಎಲೆಯಾಗಿ ಸ್ವಲ್ಪ ಕಾಲವಾದರೂ ಮರದ ಚಾರಜತ್ವಕ್ಕೆ ಕಾರಣನಾಗು. ನಿನ್ನಿಂದ ಹೂವಿಗೆ ಚೈತನ್ಯ ಬರುತ್ತದೆ. ನಿನ್ನಿಂದ ಹಣ್ಣಿಗೆ ರಸ ಬರುತ್ತದೆ. ನೀನು ನೀನಾಗಿದ್ದು ವಿಶ್ವ ವೃಕ್ಷದ ಬೆಳವಣಿಗೆಗೆ ಕಾರಣವಾಗು ಎಂಬುದು ಡಿವಿಜಿ ಅವರ ಆಪ್ತೋಪದೇಶ.

ಚುನಾವಣೆ ಮುಗಿಯುವವರೆಗೂ ಸಂಸದ ಪ್ರತಾಪ್ ಸಿಂಹ ಎಲ್ಲೂ ಪ್ರಚಾರದಲ್ಲಿ ತೊಡಗದಂತೆ ನಿರ್ಬಂಧಿಸಿ

ವಕೀಲರಿಂದ ಚುನಾವಣಾಧಿಕಾರಿ, ಎಸ್‌ಪಿಗೆ ದೂರು



ಮೈಸೂರು,ಮೇ2(ಜಿಎ)–ವಿಧಾನ ಸಭಾ ಚುನಾವಣೆ ಮುಗಿಯುವವರೆಗೂ ಸಂಸದ ಪ್ರತಾಪ್ ಸಿಂಹ ಅವರನ್ನು ಯಾವುದೇ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗದಂತೆ ನಿರ್ಬಂಧ ವಿಧಿಸಬೇಕೆಂದು ವಕೀಲ ಪುಟ್ಟಸಿದ್ದೇಗೌಡ ಆಗ್ರಹಿಸಿದ್ದಾರೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವರುಣ ಕ್ಷೇತ್ರ ರಚನೆಯಾದ ದಿನದಿಂದಲೂ ಇಲ್ಲಿವರೆಗೂ ಜಾತಿ ಸಂಘರ್ಷಗಳು ನಡೆದ ಉದಾಹರಣೆಯೇ ಇಲ್ಲ. ಕ್ಷೇತ್ರದ ಜನತೆಯೂ ಎಲ್ಲಾ ಜನಾಂಗದವರ ಜೊತೆಗೆ ಅನ್ಯೋನ್ಯವಾಗಿ ಜೀವನ ನಡೆಸುತ್ತಿದ್ದಾರೆ. ಕೇವಲ ಸಿದ್ದರಾಮಯ್ಯ ಅವರನ್ನು ಸೋಲಿಸುವ ಉದ್ದೇಶದಿಂದ ಪ್ರತಾಪ್‌ಸಿಂಹ ಅವರು ಜಾತಿ ಜಾತಿಗಳ ನಡುವೇ ಸಂಘರ್ಷವನ್ನು ಸೃಷ್ಟಿ ಮಾಡುತ್ತಿದ್ದಾರೆ ಎಂದು ವಿಷಾಧಿಸಿದರು.

ವರುಣ ಕ್ಷೇತ್ರದ ಸಿದ್ದರಾಮಯ್ಯಹುಂಡಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಕುರಿತು ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ವರದಿಯನ್ನು ಪಡೆದು ಘಟನೆ ಸತ್ಯಾಂಶದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದು, ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ. ಆದರೆ, ಸಂಸದ ಪ್ರತಾಪ್ ಸಿಂಹ ಅವರು ಸಿದ್ದರಾಮಯ್ಯನವರು ಸ್ವಜಾತಿಯುವರನ್ನು ಎತ್ತಿಕಟ್ಟಿ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಹೇಳುವ ಮೂಲಕ ಮತದಾರರಲ್ಲಿ ಗೊಂದಲ ಮೂಡಿಸುವ ಹಾಗೂ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂಬಂಧ ಪ್ರತಾಪ್‌ಸಿಂಹ ವಿರುದ್ಧ ಈಗಾಗಲೇ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ದೂರು ಸಲ್ಲಿಸಲಾಗಿದ್ದು, ಅದರಂತೆ ಯಾವುದೇ ಕ್ಷೇತ್ರದಲ್ಲಿ ಪ್ರಚಾರದಲ್ಲಿ ತೊಡಗದಂತೆ ನಿರ್ಬಂಧ ವಿಧಿಸಬೇಕು. ಒಳಸಂಚು ಮತ್ತು ರಾಷ್ಟ್ರದ ಭಾವಕ್ಯತೆಗೆ ಧಕ್ಕೆ ತಂದ ಪ್ರಕರಣದಡಿ ಕೇಸ್ ದಾಖಲಿಸಬೇಕು ಎಂದು ಮನವಿ ಮಾಡಲಾಗಿದೆ. ಅವರ ವಿರುದ್ಧ ಕ್ರಮ ಜರುಗಿಸದಿದ್ದರೆ, ನ್ಯಾಯಾಲಯದಲ್ಲಿ ಮಾನಹಾನಿ ಪ್ರಕರಣವನ್ನು ದಾಖಲಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಕೀಲರಾದ ಮಂಜುನಾಥ್, ಲಕ್ಷ್ಮಣ್, ವೈದ್ಯನಾಥ್ ಹಾಗೂ ಬಸವರಾಜು ಉಪಸ್ಥಿತರಿದ್ದರು.



ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಕವೀಶ್‌ಗೌಡ ಅವರು ಗುರೂರಿನಲ್ಲಿ ಮನೆ ಮನೆ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಬೃಹತ್ ನಿಂಬೆಹಣ್ಣಿನ ಹಾರ ಹಾಕಿ ಸ್ವಾಗತಿಸಿದರು. ಈ ವೇಳೆ ಮಾಜಿ ಜಿಲ್ಲಾಧ್ಯಕ್ಷ ಎಸ್.ಡಿ.ಮಹೇಂದ್ರ, ಯುವ ಮೋರ್ಚಾ ಅಧ್ಯಕ್ಷ ಗುರೂರು ಚೇತನ್, ಮಾಜಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಗುರೂರು ಶಿವು, ನಾಡನಹಳ್ಳಿ ಸುರೇಶ್, ವೆಂಕಟೇಶ್ ಕಾರಂತ್ ಇನ್ನಿತರರಿದ್ದರು.

ಹೆಬ್ಬೂರು ಶ್ರೀ ಶಾರದಾಪೀಠ ಶಾಖಾ ಮಠದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ಮೈಸೂರು, ಮೇ 2(ಎಂಕೆ)– ಚಾಮರಾಜನಗರದ ಹೆಬ್ಬೂರಿನಲ್ಲಿರುವ ದಕ್ಷಿಣಾಮ್ನಾಯ ಶ್ರೀ ಶಾರದಾಪೀಠ ಶೃಂಗೇರಿ ಶಾಖಾ ಮಠದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ರಥೋತ್ಸವ ಭಕ್ತಿ ಭಾವದೊಂದಿಗೆ ನೆರವೇರಿತು.

ಏ.25ರಂದು ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದೊಂದಿಗೆ ಆರಂಭವಾದ ಪ್ರತಿಷ್ಠಾ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ಕೈಂಕರ್ಯಗಳ ಮೂಲಕ ಮೇ 2ರಂದು ನಡೆದ ರಥೋತ್ಸವದೊಂದಿಗೆ ಸಂಪನ್ನಗೊಂಡಿತು.

ಏಪ್ರಿಲ್ 30ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಗಣಪತಿ ಹೋಮ, ರುದ್ರ ಹೋಮ, ರಾಮತಾರಕ ಹೋಮ, ಪೂರ್ಣಾಹುತಿ, ಮಹಾ ಮಂಗಳಾರತಿ, ಅನ್ನಸಂತರ್ಪಣೆ, ನವಚಂಡೀ ಪಾರಾಯಣ, ಕಳಶ ಸ್ಥಾಪನೆ ನೆರವೇರಿದರೆ, ಮೇ 1ರ ವೈಶಾಖ ಏಕಾದಶಿಯಂದು ಹಲವು ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು.

ರಥೋತ್ಸವ: ಹೋಮ, ಮಹಾಭಿಷೇಕ ಬಳಿಕ ಪ್ರಾರಂಭವಾದ ರಥೋತ್ಸವ ಮಧ್ಯಾಹ್ನದವರೆಗೂ ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಸಾವಿರಾರು ಮಂದಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಶಾರದಾದೇವಿಯ ಕೃಪೆ ಪಾತ್ರರಾದರು. ಹಾಗೆಯೇ ನಾಳೆ(ಮೇ 3) ಬೆಳಗ್ಗೆ 9 ಗಂಟೆಗೆ ಧರ್ಮೋಪನಯನ ಕಾರ್ಯಕ್ರಮ ನಡೆಯಲಿದೆ.

ಮೇ 5ರಂದು ಶನಿ ಮಹಾಶಾಂತಿ, ಕುಜಶಾಂತಿ

ಮೈಸೂರು: ನಗರದ ದೇವರಾಜ ಮೊಹಲ್ಲಾದಲ್ಲಿರುವ ಶ್ರೀ ಅಮೃತೇಶ್ವರ ದೇವಸ್ಥಾನದಲ್ಲಿ ಮೇ 5ರಂದು ಶುಕ್ರವಾರ ಹುಣ್ಣಿಮೆ ಪ್ರಯುಕ್ತ ಮೀನ, ತುಲಾ, ಕರ್ಕಾಟಕ, ಮಕರ, ಕುಂಭ, ರಾಶಿಯವರಿಗೆ ವಿಶೇಷ ಸಂಕಲ್ಪದೊಂದಿಗೆ ಶನಿ ಮಹಾಶಾಂತಿ ಮತ್ತು ಕುಜಮಹಾಶಾಂತಿ, ಆರೋಗ್ಯಕ್ಕಾಗಿ ಮಹಾ ಮೃತ್ಯುಂಜಯ ಹೋಮ ಬಾಧಾನಿವಾರಕ ಮಹಾ ಸುದರ್ಶನ ಹೋಮ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಏರ್ಪಡಿಸಲಾಗಿದೆ. ಬೆಳಗ್ಗೆ 9.30ಗೆ ಪ್ರಾರಂಭವಾಗಿ 12.30ಗೆ ಪೂರ್ಣಾಹುತಿ. ಮಾಹಿತಿಗೆ ಮೈಕುಮಾರ್ (ಜಾತಕ ವಿಮರ್ಶಕ)ರನ್ನು 9342183392,9845183399 ಸಂಪರ್ಕಿಸಬಹುದು.

Printed by T.S. Gopinath, Published by M. Govinde Gowda on behalf of Academy Newspapers Private Limited, 15-C Industrial 'A' Layout, Bannimantap, Mysore-570 015 and Printed at Academy Newspapers Private Limited, 15-C Industrial 'A' Layout, Bannimantap, Mysore-570 015 and Published at 15-C Industrial 'A' Layout, Bannimantap, Mysore-570 015, Editor: M. Govinde Gowda Ph: 2496520 / 2496521 / 2496526 / 2496527 / 2496528. Fax: 0821-2496525. CITY OFFICES: Visveswaraya Building, III Floor, K.R. CIRCLE, MYSORE-570 001, Ph: 2431774 and No. 114, D. DEVARAJ URS ROAD (Opposite Big Bus), MYSORE-570 001. Ph: 2428695. RNI Reg. No. 36581 / 1980 E-mail address: news@mysurumithra.com For advertisements: ad@mysurumithra.com

ಮೈಸೂರು ಮಿತ್ರ

5 ಕೆಜಿ ಅಕ್ಕಿಯೊಂದಿಗೆ 5 ಕೆಜಿ ಸಿರಿಧಾನ್ಯ, ಪ್ರತಿದಿನ ಅರ್ಧ ಲೀಟರ್ ಹಾಲು, ಹಬ್ಬಕ್ಕೆ ಉಚಿತ ಸಿಲಿಂಡರ್: ಬಿಜೆಪಿ ಪ್ರಣಾಳಿಕೆ ಬಿಡುಗಡೆ



ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಡಾ.ಸುಧಾಕರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

ಬೆಂಗಳೂರು, ಮೇ 2– ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿರುವ ಬಿಜೆಪಿಯು, ಅಧಿಕಾರಕ್ಕೆ ಬಂದರೆ ಪಡಿತರದಲ್ಲಿ 5 ಕೆಜಿ ಅಕ್ಕಿ ಜೊತೆಗೆ 5 ಕೆಜಿ ಸಿರಿಧಾನ್ಯ ವಿತರಣೆ ಹಾಗೂ ಬಿಪಿಎಲ್ ಕುಟುಂಬಕ್ಕೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ನೀಡುವ ಭರವಸೆಯನ್ನು ನೀಡಿದೆ.

ಸೋಮವಾರ ಬೆಂಗಳೂರಿನ ಶಾಂಗ್ರಿ ಲಾ ಹೋಟೆಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಣಾಳಿಕೆ ಸಲಹಾ ಸಮಿತಿ ಸಂಚಾಲಕ ಮತ್ತು ಸಚಿವ ಡಾ.ಕೆ.ಸುಧಾಕರ್, ಪ್ರಣಾಳಿಕೆ ಸಿದ್ಧಪಡಿಸಲು 38 ವಿವಿಧ ವಿಭಾಗ, 178 ಕ್ಷೇತ್ರಗಳಲ್ಲಿ ಸಲಹೆ ಪಡೆಯಲಾಗಿದೆ. ಮಿಸ್ಡ್ ಕಾಲ್ ಮೂಲಕ 29,306 ಸಲಹೆ ಸೇರಿ ಒಟ್ಟು 6 ಲಕ್ಷ ಸಲಹೆ ಬಂದಿವೆ. ಎಲ್ಲವನ್ನೂ ಪರಿಶೀಲನೆ ನಡೆಸಿದ್ದೇವೆ. 17 ರಾಷ್ಟ್ರೀಯ ನಾಯಕರು ಪ್ರಣಾಳಿಕೆ ಸಿದ್ಧಪಡಿಸಲು ಸಹಕರಿಸಿದ್ದಾರೆ. ತಜ್ಞರ ಕಡೆಯಿಂದ 900 ಸಲಹೆ ಬಂದಿವೆ, 50 ಕ್ಷೇತ್ರ ತಜ್ಞರ ಸಲಹೆ ಬಂದಿದೆ ಎಂದು ಜೆ.ಪಿ.ನಡ್ಡಾ ಹೇಳಿದರು.

ಆರೋಗ್ಯಯುಕ್ತ ನಾಡು, ಯುವಕರ ಸಬಲೀಕರಣ, ಮಹಿಳೆಯರು ಮುಖ್ಯವಾಹಿನಿಗೆ ಮತ್ತು ವೃದ್ಧರು, ಅಂಗವಿಕಲರು, ವಿಧವೆಯರಿಗೆ ಅನುಕೂಲಕರ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಸಿಲಿಂಡರ್ ಬೆಲೆ ಬಗ್ಗೆಯೂ ಪ್ರಣಾಳಿಕೆಯಲ್ಲಿದೆ ಎಂದು ತಿಳಿಸಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಬೇರೆ ಪಕ್ಷದ ರೀತಿ ಸುಳ್ಳು ಭರವಸೆ ಕೊಡದೆ ಈಡೇರಿಸುವ ಭರವಸೆ ಕೊಡುತ್ತಿದ್ದೇವೆ. ಕಾಂಗ್ರೆಸ್ 13 ರಾಜ್ಯದಲ್ಲಿ ಭರವಸೆ ನೀಡಿದ್ದರೂ ಜನರು ತಿರಸ್ಕಾರ ಮಾಡಿದ್ದಾರೆ. ಜನರಿಗೆ ಅವರ ಮೇಲೆ ವಿಶ್ವಾಸ ಇಲ್ಲ, ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಭರವಸೆ ಈಡೇರಿಸಲಾಗಿಲ್ಲ, ಹಾಗಾಗಿ ಅವರನ್ನು ಜನ ನಂಬಲ್ಲ ಎಂದು ನಡ್ಡಾ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಇಡೀ ರಾಷ್ಟ್ರದ ಆಡಳಿತ ಚುಕ್ಕಾಣಿ ಹಿಡಿದಿರುವ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಪಕ್ಷ, ದೇಶದ ಆಡಳಿತದಲ್ಲಿ ದಿಕ್ಸೂಚಿ ಪಾತ್ರ ವಹಿಸುತ್ತಿದೆ. ದೇಶವನ್ನು, ರಾಜ್ಯವನ್ನು ಗಮನದಲ್ಲಿರಿಸಿಕೊಂಡು ಪ್ರಣಾಳಿಕೆ ಮಾಡಬೇಕು, ಆಡಳಿತ ನಡೆಸಬೇಕಿದೆ. ಅತ್ಯಂತ ಪ್ರಬಲ ರಾಜ್ಯಗಳ ಒಕ್ಕೂಟವೇ ದೇಶದ ಬಲ. ಕರ್ನಾಟಕದ ಅಭ್ಯುದಯಕ್ಕೆ ಪೂರಕವಾಗಿ ಪ್ರಣಾಳಿಕೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಡಾ.ಸುಧಾಕರ್, ಮಾಜಿ ಸಚಿವ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿ ಏನೇನಿದೆ...

● ಬಿಪಿಎಲ್ ಕುಟುಂಬಗಳಿಗೆ ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ ಉಚಿತವಾಗಿ ವಿತರಣೆ. ● ಕೈಗೆಟಕುವ ದರದಲ್ಲಿ ಗುಣಮಟ್ಟದ ಮತ್ತು ಅರೋಗ್ಯಕರ ಆಹಾರವನ್ನು ಒದಗಿಸಲು ರಾಜ್ಯದ ಪ್ರತಿ ನಗರಪಾಲಿಕೆಯ ವಾರ್ಡ್‌ಗಳಲ್ಲಿ 'ಅಟಲ್ ಆಹಾರ ಕೇಂದ್ರ' ಸ್ಥಾಪನೆ. ● 'ಪೋಷಣೆ' ಯೋಜನೆ ಮೂಲಕ ಪ್ರತಿ ಬಿಪಿಎಲ್ ಕುಟುಂಬಗಳಿಗೆ ಪ್ರತಿದಿನ ಅರ್ಧ ಲೀಟರ್ ನಂದಿನಿ ಹಾಲು ಮತ್ತು ಪ್ರತಿ ತಿಂಗಳು 5 ಕೆ.ಜಿ. ಶ್ರೀ ಅನ್ನ ಸಿರಿಧಾನ್ಯವನ್ನು ಒಳಗೊಂಡ ಪಡಿತರ ಕಿಟ್.

● ಉನ್ನತ ಮಟ್ಟದ ಸಮಿತಿಯ ಶಿಫಾರಸ್ಸಿನ ಆಧಾರದ ಮೇಲೆ ಕರ್ನಾಟಕದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿ. ● ರಾಜ್ಯಾದ್ಯಂತ ನಿವೇಶನ ರಹಿತ/ ವಸತಿ ರಹಿತ ನಿವಾಸಿಗಳಿಗೆ ಸರ್ವರಿಗೂ ಸೂರು ಯೋಜನೆ'ಯಡಿ 10 ಲಕ್ಷ ವಸತಿ ನಿವೇಶನಗಳ ಕಂದಾಯ ಇಲಾಖೆ ಮೂಲಕ ಹಂಚಿಕೆ. ● 'ಒನಕೆ ಓಬವ್ವ 'ಸಾಮಾಜಿಕ ನ್ಯಾಯ ನಿಧಿ' ಯೋಜನೆ ಪ್ರಾರಂಭ. ಈ ಯೋಜನೆಯಡಿ ಎಸ್ಸಿ, ಎಸ್ಟಿ ಸಮುದಾಯದ ಮಹಿಳೆಯರು 5 ವರ್ಷಗಳ ಅವಧಿಗೆ ಮಾಡುವ ಸ್ಥಿರ ಠೇವಣಿಗಳ ಮೇಲೆ 10 ಸಾವಿರದವರೆಗೆ ತಾಳೆಯಾಗುವ ಠೇವಣಿ. ● ಬೆಂಗಳೂರಿನ ಅಪಾರ್ಟ್‌ಮೆಂಟ್‌ಗಳಲ್ಲಿ 'ಸುಲಲಿತ ಜೀವನ'ಕ್ಕೆ ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಕಾಯಿದೆ 1972ಕ್ಕೆ ಸೂಕ್ತ ತಿದ್ದುಪಡಿ ಹಾಗೂ ಕುಂದು–ಕೊರತೆಗಳ ಪರಿಹಾರಕ್ಕೆ ಆನ್‌ಲೈನ್ ವ್ಯವಸ್ಥೆ ಅನುಷ್ಠಾನ. ● 'ವಿಶ್ವೇಶ್ವರಯ್ಯ ವಿದ್ಯಾ ಯೋಜನೆ' ಯಡಿ ಸರ್ಕಾರಿ ಶಾಲೆಗಳನ್ನು ಅತ್ಯುನ್ನತ ಶ್ರೇಣಿಗೇರಿಸುವ ನಿಟ್ಟಿನಲ್ಲಿ ಪ್ರಬುದ್ಧರು ಹಾಗೂ ಸಂಸ್ಥೆಗಳ ಜತೆ ಸಹಭಾಗಿತ್ವ. ● 'ಸಮನ್ವಯ ಯೋಜನೆ' ಅಡಿ ತ್ವರಿತಗತಿಯಲ್ಲಿ SME ಮತ್ತು ITIಗಳ ನಡುವೆ ಸಮನ್ವಯತೆ. ಪ್ರತಿಭಾವಂತ ಯುವ ವೃತ್ತಿಪರರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಕ್ರಿಯಾತ್ಮಕ ಪರಿಸರ ವ್ಯವಸ್ಥೆ ನಿರ್ಮಾಣ. ● ಐಎಎಸ್, ಕೆಎಎಸ್, ಬ್ಯಾಂಕಿಂಗ್, ಸರ್ಕಾರಿ ಉದ್ಯೋಗಾಕಾಂಕ್ಷಿಗಳು ತರಬೇತಿ ಪಡೆಯಲು ಆರ್ಥಿಕ ಪ್ರೋತ್ಸಾಹವನ್ನು ನೀಡುವ ಮೂಲಕ ಮಹತ್ವಾಕಾಂಕ್ಷೆಯ ಯುವ ಜನರಿಗೆ ವೃತ್ತಿ ಬೆಂಬಲ. ● 'ಮಿಷನ್ ಸ್ವಾಸ್ಥ್ಯ ಕರ್ನಾಟಕ'ದ ಅಡಿ ಸರ್ಕಾರಿ ಆಸ್ಪತ್ರೆ, ಆರೋಗ್ಯ ಕೇಂದ್ರಗಳಲ್ಲಿನ ಮೂಲಸೌಕರ್ಯಗಳನ್ನು ಸುಧಾರಿಸುತ್ತೇವೆ. ಮಹಾನಗರ ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಲ್ಯಾಬೊರೇಟರಿ ಸೌಲಭ್ಯ ಹೊಂದಿರುವ ನಮ್ಮ ಕ್ಲಿನಿಕ್ ಸ್ಥಾಪಿಸುತ್ತೇವೆ. ಹಾಗೂ ಹಿರಿಯ ನಾಗರಿಕರಿಗೆ ಪ್ರತಿ ವರ್ಷ ಉಚಿತವಾಗಿ ಸಂಪೂರ್ಣ ಆರೋಗ್ಯ ತಪಾಸಣೆ ಸೌಲಭ್ಯ. ● ನಮ್ಮ ಮುಂದಿನ ಪೀಳಿಗೆಗಾಗಿ ಬೆಂಗಳೂರನ್ನು ಅಭಿವೃದ್ಧಿಪಡಿಸಿ, ಅದನ್ನು 'ರಾಜ್ಯ ರಾಜಧಾನಿ ಪ್ರದೇಶ' ಎಂದು ಗುರುತಿಸಲಾಗುತ್ತದೆ. ತಂತ್ರಜ್ಞಾನ ಆಧಾರಿತ ನಗರ ಅಭಿವೃದ್ಧಿ ಕಾರ್ಯಕ್ರಮವನ್ನು ಕಾರ್ಯಗತಗೊಳಿಸುತ್ತೇವೆ. ಸುಲಲಿತ ಜೀವನಕ್ಕೆ ಅನುವು ಮಾಡಿಕೊಡುವ ಸುಸಂಘಟಿತ ಸಾರಿಗೆ ಜಾಲ ಸೃಷ್ಟಿಸುತ್ತೇವೆ. ಅಲ್ಲದೇ, ಬೆಂಗಳೂರನ್ನು ಡಿಜಿಟಲ್ ಇನ್ನೋವೇಶನ್ ಜಾಗತಿಕ ಕೇಂದ್ರವಾಗಿ ರೂಪಿಸಲು ಪೂರಕ ಪರಿಸರ ವ್ಯವಸ್ಥೆ.

● ಕರ್ನಾಟಕವನ್ನು ಎಲೆಕ್ಟ್ರಿಕ್ ವಾಹನಗಳ ಪ್ರಮುಖ ಕೇಂದ್ರವನ್ನಾಗಿ ರೂಪಿಸಿ, ಪೂರಕವಾಗಿ, ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, 1,000 ಸ್ಟಾರ್ಟ್ ಅಪ್‌ಗಳಿಗೆ ಪ್ರೋತ್ಸಾಹ, ಹಾಲಿ ಇರುವ ಬಿಎಂಟಿಸಿ ಬಸ್‌ಗಳನ್ನು ಎಲೆಕ್ಟ್ರಿಕ್ ಬಸ್‌ಗಳಾಗಿ ಪರಿವರ್ತಿಸುತ್ತೇವೆ. ಜತೆಗೆ ಬೆಂಗಳೂರಿನ ಹೊರವಲಯದಲ್ಲಿ 'ಇವಿ ಸಿಟಿ' ಅಭಿವೃದ್ಧಿ ● ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕಿರು ಶೀತಲೀಕರಣ ಸೌಲಭ್ಯಗಳು ಮತ್ತು ಕೃಷಿ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು 2 30,000 ಕೋಟಿ ಮೊತ್ತದ 'ಕೆ–ಅಗಿ ಫಂಡ್' ಸ್ಥಾಪಿಸುತ್ತೇವೆ. ಎಪಿಎಂಸಿಗಳ ಆಧುನೀಕರಣ ಮತ್ತು ಡಿಜಿಟಲೀಕರಣ ಮಾಡುತ್ತೇವೆ. ಕೃಷಿ ಯಾಂತ್ರೀಕರಣಕ್ಕೆ ಒತ್ತು ನೀಡುತ್ತೇವೆ. ಜತೆಗೆ, 5 ಹೊಸ ಕೃಷಿ ಆಧಾರಿತ ಕೈಗಾರಿಕಾ ಕ್ಲಸ್ಟರ್‌ಗಳು ಮತ್ತು 3 ಹೊಸ ಆಹಾರ ಸಂಸ್ಕರಣಾ ಪಾರ್ಕ್‌ಗಳ ಸ್ಥಾಪನೆ. ● ಅತ್ಯಾಧುನಿಕ ಮೂಲಸೌಕರ್ಯಗಳನ್ನು ಒದಗಿಸಿ ಕರ್ನಾಟಕವನ್ನು ದೇಶದ ಅತ್ಯಂತ ಮೆಚ್ಚಿನ ಪ್ರವಾಸಿ ತಾಣವನ್ನಾಗಿ ರೂಪಿಸಲು ಕಲ್ಯಾಣ ಸರ್ಕ್ಯೂಟ್ ಬನವಾಸಿ ಸರ್ಕ್ಯೂಟ್, ಪರಶುರಾಮ ಸರ್ಕ್ಯೂಟ್ ಮತ್ತು ಕಾವೇರಿ ಸರ್ಕ್ಯೂಟ್ ಗಾಣಗಾಪುರ ಕಾರಿಡಾರ್ ಅನ್ನು ಅಭಿವೃದ್ಧಿಗೆ 91,500 ಕೋಟಿ ವಿನಿಯೋಗ. ● ಉತ್ಪಾದನಾ ವಲಯದಲ್ಲಿ 10 ಲಕ್ಷ ಉದ್ಯೋಗಗಳನ್ನು ಬೆಂಗಳೂರಿನ ಆಚೆ ಸೃಷ್ಟಿಸುವ ಲಾಜಿಸ್ಟಿಕ್ಸ್ ಕೈಗಾರಿಕಾ ಕ್ಲಸ್ಟರ್‌ಗಳು, ಸಂಪರ್ಕ ಮತ್ತು ರಫ್ತು ಸೌಲಭ್ಯಗಳನ್ನು ಒಳಗೊಂಡ ಸಮಗ್ರ ಯೋಜನೆಯನ್ನು ಸಂಯೋಜಿಸುವ ಮೂಲಕ 'ಉತ್ಪಾದನಾ ಆಧರಿತ ಪ್ರೋತ್ಸಾಹ' ಯೋಜನೆಯ ವ್ಯಾಪ್ತಿಯನ್ನು ವಿಸ್ತರಿಸುತ್ತೇವೆ.



ಚಾಮುಂಡೇಶ್ವರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಕವೀಶ್‌ಗೌಡ ಅವರು ರಮಾಬಾಯಿನಗರದಲ್ಲಿ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಬಿಜೆಪಿ ಪ್ರಣಾಳಿಕೆಯಲ್ಲಿ ಪಂಚರತ್ನ ಯೋಜನೆ ನಕಲು ಮಾಡಿದ್ದಾರೆ

ರಾಯಚೂರು, ಮೇ 2– ಬಿಜೆಪಿಯವರು ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಪಂಚರತ್ನ ವಿಷಯಗಳನ್ನು ನಕಲು ಮಾಡಿದ್ದಾರೆ. ನಮ್ಮ ಹಲವು ಯೋಜನೆಗಳನ್ನು ಬಿಜೆಪಿಯವರು ಕಾಪಿ ಮಾಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಅವರು, ಇಸ್ರೇಲ್ ಮಾದರಿಯ ನೀರಾವರಿ ಯೋಜನೆ ಸಮ್ಮಿಶ್ರ ಸರ್ಕಾರದ ಯೋಜನೆ. ಈಗ ಅದನ್ನು ಬಿಜೆಪಿಯವರು ನಕಲು ಮಾಡಿದ್ದಾರೆ. 3 ಸಿಲಿಂಡರ್ ಕೊಡುತ್ತೇವೆ ಎನ್ನುತ್ತಾರೆ. ಅದರಿಂದ ಏನು ಉಪಯೋಗ ಬಿಜೆಪಿಯವರು ಸಿಲಿಂಡರ್ ರೇಟ್ ನೆನಪಿಸಲು ಕೊಡುತ್ತಾರಾ. ಸರ್ಕಾರ ಇದ್ದಾಗಲೇ ಸಿಲಿಂಡರ್ ಕೊಡಬಹುದಿತ್ತು ದಸರಾ, ದೀಪಾವಳಿ ಗಣೇಶ ಹಬ್ಬಕ್ಕೊಂದು ಸಿಲಿಂಡರ್ ಕೊಡುತ್ತಾರ ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಸಾಲಮನ್ನಾ ಮಾಡಲಿಲ್ಲ



ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಸಿದ್ದರಾಮಯ್ಯ ಅವರಿಗೆ ಬಿಡುವಿಲ್ಲದ ಕಾರ್ಯಕ್ರಮದಲ್ಲಿ ನೆನಪಿನ ಶಕ್ತಿ ಕಡಿಮೆಯಾಗಿದ್ದರೆ ನಾನೇ ನೆನಪು ಮಾಡುತ್ತೇನೆ. ಎರಡು ಸಾರಿ ಸಾಲಮನ್ನಾ ಮಾಡಿದ್ದು ಜೆಡಿಎಸ್ ಸರ್ಕಾರ. 75 ವರ್ಷ ಆಡಳಿತ ಮಾಡಿದವರು ಈಗ ನಿರುದ್ಯೋಗ ಭತ್ಯೆ ಕೊಡುತ್ತೇನೆ ಎನ್ನುತ್ತಿದ್ದಾರೆ. ಎಷ್ಟು ಜನರಿಗೆ ನಿರುದ್ಯೋಗ ಭತ್ಯೆ ಕೊಡುತ್ತೀರಿ ಅದನ್ನು ನಿಮ್ಮ ಅವಧಿಯಲ್ಲಿ ಯಾಕೆ ಕೊಡಲಿಲ್ಲ ಎಂದು ಕಿಡಿಕಾರಿದರು.

ಹಲವಾರು ವರ್ಗದ ಜನರಿಗೆ ನೀವು ಇನ್ನೂ ಕೈಒಡ್ಡುವ ಸ್ಥಿತಿಯಲ್ಲಿದ್ದೀರಿ ಎಂದು ಎರಡು ರಾಷ್ಟ್ರೀಯ ಪಕ್ಷಗಳು ಹೇಳುತ್ತಿವೆ. ಜಿಎಸ್‌ಟಿ ಸಂಗ್ರಹದ ದುಡ್ಡು ಎಲ್ಲಿ, ಯಾವ ಕಂಪನಿಗೆ ಹೋಗುತ್ತಿದೆ, ಬಡವರ ಪರಿಸ್ಥಿತಿ ಸುಧಾರಣೆಗೆ ಬಂಡವಾಳ ಹಾಕುತ್ತಿದ್ದಿರೋ ಅಥವಾ ನಾಲ್ಕೈದು ಕಂಪನಿ ಅಭಿವೃದ್ಧಿಗೆ ಹಾಕ್ತಿರಾ. ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ಏನು ಮಾಡಿದೆ. ನಮ್ಮ ಆಡಳಿತಾವಧಿ ಬಗ್ಗೆ ಚರ್ಚೆ ಮಾಡುವ ನೈತಿಕತೆ ಯಾರೂ ಉಳಿಸಿಕೊಂಡಿಲ್ಲ. ನಮ್ಮ ಪಂಚರತ್ನ ಕಾರ್ಯಕ್ರಮಕ್ಕೂ ಇವರ ಕಾರ್ಯಕ್ರಮಕ್ಕೂ ಬಹಳ ವ್ಯತ್ಯಾಸವಿದೆ ಎಂದರು.

> "ಬಿಜೆಪಿ ಮೊದಲು ತಮ್ಮ ಹಿಂದಿನ ಪ್ರಣಾಳಿಕೆ ರಿಪೋರ್ಟ್ ಕಾರ್ಡ್ ನೀಡಿ ಹೊಸ ಭರವಸೆಗಳ ಬಗ್ಗೆ ಮಾತಾಡಲಿ. ಬಿಜೆಪಿಯ ಸುಳ್ಳಿನ ಪ್ರಣಾಳಿಕೆಯನ್ನು ಗುಜರಿ ವ್ಯಾಪಾರಿಗಳೂ ಖರೀದಿಸುವುದಿಲ್ಲ'.
> –ಕಾಂಗ್ರೆಸ್ ವ್ಯಂಗ್ಯ

ಇಂದು ಮೈಸೂರಲ್ಲಿ ಡಿಕೆಶಿ ಮತ ಪ್ರಚಾರ

ಮೈಸೂರು,ಮೇ2(ಎಸ್‌ಬಿಡಿ)–ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೈಸೂರಿನಲ್ಲಿ ಬುಧವಾರ ಬಿರುಸಿನ ಪ್ರಚಾರ ನಡೆಸಿ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 12ಕ್ಕೆ ನಂಜನಗೂಡಿಗೆ ಆಗಮಿಸುವ ಅವರು, ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಪರ ಪ್ರಚಾರ ನಡೆಸಲಿದ್ದಾರೆ. ಅಲ್ಲಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದ ಗಂಡಸಿ, ಮೇಲುಕೋಟೆಯಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ನಂತರ ಮೈಸೂರಿನ ವಿಧಾನಸಭಾ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಗುರುವಾರ ಬೆಳಗ್ಗೆ 9.30ಕ್ಕೆ ಕುಮಟಾ ಕ್ಷೇತ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಡಿಕೆಶಿ ಪರಿಷ್ಕೃತ ಪ್ರವಾಸ ಪಟ್ಟಿಯಲ್ಲಿ ತಿಳಿಸಲಾಗಿದೆ.



ಇಂದಿನಿಂದ ಫಾರ್ಮಸಿ, ಲೈಫ್ ಸೈನ್ಸ್ ಶಿಬಿರ

ಮೈಸೂರು,ಮೇ 2–ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ, ಶ್ರೀ ಶಿವರಾತ್ರೀಶ್ವರ ಧಾರ್ಮಿಕ ದತ್ತಿ ಹಾಗೂ ಜೆಎಸ್‌ಎಸ್ ಮಹಾವಿದ್ಯಾಪೀಠ ಸಂಯುಕ್ತಾಶ್ರಯದಲ್ಲಿ ಇದೇ ಮೇ 3ರಿಂದ 5ರವರೆಗೆ ಶ್ರೀ ಸುತ್ತೂರು ಕ್ಷೇತ್ರದಲ್ಲಿ ಫಾರ್ಮಸಿ ಮತ್ತು ಲೈಫ್ ಸೈನ್ಸ್ ವಿದ್ಯಾರ್ಥಿಗಳ ಶಿಬಿರವನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ದಿವ್ಯ ಸಾನ್ನಿಧ್ಯದಲ್ಲಿ ಆಯೋಜಿಸಲಾಗಿದೆ. ಸ್ವಾಮಿ ಮಹಾಮೇದಾನಂದ, ಎಸ್.ಪ್ರವೀಣ್‌ಕುಮಾರ್, ಡಾ.ಅರುಣ್ ರಾಮನಗರಂ, ಡಾ.ಶಿವರಾಜ್ ಪಾಟೀಲ್, ಹರೀಶ್ ಎಂ.ಕೊಡೆಂದೇರ, ಡಾ.ಖಾದರ್ ವಾಲಿ ಹಾಗೂ ಡಾ.ಮೈಸೂರು ಎಂ.ಮಂಜುನಾಥ್ ಅವರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಪ್ರತಿದಿನ ಸಾಮೂಹಿಕ ಪ್ರಾರ್ಥನೆ, ಯೋಗ ಮತ್ತು ಧ್ಯಾನ, ದೇಸಿ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿರುತ್ತವೆ.



ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇಲವಾಲ ಗ್ರಾಮದ ಮುಖಂಡರಾದ ನಿಖಿಲ್, ನವೀನ್, ಅನಿಲ್, ಪುನೀತ್, ಶಿವು, ಮೊಹಮ್ಮದ್ ಸಲ್ಮಾನ್, ಮೊಹಮ್ಮದ್ ನೂರ್, ಮೊಹಮ್ಮದ್ ಸಾಹಿಬ್, ಥೈಯ್ಯಿಬ್ ಖಾನ್ ಸೇರಿದಂತೆ ಇನ್ನಿತರರು ಶಾಸಕ ಜಿ.ಟಿ.ದೇವೇಗೌಡ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಈ ವೇಳೆ ಮುಖಂಡರಾದ ಸುಧಾಕರ್, ಸ್ವಾಮಿಗೌಡ, ರಮೇಶ್, ಶಿವಲಿಂಗೇಗೌಡ, ಪುಟ್ಟಸ್ವಾಮಿ ಇನ್ನಿತರರು ಉಪಸ್ಥಿತರಿದ್ದರು.

ಚುನಾವಣಾ ಪದ್ಧತಿ ಸುಧಾರಣೆಗೆ ಚುನಾವಣಾಧಿಕಾರಿಗೆ ರೈತರ ಮನವಿ

ಮೈಸೂರು, ಮೇ.2(ಎಸ್‌ಪಿಎನ್)– ಪ್ರಸ್ತುತ ಚುನಾವಣಾ ವ್ಯವಸ್ಥೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಚುನಾವಣೆಯಲ್ಲಿ ಅಕ್ರಮ ವೆಸಗುವ ವ್ಯಕ್ತಿಗಳಿಗೆ ಯಾವುದೇ ಕಾನೂನು ಕ್ರಮವಾಗುತ್ತಿಲ್ಲ. ಹಾಗಾಗಿ ಈಗಿನ ಚುನಾವಣಾ ಪದ್ಧತಿಗೆ ಮತ್ತಷ್ಟು ಸುಧಾರಣೆ ತರುವಂತೆ ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರಾಜ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವ ವ್ಯಕ್ತಿಗಳು ಬಂಡವಾಳ ಶಾಹಿಗಳು, ಉದ್ಯಮಿಗಳು ಸೇರಿದಂತೆ ಅಪರಾಧ ಚರಿತ್ರೆ ಉಳ್ಳವರು. ಈಗಿನ ಚುನಾವಣಾ ಪದ್ಧತಿಗೆ ಮತ್ತಷ್ಟು ಸುಧಾರಣೆ ತರಬೇಕು ಎಂಬ ಅಂಶವೂ ಸೇರಿದಂತೆ ಒಟ್ಟು 10 ಅಂಶಗಳುಳ್ಳ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದಾರೆ.

ಆರ್ಥಿಕ ಅಪರಾಧ ಮತ್ತು ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಗಳು ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಈ ವ್ಯಕ್ತಿಗಳು ಚುನಾವಣೆ ಗೆಲ್ಲಲು ಅಕ್ರಮ ಮಾರ್ಗ ಅನುಸರಿಸುತ್ತಿದ್ದಾರೆ. ಈ ಚುನಾವಣಾ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕಾದರೆ, ಈಗಿನ ಚುನಾವಣಾ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆ ತರಬೇಕು ಎಂದು ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸ ಲಾಗಿದೆ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಡಿಕೆಶಿ ಆಹ್ವಾನ: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ರೈತ ಸಮಸ್ಯೆಗಳ ಚರ್ಚಿಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇ 6ರಂದು ಆಹ್ವಾನಿಸಿದ್ದು, ಅವರೊಂದಿಗೆ ಚರ್ಚಿಸಿದ ನಂತರ ರೈತ ಪ್ರಣಾಳಿಕೆ ಕುರಿತು ಮತದಾರರ ಜಾಗೃತಿ ಅಭಿಯಾನ ಅಂತಿಮಗೊಳಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಕಾಳಿ ದೇವಿಗೆ ಅವಹೇಳನ: ಉಕ್ರೇನ್‌ನ ಉಪ ವಿದೇಶಾಂಗ ಸಚಿವರಿಂದ ಕ್ಷಮೆಯಾಚನೆ

ನವದೆಹಲಿ: ಉಕ್ರೇನ್ ರಕ್ಷಣಾ ಸಚಿವಾಲಯವು ಕಾಳಿದೇವಿಯ ಅವಹೇಳನ ಮಾಡಿರುವ ಬಗ್ಗೆ ಉಪ ವಿದೇಶಾಂಗ ಸಚಿವ ಎಮಿನ್ ಝಪರೋವಾ ವಿಷಾದ ವ್ಯಕ್ತಪಡಿಸಿದ್ದಾರೆ. ಈ ಕೃತ್ಯಕ್ಕೆ ಕ್ಷಮೆಯಾಚಿಸಿರುವ ಅವರು ನಾವು 'ವಿಶಿಷ್ಟ ಭಾರತೀಯ ಸಂಸ್ಕೃತಿ'ಯನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. ಕಾಳಿ ದೇವಿಗೆ ಅವಹೇಳನ ಮಾಡಿರುವುದಕ್ಕೆ ಭಾರತೀಯರು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆ ಉಕ್ರೇನ್‌ನ ರಕ್ಷಣಾ ಸಚಿವಾಲಯವು ಕಾಳಿ ದೇವಿಯನ್ನು ತಪ್ಪಾಗಿ ನಿರೂಪಿಸಿದ್ದಕ್ಕಾಗಿ ನಾವು ವಿಷಾದಿಸುತ್ತೇವೆ. ಉಕ್ರೇನ್ ಪರ ಸ್ವಾಗೌರವ, ಸ್ನೇಹದ ಉತ್ಸಾಹದಲ್ಲಿ ಸಹಕಾರ ಹೆಚ್ಚಿಸಲು ನಿರ್ಧರಿಸುತ್ತದೆ ಎಂದಿದ್ದಾರೆ.



ಚಾಮುಂಡೇಶ್ವರಿ ಕ್ಷೇತ್ರದ ಚಿಕ್ಕೇಗೌಡನಕೊಪ್ಪಲಿನಲ್ಲಿ ನಾಯಕ ಜನಾಂಗದ ಮುಖಂಡರಾದ ಯಜಮಾನ್ ಹುಚ್ಚಪ್ಪ, ಸುರೇಶ್, ರವಿ ಜೆಡಿಎಸ್ ತೊರೆದು ಜಿ.ಪಂ. ಮಾಜಿ ಸದಸ್ಯ ಅರುಣ್‌ಕುಮಾರ್, ಹಳೆಕಾಮನಕೊಪ್ಪಲು ಕರೀಗೌಡ, ಸಂದೀಪ್ ಸಿದ್ದೇಗೌಡರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈ ವೇಳೆ ಗ್ರಾ.ಪಂ. ಮಾಜಿ ಅಧ್ಯಕ್ಷ ಶಿವೇಗೌಡ, ಬಸವೇಗೌಡ, ಗ್ರಾಮಸ್ಥರು ಇದ್ದರು.

ಮೇ 8, ವೇದ, ವಿಷ್ಣು ಸಹಸ್ರನಾಮ ತರಗತಿ

ಮೈಸೂರು, ಮೇ2– ಕುವೆಂಪುನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ಶ್ರೀ ರಮಣ ಜ್ಞಾನ ಟ್ರಸ್ಟ್ ವತಿಯಿಂದ ಮೇ 8ರಂದು ಆಯೋಜಿಸಿರುವ 'ವೇದ ತರಗತಿ' ನಾಗಭೂಷಣ್ ಅವರ ನೇತೃತ್ವದಲ್ಲಿ ಸಂಜೆ 4ರಿಂದ 5ರವರೆಗೆ ನಡೆಯಲಿದೆ. ಹಾಗೆಯೇ ಡಾ.ಚಂದನಾ ನೇತೃತ್ವದಲ್ಲಿ 'ವಿಷ್ಣು ಸಹಸ್ರನಾಮ' ಕಲಿಕೆಯನ್ನು ಸಂಜೆ 5ರಿಂದ 6ರವರೆಗೆ ಏರ್ಪಡಿಸಲಾಗಿದೆ. ಆಸ್ತಕರು ಮೊ.ನಂ:6360744105/ 9742100151 ಸಂಪರ್ಕಿಸಬಹುದು ಎಂದು ಟ್ರಸ್ಟ್ ವ್ಯವಸ್ಥಾಪಕ ಹೆಚ್.ಎಸ್.ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀವತ್ಸರನ್ನು 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿ

ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮನವಿ

ಮೈಸೂರು,ಮೇ 2(ಎಸ್‌ಬಿಡಿ)–ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ ಅವರನ್ನು 20 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ಮುಡಾ ಮಾಜಿ ಅಧ್ಯಕ್ಷ ಹೆಚ್.ವಿ.ರಾಜೀವ್ ಮನವಿ ಮಾಡಿದರು.

ಮೈಸೂರಿನ ಚಾಮುಂಡಿಪುರಂನ ಶಾರದಾನಿಕೇತನ ಭವನದಲ್ಲಿ ವಿಪ್ರ ಮಹಿಳಾ ಸಂಗಮ ಸಂಘಟನೆ ವತಿಯಿಂದ ಆಯೋಜಿಸಿದ್ದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರು ಹಾಗೂ ರಾಮಾನುಜಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಸ್ಥಾಪಿತವಾದ ದಿನದಿಂದಲೂ ಹಿಂದುತ್ವ ಪಾಲಿಸಿಕೊಂಡು ಬಂದಿದೆ. ಹಾಗೆಯೇ ಬ್ರಾಹ್ಮಣ ಸಮುದಾಯವೂ ಹಿಂದುತ್ವ ಪರಿಪಾಲಿಸಿಕೊಂಡು ಬಂದಿದ್ದಾರೆ. ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆ ಪರಿಪಾಲಿಸುವುದೇ ಹಿಂದುತ್ವ ಇದನ್ನು ಬೇರೆ ರೀತಿಯಲ್ಲಿ ವಿಶ್ಲೇಷಿಸಬಾರದು. ಕ್ಷೇತ್ರದಲ್ಲಿ 70 ಸಾವಿರಕ್ಕೂ ಹೆಚ್ಚು ಮಂದಿ ವಿಪ್ರರಿದ್ದಾರೆ. ಯಾವ ಕಾರಣಕ್ಕೂ ಮತದಾನದಿಂದ ವಂಚಿತರಾಗಬಾರದು. ಈ ಬಾರಿ ದಾಖಲೆ ಪ್ರಮಾಣದ ಮತದಾನವಾಗಬೇಕೆಂದು ಹೇಳಿದರು.

ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾಗಿ ಬೂತ್ ಮಟ್ಟದಿಂದ ಬೆಳೆದಿರುವ ಟಿಎಸ್.ಶ್ರೀವತ್ಸ, ಪಕ್ಷ ನೀಡಿದ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿಬಾಯಿಸಿದ್ದಾರೆ. ಪಕ್ಷ ಸಂಘಟನೆ ಜೊತೆಗೆ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಶ್ರಮಿಸಿದ್ದಾರೆ. ಹಾಗಾಗಿ ಇವರನ್ನು 20 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸುವ ನಿಟ್ಟಿನಲ್ಲಿ ಎಲ್ಲರೂ ಕೆಲಸ ಮಾಡಬೇಕಿದೆ ಎಂದರು.




ಮೈಸೂರು ಚಾಮುಂಡಿಪುರಂನ ಶಾರದಾನಿಕೇತನ ಭವನದಲ್ಲಿ ವಿಪ್ರ ಮಹಿಳಾ ಸಂಗಮ ಸಂಘಟನೆ ವತಿಯಿಂದ ಆಯೋಜಿಸಿದ್ದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರು ಹಾಗೂ ರಾಮಾನುಜಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮುಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಹೆಚ್.ವಿ.ರಾಜೀವ್ ಮಾತನಾಡಿದರು.

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಮಾತನಾಡಿ, ಮತ ಚಲಾವಣೆ ಪ್ರತಿಯೊಬ್ಬರ ಹಕ್ಕು ಯಾವ ಕಾರಣಕ್ಕೂ ಮತದಾನದಿಂದ ದೂರ ಉಳಿಯಬಾರದು. ಸಂಜೆವರೆಗೆ ಸಮಯವಿದೆ ಎಂದು ತಡ ಮಾಡದೆ ಅಗತ್ಯ ದಾಖಲೆಯೊಂದಿಗೆ ಬೆಳಗ್ಗೆಯೇ ಮತಗಟ್ಟೆಗೆ ತೆರಳಿ, ಮತ ಚಲಾಯಿಸಬೇಕು. ಬ್ರಾಹ್ಮಣ ಮತದಾರರು ಹೆಚ್ಚಿರುವ ಕೃಷ್ಣರಾಜ ಕ್ಷೇತ್ರದಲ್ಲಿ ಮತದಾನ ಪ್ರಮಾಣ ಹೆಚ್ಚಾಗಬೇಕು. ವಿಪ್ರ ಸಮುದಾಯದ ಶ್ರೀವತ್ಸ ಅವರಿಗೆ ಮತ ನೀಡಿ, ಆಶೀರ್ವದಿಸಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್.ಶ್ರೀವತ್ಸ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್, ವಿಪ್ರ ಮುಖಂಡರಾದ ನಂ.ಶ್ರೀಕಂಠಕುಮಾರ್, ಕೆ.ರಘುರಾಂ ವಾಜಪೇಯಿ, ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಮಾಜಿ ಸದಸ್ಯೆ ಸೌಭಾಗ್ಯ ಮೂರ್ತಿ, ಗೋಪಾಲ್‌ರಾವ್, ಎಂ.ಆರ್.ಬಾಲಕೃಷ್ಣ, ಸುಂದರೇಶನ್, ವಿಪ್ರ ಮಹಿಳಾ ಸಂಗಮದ ಅಧ್ಯಕ್ಷೆ ಡಾ.ಲಕ್ಷ್ಮೀ, ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ಸಂಘಟನಾ ಕಾರ್ಯದರ್ಶಿ ಅಜಯ್ ಶಾಸ್ತ್ರಿ, ಕಡಕೊಳ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಮಾನನಷ್ಟ ಮೊಕದ್ದಮೆ: ರಾಹುಲ್‌ಗೆ ಮಧ್ಯಂತರ ರಕ್ಷಣೆ ನೀಡಲು ನಕಾರ

ಅಹಮದಾಬಾದ್, ಮೇ 2– ಮೋದಿ ಸರ್‌ನೇಮ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನೀಡಲು ಗುಜರಾತ್ ಹೈಕೋರ್ಟ್ ಮಂಗಳವಾರ ನಿರಾಕರಿಸಿದೆ. 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಶಿಕ್ಷೆಗೆ ತಡೆ ನೀಡುವಂತೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ ಮನವಿಯನ್ನು ಗುಜರಾತ್ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಿತು. ಬೇಸಿಗೆ ರಜೆ ಮುಗಿದ ನಂತರ ಗುಜರಾತ್ ಹೈಕೋರ್ಟ್ ಇದರ ಬಗ್ಗೆ ತೀರ್ಪು ನೀಡಲಿದೆ. 2019ರ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿದ ಸೂರತ್ ನ್ಯಾಯಾಲಯವು 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಈ ದೋಷಾರೋಪಣೆಯ ನಂತರ, ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಯಿತು. ಸೂರತ್ ನ್ಯಾಯಾಲಯದ ತೀರ್ಪಿನ ವಿರುದ್ಧ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಗುಜರಾತ್ ಹೈಕೋರ್ಟ್ ಮಂಗಳವಾರ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆ ನಿರಾಕರಿಸಿದೆ. ರಜೆಯ ನಂತರ ಜೂನ್‌ನಲ್ಲಿ ತೀರ್ಪು ನೀಡುವುದಾಗಿ ನ್ಯಾಯಾಲಯ ಹೇಳಿದೆ. ಮೇ 5 ಹೈಕೋರ್ಟ್‌ನ ಕೊನೆಯ ಕಾರ್ಯಾಚರಣೆ ದಿನವಾಗಿದ್ದು, ಜೂನ್ 5ರಂದು ಇದು ಮತ್ತೆ ತೆರೆಯಲಿದೆ. ದೋಷಾರೋಪಣೆಗೆ ತಡೆ ಕೋರಿ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಮೂರ್ತಿ ಹೇಮಂತ್ ಪ್ರಚ್ಛಕ್ ಅವರು ಕಾಯ್ದಿರಿಸಿದ್ದಾರೆ.



ಕಾಂಗ್ರೆಸ್ಸಿನಿಂದ 24 ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ಚುನಾವಣೆ ಅಖಾಡ ರಂಗೇರಿದ್ದು, ಟಿಕೆಟ್ ಕೈತಪ್ಪಿದ ಕಾರಣಕ್ಕೆ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕಿಳಿದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ. ಈ 24 ಮಂದಿಯಷ್ಟೇ ಅಲ್ಲದೆ, ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ (ಬಂಡಾಯ) ಸ್ಪರ್ಧಿಸಿದ್ದರೆ ಅವರಿಗೂ ಈ ಆದೇಶ ಅನ್ವಯಿಸಲಿದೆ. ಅಲ್ಲದೆ, ಈ ಅಭ್ಯರ್ಥಿಗಳ ಜೊತೆ ಪ್ರಚಾರದಲ್ಲಿ ಭಾಗವಹಿಸಿದರೆ ಅಂಥವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಆದೇಶದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಉಚ್ಚಾಟನೆಗೊಂಡ ಇತರರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಲತಾ ಮಲ್ಲಿಕಾರ್ಜುನ (ಹರಪನಹಳ್ಳಿ), ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾಸಿಂಗ್ (ಬೀದರ್ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿ ಕೃಷ್ಣ (ತರೀಕೆರೆ), ಬೆಳಗಾವಿ ಯುವ ಇರ್ಫಾನ್ ತಾಳಿಕೋಟೆ (ಖಾನಾಪುರ), ಕಿಸಾನ್ ಸೆಲ್ ಉಪಾಧ್ಯಕ್ಷ ಪದ್ಮಜಿತ್ ನಾಡಗೌಡ (ತೇರದಾಳ), ಬಸವರಾಜ್ ಮಲ್ಕಾರಿ (ಹುಬ್ಬಳ್ಳಿ–ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್ ಅಲಿ ಜಾಮದಾರ್ (ಬೀದರ್ ದಕ್ಷಿಣ), ನಾರಾಯಣ ಬಂಗಿ (ಬೀದರ್ ದಕ್ಷಿಣ), ವಿಜಯ ಕುಮಾರ್ ಬರೂರು (ಬೀದರ್ ದಕ್ಷಿಣ), ಸವಿತಾ ಮಲ್ಲೇಶ್ ನಾಯಕ್ (ಮಾಯಕೊಂಡ), ಪಿ.ಎಚ್.ಚಂದ್ರಶೇಖರ್ (ಶ್ರೀರಂಗ ಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೊಲ್ಕರ್ (ರಾಯಬಾಗ್), ಬಿ.ಎಚ್. ಭೀಮಪ್ಪ (ಶಿವಮೊಗ್ಗ ಗ್ರಾಮಾಂತರ), ಎಸ್.ಪಿ. ನಾಗರಾಜಗೌಡ (ಶಿಕಾರಿಪುರ), ದೊರ್ನಲ್ ಪರಮೇಶ್ವರಪ್ಪ (ತರೀಕೆರೆ), ಶಶಿ ಚೌಧಿ (ಬೀದರ್), ಲಕ್ಷ್ಮಣ ಸೊರಳಿ (ಔರಾದ್), ಮುಜೀಬುದ್ದೀನ್ (ರಾಯಚೂರು ನಗರ).

ಹೊರೆಹೊತ್ತ ರೈತ ಮಹಿಳೆ ಗುರುತಿಗೆ ಮತ ನೀಡಿ

ಕಸಬಾ, ಚಿನಕುರಳಿ ಹೋಬಳಿಯಲ್ಲಿ ಬಿರುಸಿನ ಪ್ರಚಾರದಲ್ಲಿ ಸಿಎಸ್‌ಪಿ ಮನವಿ

ಚಿನಕುರಳಿ, ಮೇ 2– ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ, ಶಾಸಕ ಸಿ.ಎಸ್.ಪುಟ್ಟರಾಜು ಅವರು ಕಸಬಾ ಹಾಗೂ ಚಿನಕುರಳಿ ಹೋಬಳಿ ವ್ಯಾಪ್ತಿಯ ಹಲವು ಹಳ್ಳಿಗಳಲ್ಲಿ ಬಿರುಸಿನ ಪ್ರಚಾರ ನಡೆಸಿದರು.

ಇಲ್ಲಿನ ಕೆ.ಬೆಟ್ಟಹಳ್ಳಿ, ಹರವು, ಅರಳಕುಪ್ಪೆ, ಕಟ್ಟೇರಿ, ಬನ್ನಂಗಾಡಿ, ಡಿಂಕಾ, ಗುಮ್ಮನಹಳ್ಳಿ ಗ್ರಾಪಂ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿ ರೋಡ್ ಶೋ ಮೂಲಕ ಸಿ.ಎಸ್.ಪುಟ್ಟರಾಜು ಮತಯಾಚಿಸಿದರು.

ಶಾಸಕ ಸಿ.ಎಸ್.ಪುಟ್ಟರಾಜು ಮಾತನಾಡಿ, ಕ್ಷೇತ್ರದ ಮಹಾಜನತೆ ಆಶೀರ್ವಾದದಿಂದ 3 ಬಾರಿ ಶಾಸಕ, ಸಚಿವನಾಗಿ ಕಾರ್ಯ ನಿರ್ವಹಿಸುವ ಮೂಲಕ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿ ಪಡಿಸಿದ್ದೇನೆ. ಸಿಕ್ಕ ಅವಕಾಶದಲ್ಲಿ 750 ಕೋಟಿಗೂ ಅಧಿಕ ವೆಚ್ಚದಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ಕೊರೊನಾ ವೇಳೆ ನಿಮ್ಮ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸದಾ ನಿಮ್ಮ ಜೊತೆ ಇದ್ದು ಸೇವೆ ಸಲ್ಲಿಸಿದ್ದೇನೆ. ರಸ್ತೆಗಳು, ಶಾಲಾ–ಕಾಲೇಜುಗಳ ಅಭಿವೃದ್ಧಿ, ವಿದ್ಯುತ್ ಕ್ಷೇತ್ರದಲ್ಲಿ ಮಹತ್ತರ ಮಾಡಿದ್ದು, ಕ್ಷೇತ್ರದಲ್ಲಿ ವಿದ್ಯುತ್ ಸಮಸ್ಯೆಯೇ ಎದುರಾಗದಂತೆ ಕೆಲಸ ಮಾಡಿದ್ದೇನೆ. ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಕಾರ್ಯ ಕ್ರಮ ರೂಪಿಸಿದ್ದೇನೆ. ಹೀಗಾಗಿ ಕ್ಷೇತ್ರದ ಜನತೆ ನನ್ನ ಹೊರೆಹೊತ್ತ ರೈತ ಮಹಿಳೆಯ ಗುರುತಿಗೆ ಮತ ನೀಡುವ ಮೂಲಕ ಹೆಚ್.ಡಿ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.



> ರಾಜ್ಯದಲ್ಲಿ ಜೆಡಿಎಸ್‌ನ ಪಂಚರತ್ನ ಯೋಜನೆಗಳು ಜಾರಿಯಾದರೆ ರಾಜ್ಯದ ಎಲ್ಲಾ ವರ್ಗದ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ. ಈ ಬಾರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದು, ಪಂಚರತ್ನ ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಅದಕ್ಕಾಗಿ ಜನತೆ ಜೆಡಿಎಸ್ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಿ.
> – ಸಿ.ಎಸ್.ಪುಟ್ಟರಾಜು, ಶಾಸಕ.

ಇದೇ ವೇಳೆ ಎಲ್ಲಾ ಗ್ರಾಮಗಳಲ್ಲೂ ಸಾವಿರಾರು ಬೈಕ್‌ಗಳೊಂದಿಗೆ ರ‍್ಯಾಲಿ ನಡೆಸಿದ ಮುಖಂಡರು, ಕಾರ್ಯಕರ್ತರು ಹಾಗೂ ಯುವಕರು ಸಿ.ಎಸ್.ಪುಟ್ಟರಾಜು ಅವರಿಗೆ ಭವ್ಯ ಸ್ವಾಗತ ಕೋರಿದರು. ಅಲ್ಲದೇ ಪಟಾಕಿ ಸಿಡಿಸಿ, ಹೂ ಮಳೆಗೈದು ಭಾರೀ ಗಾತ್ರದ ಹೂವಿನ ಹಾರ ಹಾಕಿದರೇ, ಪ್ರತಿ ಗ್ರಾಮಗಳಲ್ಲೂ ಮಹಿಳೆಯರು ಆರತಿ ಎತ್ತಿ ಬರಮಾಡಿಕೊಂಡರು. ರ‍್ಯಾಲಿಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು ಅವರು ಸ್ವತಃ ತಾವೇ ಬೈಕ್ ಚಾಲನೆ ಮಾಡುವ ಮೂಲಕ ಮತಯಾಚಿಸಿ ಎಲ್ಲರ ಗಮನ ಸೆಳೆದರು. ಅರಳಕುಪ್ಪೆ ಗ್ರಾಪಂ ವ್ಯಾಪ್ತಿಯ ಸೀತಾಪುರದಲ್ಲಿ ಅರಳಕುಪ್ಪೆ ಗ್ರಾಪಂ ಮಾಜಿ ಅಧ್ಯಕ್ಷ, ರೈತ ಸಂಘ ಬೆಂಬಲಿತ ಸಣ್ಣನಿಂಗೇಗೌಡರು ಶಾಸಕ ಪುಟ್ಟರಾಜು ಅವರಿಗೆ ಹಾರ ಹಾಕಿ ಗ್ರಾಮಕ್ಕೆ ಸ್ವಾಗತಿಸಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಬೆಂಬಲಿಸುವುದಾಗಿ ಘೋಷಿಸಿದರು. ಇದೇ ವೇಳೆ ಕೆಲ ಗ್ರಾಮಗಳಲ್ಲಿ ರೈತ ಸಂಘದ ಮುಖಂಡರು ಜೆಡಿಎಸ್ ಸೇರ್ಪಡೆಗೊಂಡರು.

ಈ ವೇಳೆ ಜೆಡಿಎಸ್ ಅಧ್ಯಕ್ಷ ಎಸ್.ಎ.ಮಲ್ಲೇಶ್, ವೈರಮುಡಿಗೌಡ, ನಂಜೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಗುರುಸ್ವಾಮಿ, ಚಲುವರಾಜು, ಕ್ಯಾತನಹಳ್ಳಿ ಪ್ರವೀಣ್, ಪ್ರವೀಣ್, ಮುಖಂಡರಾದ ಮಧುಸೂದನ್, ಜಯರಾಮು, ಕಟ್ಟೇರಿ ಪ್ರಸನ್ನಕುಮಾರ್, ವಿ.ಎಸ್.ನಿಂಗೇಗೌಡ, ದ್ಯಾವಪ್ಪ, ಜಯಶಂಕರಪ್ಪ, ಅಲ್ಪಳ್ಳಿ ಗೋವಿಂದಯ್ಯ, ಎಂ.ಎಸ್. ಮಂಜುನಾಥ್, ಇಂದ್ರಕುಮಾರ್, ಕೆ.ಎಸ್.ಸತೀಶ್, ವಿಕ್ರಾಂತ್ ನಾಗೇಗೌಡ ಸೇರಿದಂತೆ ಹಲವರಿದ್ದರು.

ರಾಜಕೀಯ ಸಕ್ರಿಯತೆ ಬಗ್ಗೆ ಚಿಂತಿಸಿಲ್ಲ

ಕಾಂಗ್ರೆಸ್ ಪರ ಪ್ರಚಾರ ಮಾಡುವೆ: ಮಾಜಿ ಸಂಸದೆ ರಮ್ಯಾ



ಮಂಡ್ಯ, ಮೇ 2– ಸದ್ಯಕ್ಕೆ ನಾನು ಸಕ್ರಿಯ ರಾಜಕಾರಣಕ್ಕೆ ಬರುವ ಬಗ್ಗೆ ಚಿಂತಿಸಿಲ್ಲ. ಮುಂದೆ ನೋಡೋಣ. ನಾನು ಸದ್ಯಕ್ಕೆ ಸಿನಿಮಾ ನಿರ್ಮಿಸುತ್ತಿದ್ದು, ಸಿನಿಮಾ ಕಡೆಗೆ ಗಮನ ಹರಿಸಿದ್ದೇನೆ. ಆದರೆ ಕಾಂಗ್ರೆಸ್ ಪರ ಚುನಾವಣೆಯಲ್ಲಿ ಮೈಸೂರು, ವರುಣ, ಹುಬ್ಬಳ್ಳಿ ಸೇರಿದಂತೆ ಅನೇಕ ಕಡೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ಮಾಜಿ ಸಂಸದೆ, ನಟಿ ರಮ್ಯಾ ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಜನಕ್ಕೆ ತೋಟದ ಮನೆ ಮಾಡಿ ಇಲ್ಲೆ ಇರುತ್ತೇನೆ ಎಂದು ಭರವಸೆ ನೀಡಿದ್ದೆ. ಮಂಡ್ಯದ ಗೋಪಾಲಪುರದಲ್ಲಿ ನಮ್ಮ ತಾತನ ತೋಟದ ಮನೆ ಇದೆ. ನಾನೊಂದು ತೋಟದ ಮನೆ ಮಾಡಬೇಕು ಎಂಬ ಆಸೆ ಇದೆ. ಆದರೆ ಅದು ಯಾವಾಗ ಈಡೇರುತ್ತದೆ ಗೊತ್ತಿಲ್ಲ ಎಂದರು.

ಚುನಾವಣೆಯಲ್ಲಿ ಸೋತ ಬಳಿಕ ರಮ್ಯಾ ಮಂಡ್ಯ ಖಾಲಿ ಮಾಡಿದರು ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾನು ಯಾವಾಗಲೂ ಗೌಡ್ತಿನೇ ಅದನ್ನು ಯಾರಿಂದಲೂ ಕಿತ್ತುಕೊಳ್ಳಲು ಆಗಲ್ಲ. ನಮ್ಮ ತಾಯಿ ಊರು ಕೂಡ ಮಂಡ್ಯ, ನಾನು ಕಷ್ಟದಲ್ಲಿದ್ದಾಗ ಮಂಡ್ಯ ಜನರು ನನ್ನ ಜೊತೆ ಇದ್ದು ಬೆಂಬಲಿಸಿದ್ದಾರೆ. ಅವರ ಮೇಲೆ ಇರುವ ಗೌರವ ಯಾವತ್ತು ಕಡಿಮೆ ಆಗಲ್ಲ. ಬರೀ ರಾಜಕೀಯ ಅಲ್ಲ ಈ ಊರಿನಲ್ಲಿ ನನಗೆ ಕೌಟುಂಬಿಕ ಸಂಬಂಧವಿದೆ. ಇದನ್ನು ರಾಜಕೀಯ ಮಾಡುವುದು ಬೇಡ ಎಂದರು. ನಾನು ಮಂಡ್ಯಕ್ಕೆ ಆಗಾಗ್ಗೆ ಬಂದು ಹೋಗುತ್ತಿದ್ದೆ. ಮೊನ್ನೆ ನಿಮಿಷಾಂಬ ದೇವಸ್ಥಾನಕ್ಕೂ ಕೂಡ ಬಂದಿದ್ದೆ, ಕ್ಯಾಮರಾ ಮುಂದೆ ಕಾಣಿಸಿಕೊಂಡಿಲ್ಲ, ಅದಕ್ಕೆ ನೀವು ಪ್ರಶ್ನೆ ಮಾಡುತ್ತಿದ್ದೀರಿ. ಇವತ್ತು ನಾನು ಸ್ಟಾರ್ ಕ್ಯಾಂಪೇನರ್ ಆಗಿ ನಮ್ಮ ಅಭ್ಯರ್ಥಿಗಳನ್ನು ಬೆಂಬಲಿಸಲು ಬಂದಿದ್ದೇನೆ. ಚುನಾವಣೆಗೆ ನಿಲ್ಲುವ ಯಾವುದೇ ನಿರ್ಧಾರ ಮಾಡಿಲ್ಲ ಎಂದು ತಿಳಿಸಿದರು.

ಅಂಬರೀಶ್ ನಿಧನರಾದಾಗ ರಮ್ಯಾ ಬಾರದ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ತೀರಿಕೊಂಡಾಗ ನನಗೆ ಟ್ಯೂಮರ್ ಬಂದಿತ್ತು ಸರ್ಜರಿ ಮಾಡಿಸಿಕೊಂಡಿದ್ದೆ. ಅದರಿಂದ ಅವರ ನಿಧನಕ್ಕೆ ಬರಲು ಆಗಲಿಲ್ಲ. ನನ್ನ ಸ್ವಭಾವ ಎಲ್ಲವನ್ನು ಹಂಚಿಕೊಳ್ಳುವುದಲ್ಲ. ಬೇರೆಯವರು ಕ್ಯಾಮರಾ ಮುಂದೆ ಬಂದು ಎಲ್ಲಾ ಹೇಳುತ್ತಾರೆ. ನಾನು ಚಿಕ್ಕವಳಿದ್ದಾಗಿನಿಂದ ನನ್ನ ಕೆಲಸವಷ್ಟೆ ಮಾತನಾಡಿದ ಯಾವುದೇ ವೈಯಕ್ತಿಕ ವಿಚಾರ ಮಾತನಾಡಲ್ಲ. ನನ್ನ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಾರೆ. ಆದರೆ ನಾನು ತಲೆಕೆಡಿಸಿಕೊಳ್ಳಲ್ಲ. ಸರ್ಜರಿ ಆದ ಬಳಿಕ ನನಗೆ ಆಟೋ ಇಮ್ಯೂನ್ ಕಂಡೀಷನ್ ಕೂಡ ಆಯ್ತು. ಇದನ್ನೆಲ್ಲ ಹೇಳಿ ಸಿಂಪತಿ ಪಡೆಯಲು ನಂಗಿಷ್ಟ ಇಲ್ಲ ಎಂದರು.

8 ವರ್ಷದ ಬಳಿಕ ಮಂಡ್ಯದಲ್ಲಿ ಕಾಣಿಸಿಕೊಂಡ ರಮ್ಯಾ: 2013 ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಂಡ್ಯದಿಂದ ಗೆದ್ದು ಸಂಸದೆಯಾಗಿದ್ದ ರಮ್ಯಾ, 2014ರ ಲೋಕಸಭಾ ಚುನಾವಣೆಯಲ್ಲಿ ಸಿ.ಎಸ್.ಪುಟ್ಟರಾಜು ವಿರುದ್ಧ ಸೋಲನ್ನಪ್ಪಿದ್ದರು. ಅದಾದ ಬಳಿಕ ಒಂದು ವರ್ಷ ಮಂಡ್ಯದಿಂದ ನಾಪತ್ತೆಯಾಗಿದ್ದ ಅವರು, ಆ ಬಳಿಕ ಮಂಡ್ಯದಲ್ಲಿ ಮನೆ ಮಾಡಿ, 2015ರ ಜಿಪಂ ಚುನಾವಣೆಯಲ್ಲಿ ಸಕ್ರೀಯರಾಗಿದ್ದ ರಮ್ಯಾ, ನಂತರ ಮತ್ತೆ ಮಂಡ್ಯ ತೊರೆದಿದ್ದರು. ಮನೆ ಸಹ ಖಾಲಿ ಮಾಡಿದ್ದರು. ಬರೋಬ್ಬರಿ 8 ವರ್ಷಗಳ ಬಳಿಕ ಮಂಡ್ಯದಲ್ಲಿ ಸಾರ್ವಜನಿಕವಾಗಿ ರಮ್ಯಾ ಕಾಣಿಸಿಕೊಂಡಿದ್ದಾರೆ.

ಕೆ.ಆರ್.ಪೇಟೆ ಸಮಗ್ರ ಅಭಿವೃದ್ಧಿಗೆ ಅವಕಾಶ ನೀಡಿ

ಜೆಡಿಎಸ್ ಅಭ್ಯರ್ಥಿ ಮಂಜುಗೆ ಗ್ರಾಮಸ್ಥರಿಂದ ಟಗರು ಉಡುಗೊರೆ



ಕೆ.ಆರ್.ಪೇಟೆ, ಮೇ 2– ತಾಲೂಕಿನ ಆಲಂಬಾಡಿ ಕಾವಲು ಗ್ರಾಮದ ಹಾಲುಮತ ಸಮಾಜದ ಮುಖಂಡರು ಹಾಗೂ ಗ್ರಾಮಸ್ಥರು ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು ಅವರಿಗೆ ನೆನಪಿನ ಕಾಣಿಕೆಯಾಗಿ ಟಗರು ಮರಿ ನೀಡಿ ಚುನಾವಣೆಯಲ್ಲಿ ಗೆದ್ದು ಬರುವಂತೆ ಶುಭ ಹಾರೈಸಿದರು.

ಗ್ರಾಮಸ್ಥರು ನೀಡಿದ ಉಡುಗೊರೆ ಸ್ವೀಕರಿಸಿ ಮಾತನಾಡಿದ ಜೆಡಿಎಸ್ ಅಭ್ಯರ್ಥಿ ಹೆಚ್.ಟಿ.ಮಂಜು, ಕುರುಬ ಸಮುದಾಯ ನನ್ನ ಮೇಲೆ ಇಟ್ಟಿರುವ ಅಭಿಮಾನಕ್ಕೆ ನಾನು ಆಬಾರಿಯಾಗಿದ್ದೇನೆ. ತಾಲೂಕಿನ ಕುರುಬ ಸಮಾಜದ ಮತದಾರರು ನಮಗೆ ಹೆಚ್ಚಿನ ಮತ ನೀಡುವ ಮೂಲಕ ನನ್ನ ಗೆಲುವಿಗೆ ಸಹಕಾರ ನೀಡಬೇಕು. ಈ ಮೂಲಕ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅವಕಾಶ ನೀಡಬೇಕೆಂದು ಮನವಿ ಮಾಡಿದರು.

ಸಭೆಯಲ್ಲಿ ತಾಪಂ ಮಾಜಿ ಸದಸ್ಯರಾದ ಎ.ಎಂ.ಸಂಜೀವಪ್ಪ, ವೆಂಕಟೇಶ್, ಗ್ರಾಪಂ ಅಧ್ಯಕ್ಷೆ ಚಂದ್ರಕಲಾ, ಗ್ರಾಪಂ ಮಾಜಿ ಸದಸ್ಯ ಚನ್ನಕೃಷ್ಣ, ದಿವಾಕರ್, ಮೋಹನ್, ಮರೀಗೌಡ, ಪ್ರಮೋದ್, ಪವಿತ್ರ, ತನ್ವೀರ್ ಪಾಷಾ, ಇಷ್ರತ್ ಪಾಷಾ, ರಾಕೇಶ್, ಸಂಜೀವ್, ಮುತ್ತಮ್ಮ, ನಾಗರಾಜು, ನಾಗರಾಜೇಗೌಡ, ಅನಿಲ್ ಕುಮಾರ್ ಮತ್ತಿತರರಿದ್ದರು.

ನನ್ನ ತೇಜೋವಧೆಗೆ ಮತದಾರರೇ ಉತ್ತರಿಸುತ್ತಾರೆ: ರಾಮಚಂದ್ರ

ಮಂಡ್ಯ, ಮೇ.2– ಸಾಮಾನ್ಯ ಬಡ ರೈತನ ಮಗನಾದ ನನ್ನನ್ನು ಎಲ್ಲರೂ ತೇಜೋವಧೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಮತದಾರರು ಉತ್ತರಿಸುತ್ತಾರೆ ಎಂದು ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಆರ್. ರಾಮಚಂದ್ರ ತಿಳಿಸಿದರು.



ಕ್ಷೇತ್ರ ವ್ಯಾಪ್ತಿಯ ಕಸಬಾ ಹೋಬಳಿ ಕೋಣನಹಳ್ಳಿಯಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ನಾನು ಸೋಮವಾರ 30 ಹಳ್ಳಿಗಳಲ್ಲಿ ಪ್ರಚಾರ ಮಾಡಿದ್ದೇನೆ. ಆದರೆ ಅಭ್ಯರ್ಥಿ ಸ್ವಿಚ್ ಆಫ್ ಆಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ರೀತಿ ಅಪಪ್ರಚಾರ ಮಾಡುವುದು ಸರಿಯಲ್ಲ. ನಾನು ಏಕಾಂಗಿಯಲ್ಲ. ನಿಮ್ಮೆಲ್ಲರ ಪ್ರೀತಿ ವಿಶ್ವಾಸದಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷ ಅವಕಾಶ ಮಾಡಿಕೊಟ್ಟಿದೆ. ನಾನು ಒಬ್ಬ ಸೇವಕ. ನಿಮ್ಮೂರಿನ ಮಗ ಎಂದು ಒಗ್ಗಟ್ಟಾಗಿ ಪ್ರತಿಯೊಬ್ಬರು ಆಶೀರ್ವಾದ ಮಾಡಿ ಎಂದು ವಿನಂತಿಸಿದರು.

ಜೆಡಿಎಸ್ ಎಲ್ಲಾ ವರ್ಗದವರ ಅನುಕೂಲಕ್ಕಾಗಿ ಪಂಚರತ್ನ ಯೋಜನೆ ರೂಪಿಸಿದೆ. ಅವುಗಳ ಅನುಷ್ಠಾನಕ್ಕೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಎಂದರು. ನಾನು ಮನ್‌ಮುಲ್ ನಿರ್ದೇಶಕನಾಗಲು ನೀವೆಲ್ಲರೂ ಸಹಕಾರ ನೀಡಿದ್ದೀರಿ. ಅದೇ ರೀತಿ ಸಿಮೆಂಟ್ ಉದ್ಯಮಿ ಆಗಿ ಬೆಳೆಯಲು ನೀವೆಲ್ಲ ಆಶೀರ್ವಾದ ಮಾಡಿದ್ದೀರಿ. ಮೇ 10ರಂದು ನಡೆಯುವ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ನೀವೆಲ್ಲರೂ ಅತ್ಯಧಿಕ ಮತಗಳಿಂದ ನನ್ನನ್ನು ಗೆಲ್ಲಿಸಿಕೊಡಿ ಎಂದು ತಿಳಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಹಳ್ಳಿಗಳು, ರೈತರು, ಮಕ್ಕಳ ಭವಿಷ್ಯ ಉಳಿಯಬೇಕು. ಅದಕ್ಕೆ ಕುಮಾರಣ್ಣ ಮುಖ್ಯಮಂತ್ರಿ ಆಗಬೇಕಾದರೆ ರಾಮಚಂದ್ರ ಅವರು ಶಾಸಕರಾಗಿ ಆಯ್ಕೆಯಾಗಬೇಕು ಎಂದರು.

ಜೆಡಿಎಸ್ ಪಕ್ಷ ಎಂ.ಶ್ರೀನಿವಾಸ್ ಅವರಿಗೆ 4 ಬಾರಿ ಬಿ ಫಾರ್ಮ್ ಕೊಟ್ಟಿದೆ. 3 ಬಾರಿ ಶಾಸಕರನ್ನಾಗಿ ಮಾಡಿದೆ. ಈಗಾಗಲೇ ಮಂಡ್ಯ ನಗರಸಭಾಧ್ಯಕ್ಷರು ಮತ್ತು ಸದಸ್ಯರು ಒಟ್ಟಾಗಿ ರಾಮಚಂದ್ರ ಪರ ಕೆಲಸ ಮಾಡುತ್ತಿದ್ದಾರೆ ಎಂದರು. ಇದೇ ಸಂದರ್ಭ ಹೊನಗಾನಹಳ್ಳಿ ರವಿ 50 ಸಾವಿರ ಹಾಗೂ ಪಣಕನಹಳ್ಳಿಯಲ್ಲಿ ವಕೀಲ ರಾಘವೇಂದ್ರ ಎಂಬವರು ರಾಮಚಂದ್ರ ಅವರ ಚುನಾವಣಾ ಖರ್ಚಿಗಾಗಿ 25 ಸಾವಿರ ದೇಣಿಗೆ ನೀಡಿದರು.

ಈ ವೇಳೆ ಜೆಡಿಎಸ್ ರಾಜ್ಯ ಹಿಂದುಳಿದ ವರ್ಗಗಳ ಅಧ್ಯಕ್ಷ ಜಯರಾವ್, ಗ್ರಾಪಂ ಸದಸ್ಯ ಮಂಜು, ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಸೇರಿದಂತೆ ಇತರರು ಹಾಜರಿದ್ದರು.

ಇದೇ ನನ್ನ ಕೊನೆ ಚುನಾವಣೆ

ಕೆ.ಆರ್.ಪೇಟೆ, ಮೇ 2– ಈ ಬಾರಿಯ ಚುನಾವಣೆ ನನ್ನ ಕೊನೆ ಚುನಾವಣೆಯಾಗಿದ್ದು, ಮುಂದಿನ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿರುವ ಸಮರ್ಥ ಯುವಕರನ್ನು ಗುರುತಿಸಿ ನಾನು ಅವರಿಗೆ ತಾಲೂಕಿನ ಅಧಿಕಾರವನ್ನು ಧಾರೆ ಎರೆಯುತ್ತೇನೆ ಎಂದು ಸಚಿವ ಡಾ.ನಾರಾಯಣ ಗೌಡ ಘೋಷಿಸಿದರು.



ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ನಡೆದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ನಾನು ಬಿಜೆಪಿ ಪಕ್ಷ ನಂಬಿ ಬಂದಿದ್ದೇನೆ. ಕನಸು ಮನಸ್ಸಿನಲ್ಲಿಯೂ ಬಿಜೆಪಿ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಮೋಸ ಮಾಡಲ್ಲ. ಕಾರ್ಯಕರ್ತರಿಗೆ ಏನಾದರೂ ನನ್ನಿಂದ ಅನ್ಯಾಯವಾಗಿದ್ದರೆ ಕ್ಷಮೆ ಕೋರುತ್ತೇನೆ. ಕಳೆದ ಉಪ ಚುನಾವಣೆಯಲ್ಲಿ ನನ್ನ ಗೆಲುವಿಗೆ ದುಡಿದು ಇತಿಹಾಸ ನಿರ್ಮಾಣ ಮಾಡಿದಂತೆ ಮೇ.10ರಂದು ನಡೆಯಲಿರುವ ಚುನಾವಣೆಯಲ್ಲಿ ಮತ್ತೊಮ್ಮೆ ನನಗೆ ಆಶೀರ್ವಾದ ಮಾಡುವ ಮೂಲಕ ಕೆ.ಆರ್.ಪೇಟೆಯಲ್ಲಿ ಕಮಲ ಅರಳಿಸಿ ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ ಎಂದು ನಾರಾಯಣಗೌಡ ಮನವಿ ಮಾಡಿದರು.

ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಬೆಂಬಲಿಸಿದ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಸಿಎಂ ಆದರು. ನನಗೆ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶ ದೊರಕಿತು. ನಾನು ತಾಲೂಕಿನ ಅಭಿವೃದ್ಧಿಗೆ 1800 ಕೋಟಿ ರೂ.ಗೂ ಹೆಚ್ಚು ಅನುದಾನ ತಂದು ಕ್ಷೇತ್ರ ಅಭಿವೃದ್ಧಿಪಡಿಸಿದ್ದೇನೆ. ಜೆಡಿಎಸ್ ಭದ್ರಕೋಟೆ ಮಂಡ್ಯ ಜಿಲ್ಲೆಯಲ್ಲಿ 7 ಕ್ಷೇತ್ರಗಳ ಪೈಕಿ ಬಿಜೆಪಿ ಅಭ್ಯರ್ಥಿಗಳು ಮೂರರಿಂದ ನಾಲ್ಕು ಸ್ಥಾನ ಪಡೆಯುವ ನಿಟ್ಟಿನಲ್ಲಿ ಪಕ್ಷ ಸಂಘಟನೆಯಾಗಿದೆ ಎಂದರು. ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜೇಶ್ ಭಾಟಿಯಾ ಮಾತನಾಡಿದರು. ತಾಪಂ ಮಾಜಿ ಸದಸ್ಯ ದಿನೇಶ್, ಜಿಪಂ ಮಾಜಿ ಸದಸ್ಯ ಅಂಬರೀಶ್, ಪುರಸಭಾ ಸದಸ್ಯ ಸಂತೋಷ್ ಕುಮಾರ್, ನಟರಾಜು, ಜಗದೀಶ್, ಪರಮೇಶ್ ಅರವಿಂದ್, ಪ್ರಕಾಶ್ ಇತರರಿದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 22ರಿಂದ ಜೂ. 2ರವರೆಗೆ ಪರೀಕ್ಷೆಗಳು ನಡೆಯಲಿವೆ. ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ದಿನಾಂಕ ಏ.21ರಿಂದ ಏಪ್ರಿಲ್ 26ರ ವರೆಗೆ ಅವಕಾಶ ನೀಡಲಾಗಿತ್ತು. ಅಗತ್ಯವಿರುವ ಕನಿಷ್ಠ ಅಂಕಗಳನ್ನು ಪಡೆಯಲು ವಿಫಲರಾದ ಅಭ್ಯರ್ಥಿಗಳು ಪೂರಕ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ವರ್ಷವನ್ನು ಉಳಿಸಬಹುದು. ಪರೀಕ್ಷೆಗೆ ಹಾಜರಾಗಲು ಇದು ಮೊದಲ ಮತ್ತು ಕೊನೆಯ ಅವಕಾಶ ಎಂದು ವಿದ್ಯಾರ್ಥಿಗಳು ತಿಳಿದಿರಬೇಕು.

ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 21 ರಂದು ಪ್ರಕಟವಾಗಿತ್ತು. ಪರೀಕ್ಷೆಗಳು ಮಾರ್ಚ್ 9 ರಿಂದ 29 ರವರೆಗೆ ನಡೆದಿದ್ದವು. ಈ ವರ್ಷ, ವಿಜ್ಞಾನ ವಿಭಾಗದಲ್ಲಿ 2,44,129 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,269 ವಿದ್ಯಾರ್ಥಿಗಳ ನೋಂದಣಿಗಳು ನೋಂದಣಿ ಮಾಡಿಕೊಂಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು 2023ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ಟ್ರೀಮ್‌ವಾರು, ವಿಜ್ಞಾನ ವಿಭಾಗವು 85.71 ಶೇಕಡಾ, ವಾಣಿಜ್ಯ 75.89 ಶೇಕಡಾ, ಕಲೆ 61.22 ಶೇಕಡಾದೊಂದಿಗೆ ಉತ್ತಮ ಸಾಧನೆ ಮಾಡಿದೆ.



ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡರು ಮಂಗಳವಾರ ರೋಡ್ ಶೋ ನಡೆಸಿ, ಮತಯಾಚಿಸಿದರು. ಈ ವೇಳೆ ಬೋಗಾದಿ ಚಂದ್ರಶೇಖರ್, ಶ್ರೀಧರ್ ಎಸ್.ಶಂಭು, ಮಂಜುನಾಯಕ, ವಿಜಯಕುಮಾರ್, ಮಹದೇವ್, ವೆಂಕಟೇಶ್, ಸುಬ್ರಹ್ಮಣ್ಯ, ನಾಗೇಂದ್ರ, ಲೋಕೇಶ್, ಮಣಿ, ಕುಮಾರ್ ಮತ್ತಿರರಿದ್ದರು.

ಒಂದನೇ ಪುಟದಿಂದ

ಮೀಸಲಾತಿ ಶೇ.50ರಿಂದ 75ಕ್ಕೆ ಹೆಚ್ಚಳ ಭರವಸೆ

ಮನೆ ಯಜಮಾನಿಗೆ ಮಾಸಿಕ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆ, ಮಹಿಳೆಯರಿಗೆ ಉಚಿತ ಬಸ್‌ಪಾಸ್‌ನ ಶಕ್ತಿ ಗ್ಯಾರಂಟಿ ಯೋಜನೆ ಜತೆಗೆ ವಿವಿಧ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇ.50ರಿಂದ ಶೇ.75ಕ್ಕೆ ಏರಿಸುವ ಪ್ರಸ್ತಾಪ ಇಟ್ಟಿದೆ. ಭ್ರಷ್ಟಾಚಾರ ನಿಗ್ರಹಕ್ಕೆ ಹೊಸ ಕಾನೂನು, ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿ, ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ರೂ. ಮಾಸಿಕ ಗೌರವಧನ, ಬಿಜೆಪಿ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆ, ನೂತನ ಶಿಕ್ಷಣ ನೀತಿ ರದ್ದು, ರೈತರಿಗೆ 10 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಹಾಲಿನ ಪ್ರೋತ್ಸಾಹ ದರ 5 ರಿಂದ 7 ರೂ.ಗೆ ಏರಿಕೆ ಮಾಡುವುದಾಗಿ ಹೇಳಿದೆ. ನೀರಾವರಿ ಯೋಜನೆಗಳಿಗೆ 1.5 ಲಕ್ಷ ಕೋಟಿ ವೆಚ್ಚ ಕೃಷಿ ಉತ್ಪನ್ನಗಳ ಬೆಲೆ ನಿಗದಿಗೆ ಪ್ರತಿ ವಿಭಾಗದಲ್ಲೂ ಕೃಷಿ ಬೆಲೆ ಆಯೋಗ ಸ್ಥಾಪನೆ, ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ಹೆಚ್ಚುವರಿ ವೇತನ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಸೇರಿದಂತೆ ಹತ್ತು ಹಲವು ವಾಗ್ದಾನಗಳನ್ನು ನೀಡಿದೆ. ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರಲು ಶತಪ್ರಯತ್ನ ನಡೆಸಿರುವ ಕಾಂಗ್ರೆಸ್, ಈ ಚುನಾವಣಾ ಪ್ರಣಾಳಿಕೆಯಲ್ಲಿ ರೈತರು, ಮಹಿಳೆಯರು, ಯುವಕರು, ಪರಿಶಿಷ್ಟ ವರ್ಗ, ಪಂಗಡ, ಅಲ್ಪಸಂಖ್ಯಾತರನ್ನು ಓಲೈಸುವ ಪ್ರಯತ್ನದಲ್ಲಿ ನಿರತವಾಗಿದೆ.

ಮೊದಲ ಸಂಪುಟದಲ್ಲೇ ಭರವಸೆ ಜಾರಿ: ಖರ್ಗೆ

ಪಂಗಡದ ಯುವಕರಿಗೆ ಟ್ಯಾಕ್ಸಿ, ಆಟೋ, ಸರಕು ಸಾಗಾಣೆ ವಾಹನ ಖರೀದಿಗೆ ಶೇ.3ರ ಬಡ್ಡಿ ದರದಲ್ಲಿ ಸಾಲ, ಡಾ. ಭೀಮ್‌ರಾವ್ ಅಂಬೇಡ್ಕರ್ ಉದ್ಯಮಶೀಲತ ನಿಧಿ ಸ್ಥಾಪನೆ. ಎಸ್‌ಸಿ, ಎಸ್‌ಟಿ ಕಾಯ್ದೆಯ ಸೆಕ್ಷನ್ 7ಡಿ ರದ್ದುಪಡಿಸುವುದಾಗಿ ಹೇಳಿದರು.

ರೈತರಿಗೆ ಬಡ್ಡಿರಹಿತ ಸಾಲವನ್ನು 3 ಲಕ್ಷದಿಂದ 10 ಲಕ್ಷಕ್ಕೆ ವಿಸ್ತರಣೆ, ಶೇ. 3ರ ಬಡ್ಡಿ ದರದಲ್ಲಿ 15 ಲಕ್ಷದವರೆಗೂ ಸಾಲ, ಹಾಲಿನ ಪ್ರೋತ್ಸಾಹ ಧನವನ್ನು ಪ್ರತಿ ಲೀಟರ್‌ಗೆ 5 ರೂ.ನಿಂದ 7 ರೂ.ಗೆ ಏರಿಕೆ, ಪ್ರತಿ ವಿಭಾಗದಲ್ಲೂ ಕೃಷಿ ಬೆಲೆ ಆಯೋಗ ಸ್ಥಾಪನೆ, ಸ್ವಾಮಿನಾಥನ್ ವರದಿಯಂತೆ ರೈತರ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆ ನಿಗದಿ, ಕೃಷಿ ಸಂಬಂಧಿತ ಸ್ಟಾರ್ಟಪ್ ಮತ್ತು ಸಂಶೋಧನೆಗಳ ಉತ್ತೇಜನಕ್ಕೆ 500 ಕೋಟಿ ರೂ.ಗಳ ಕೃಷಿ ಉನ್ನತೀ ನಿಧಿ, ಗ್ರಾಮೀಣ ಪ್ರದೇಶಗಳಿಗೆ 3 ಫೇಸ್‌ನಲ್ಲಿ ಹಗಲು ಹೊತ್ತಿನಲ್ಲಿ 8 ಗಂಟೆ ವಿದ್ಯುತ್ ಪೂರೈಕೆಯ ಭರವಸೆ ಜತೆಗೆ ಪ್ರತಿ ಜಿಲ್ಲೆಗೆ 1 ರೈತ ಮಾಲ್‌ಗಳನ್ನು ತೆರೆಯುತ್ತೇವೆ. 2006ರ ನಂತರ ಸರ್ಕಾರಿ ಉದ್ಯೋಗಕ್ಕೆ ಸೇರಿರುವ ನೌಕರರಿಗೆ ಎನ್‌ಪಿಎಸ್ ರದ್ದು ಮಾಡಿ ಹಳೆ ಪಿಂಚಣಿ ಜಾರಿ ಮಾಡುವ ಭರವಸೆಯನ್ನೂ ಕಾಂಗ್ರೆಸ್ ನೀಡಿದೆ. ಹಾಗೆಯೇ, ರಾತ್ರಿ ಪಾಳಿಯ ಪೊಲೀಸ್ ಸಿಬ್ಬಂದಿಗೆ 5 ಸಾವಿರ ವಿಶೇಷ ಮಾಸಿಕ ಭತ್ಯೆ, ಎಲ್ಲ ಪೊಲೀಸರಿಗೆ ವರ್ಷಕ್ಕೆ 1 ತಿಂಗಳ ಹೆಚ್ಚುವರಿ ಪಾವತಿ ಭರವಸೆಯನ್ನು ನೀಡಿದೆ.

ಭ್ರಷ್ಟಾಚಾರ ನಿಗ್ರಹಕ್ಕೆ ಹೊಸ ಕಾಯ್ದೆಯನ್ನು ಜಾರಿಗೆ ತಂದು ಲೋಕೋಪಯೋಗಿ ಗ್ರಾಮೀಣಾಭಿವೃದ್ಧಿ, ನೀರಾವರಿ, ನಗರಾಭಿವೃದ್ಧಿ, ಇಂಧನ ಇಲಾಖೆಗಳಲ್ಲಿ ಟೆಂಡರ್‌ಗಳಲ್ಲಿ ಪಾರದರ್ಶಕ ವ್ಯವಸ್ಥೆ ಮತ್ತು ಬಿಲ್‌ಗಳ ಪಾವತಿಯಲ್ಲೂ ಪಾರದರ್ಶಕತೆ ಜಾರಿ ಮಾಡುವುದಾಗಿ ಹೇಳಿದರು.

ಕನಕಪುರದಲ್ಲಿ ಅತ್ಯಾಧುನಿಕ ವಿಶ್ವದರ್ಜೆಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ, ಅಂಗನವಾಡಿ ಕಾರ್ಯಕರ್ತೆಯರ ವೇತನವನ್ನು 11,500 ರಿಂದ 15 ಸಾವಿರಕ್ಕೆ ಹೆಚ್ಚಳ, ಮಿನಿ ಅಂಗನವಾಡಿ ಕಾರ್ಯಕರ್ತರ ವೇತನ 7,500 ರಿಂದ 10 ಸಾವಿರಕ್ಕೆ ಹೆಚ್ಚಳ ಮತ್ತು ಇವರುಗಳಿಗೆ 2 ಲಕ್ಷ ರೂ. ವಿಶ್ರಾಂತಿ ವೇತನ ನೀಡುತ್ತೇವೆ. ಆಶಾಕಾರ್ಯಕರ್ತೆಯರ ಮಾಸಿಕ ಗೌರವ ಧನ ಐದು ಸಾವಿರದಿಂದ ಎಂಟು ಸಾವಿರಕ್ಕೆ ಹೆಚ್ಚಳ, ಬಿಸಿಯೂಟ ಅಡುಗೆಯವರ ಮಾಸಿಕ ಗೌರವಧನ 3,600 ರಿಂದ 6 ಸಾವಿರಕ್ಕೆ ಹೆಚ್ಚು ಮಾಡುವ ಭರವಸೆಯನ್ನು ಕಾಂಗ್ರೆಸ್ ನೀಡಿದೆ.

ನೀರಾವರಿ ಯೋಜನೆಗಳಿಗೆ 5 ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂ. ಒದಗಿಸುವ ಜತೆಗೆ ಮೇಕೆದಾಟು, ಮಹಾದಾಯಿ ಯೋಜನೆ ಜಾರಿ, ಎತ್ತಿನಹೊಳೆ ಯೋಜನೆಯನ್ನು 2 ವರ್ಷದಲ್ಲಿ ಸಂಪೂರ್ಣಗೊಳಿಸುವ ಭರವಸೆಯನ್ನೂ ಕಾಂಗ್ರೆಸ್ ನೀಡಿದೆ ಪಿಯುಸಿಯಿಂದ ಉನ್ನತ ಶಿಕ್ಷಣದವರೆಗೆ ಎಲ್ಲ ವಿದ್ಯಾರ್ಥಿ ನಿಯರಿಗೆ ಉಚಿತ ಲ್ಯಾಪ್‌ಟಾಪ್, ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕೆ 2 ಸಾವಿರ ಕೋಟಿಗಳ ಆವರ್ತನಿಧಿ, ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಬೋಧಕೇತರ ಹುದ್ದೆಗಳಿಗೆ ನೇಮಕಾತಿ ಭರವಸೆ ನೀಡಿದೆ.

ಬಿಜೆಪಿ ಸರ್ಕಾರ ಜಾರಿ ಮಾಡುವ ನೂತನ ಶಿಕ್ಷಣ ನೀತಿಯನ್ನು ರದ್ದು ಮಾಡಿ ಕರ್ನಾಟಕ ಶಿಕ್ಷಣ ನೀತಿಯ ಅನುಷ್ಠಾನಗೊಳಿಸುವುದಾಗಿ ತಿಳಿಸಿದರು. ಪ್ರತಿ ಕಂದಾಯ ವಿಭಾಗಗಳಲ್ಲಿ ತಲಾ 1 ಜಯದೇವ ರೀತಿಯ ಹೃದ್ರೋಗ, ಕಿದ್ವಾಯಿ ಮಾದರಿಯ ಕ್ಯಾನ್ಸರ್, ನಿಮ್ಹಾನ್ಸ್ ಮಾದರಿಯ ಮನೋರೋಗ ಮತ್ತು ಮಿದುಳು ಚಿಕಿತ್ಸಾ ಆಸ್ಪತ್ರೆ ಸ್ಥಾಪನೆಯ ಭರವಸೆ ಜತೆಗೆ ಡಾ. ಪುನೀತ್‌ರಾಜ್‌ಕುಮಾರ್ ಹೃದಯ ಆರೋಗ್ಯ ಯೋಜನೆ ಜಾರಿ ಎಂದರು. ಬಡವರ ಮನೆ ನಿರ್ಮಾಣ ಯೋಜನೆಯ ಸಬ್ಸಿಡಿಯನ್ನು 3 ಲಕ್ಷಕ್ಕೆ ಹೆಚ್ಚಳ, ರಾಜ್ಯ ಸರ್ಕಾರದಿಂದ ನಿರ್ಮಿಸುವ ವಸತಿ ಯೋಜನೆಗಳ ಸಬ್ಸಿಡಿ 3.5 ಲಕ್ಷಕ್ಕೆ ನಿಗದಿ ಮಾಡುವ ಭರವಸೆ ನೀಡಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಒಂದು ಬಾರಿ ನೆರವಿನ ರೂಪದಲ್ಲಿ 20 ಸಾವಿರ ಅನುದಾನ, ಆಟೋ ಮತ್ತು ಟ್ಯಾಕ್ಸಿ ಚಾಲಕರ ಮಂಡಳಿ ಸ್ಥಾಪನೆ, ಪ್ರವಾಸೋದ್ಯಮ ಅಭಿವೃದ್ಧಿ ನಿಟ್ಟಿನಲ್ಲಿ ಹೋಂ ಸ್ಟೇ ಮಾಲೀಕರಿಗೆ ಶೇ.5ರ ಬಡ್ಡಿ ದರದಲ್ಲಿ 10 ಲಕ್ಷ ಸಾಲ. ಸಣ್ಣ ವ್ಯಾಪಾರಿಗಳಿಗೆ ಮತ್ತು ಅಂಗಡಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು 1 ಸಾವಿರ ಕೋಟಿ ರೂ ಕಲ್ಯಾಣ ನಿಧಿ ಸ್ಥಾಪನೆ, ಸ್ವಯಂ ಉದ್ಯೋಗದಲ್ಲಿ ತೊಡಗುವ ಸಣ್ಣ ಹೋಟೆಲ್, ಬೇಕರಿ, ಸಿಹಿ ತಿನಿಸು ಮಳಿಗೆ ಸ್ಥಾಪನೆ ಮಾಡುವವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ.

ಗ್ರಾಮೀಣ ಪ್ರದೇಶದಲ್ಲಿ ಕೆಲಸ ಮಾಡುವ ದಾದಿಯರು, ಅಂಗನವಾಡಿ ಆಶಾ ಕಾರ್ಯಕರ್ತರಿಗೆ ಶೇ 50ರಷ್ಟು ಎಲೆಕ್ಟ್ರಿಕ್ ವಾಹನ ಕೊಂಡುಕೊಳ್ಳಲು ಸಹಾಯ ಧನ, ಪತ್ರಕರ್ತರ ಕಲ್ಯಾಣ ನಿಧಿ ಸ್ಥಾಪನೆಗೆ 500 ಕೋಟಿ ಮೀಸಲು, ವಕೀಲರ ಸಂರಕ್ಷಣಾ ಕಾಯ್ದೆ ಜಾರಿ. 1 ವರ್ಷದಲ್ಲಿ ಸರ್ಕಾರದ 2.5 ಲಕ್ಷಗಳ ಹುದ್ದೆಗಳ ಭರ್ತಿ, ಭಾಷೆ, ಸಾಹಿತ್ಯ, ಸಂಪ್ರದಾಯ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಹಲವು ಯೋಜನೆಗಳ ಜಾರಿ ಮಾಡುವುದಾಗಿ ಹೇಳಿದರು. ರಾಜ್ಯದ ಎಲ್ಲ ದೇವಸ್ಥಾನ ಮಠಗಳ ನವೀಕರಣಕ್ಕೆ 1 ಸಾವಿರ ಕೋಟಿ ಮೀಸಲು 60 ವರ್ಷ ಮೀರಿದ ಅರ್ಚಕರಿಗೆ ಮಾಸಿಕ 5 ಸಾವಿರ ಗೌರವ ಧನ, ಗ್ರಾಮಮಟ್ಟದಲ್ಲಿ ನಡೆಯುವ ಗ್ರಾಮದೇವತೆ ಮತ್ತು ತೇರುಗಳ ಹಬ್ಬಗಳಿಗೆ 20 ಸಾವಿರ ರೂ. ದೇಣಿಗೆ ನೀಡುವ ಭರವಸೆಯನ್ನೂ ನೀಡಿದ್ದಾರೆ.

ಏಪ್ರಿಲ್ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ

ನವದೆಹಲಿ, ಮೇ 2– ಕಳೆದ ಏಪ್ರಿಲ್ ತಿಂಗಳಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿದ್ದು, ಒಟ್ಟು 1.87 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ. ಇದು ಇದುವರೆಗಿನ ಅತ್ಯಧಿಕ ಕಲೆಕ್ಷನ್ ಆಗಿದೆ. ಕಳೆದ ಏಪ್ರಿಲ್‌ನಲ್ಲಿ ಒಟ್ಟು ಜಿಎಸ್‌ಟಿ ಆದಾಯ 1,87,035 ಕೋಟಿ ರೂ.ಸಂಗ್ರಹ ವಾಗಿದ್ದು, ಇದರಲ್ಲಿ ಸಿಜಿಎಸ್‌ಟಿ 38,440 ಕೋಟಿ ರೂ., ಎಸ್ ಜಿಎಸ್‌ಟಿ ರೂ. 47,412 ಕೋಟಿ, ಐಜಿಎಸ್‌ಟಿ 89,158 ಕೋಟಿ ರೂ. 12,025 ಕೋಟಿ ಸೆಸ್ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಹಾರ್‌ನಂತಹ ರಾಜಕಾರಣ ನಾವು ಮಾಡುವುದಿಲ್ಲ

ಹಾಸನ, ಮೇ 2– ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆಯೇ ಹೊರತು ಬಿಹಾರ್‌ನಂತಹ ರಾಜಕಾರಣ ನಾವು ಮಾಡುವುದಿಲ್ಲ ಎಂದು ಪ್ರೀತಂಗೌಡ ವಿರುದ್ಧ ಪರೋಕ್ಷವಾಗಿ ಭವಾನಿ ರೇವಣ್ಣ ಗುಡುಗಿದರು.



ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಘೋಷಣೆ ಹಾಗೂ ದೇಣಿಗೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಧಮ್ಕಿಗೆ ನೀವ್ಯಾರು ಹೆದರಬಾರದು, ನಿಮ್ಮ ಎಲ್ಲಾ ಸಮಯದಲ್ಲೂ ನಾವು ಜೊತೆಗೆ ಇರುತ್ತೇವೆ. ನಾವು ಯಾವಾಗಲೂ ಗೂಂಡಾಗಿರಿ ರಾಜಕಾರಣ ಮಾಡಿದವರಲ್ಲ, ವಿಶ್ವಾಸ ಬೆಳೆಸಿ, ವಿಶ್ವಾಸದಿಂದ ನಿಮ್ಮ ಮನಸ್ಸು ಗೆದ್ದು ನಿಮ್ಮನ್ನು ಮತ ಕೇಳುತ್ತೇವೆ ಎಂದರು.

ನೀವೆಲ್ಲಾ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿ ಸ್ವರೂಪ್‌ಗೆ ಬೆಂಬಲ ಕೊಡುತ್ತೇನೆ ಎಂದು ಹೇಳಿದ್ದೀರಾ. ಒಬ್ಬೊಬ್ಬರು ನೂರು ವೋಟು ಹಾಕಿಸುವ ಶಕ್ತಿ ಇದೆ ಎಂದುಕೊಳ್ಳುತ್ತೇನೆ. ಜೆಡಿಎಸ್‌ಗೆ ಬೆಂಬಲ ನೀಡಿದ್ದಕ್ಕೆ ನಾವೆಲ್ಲರೂ ಹಾಗೂ ಜೆಡಿಎಸ್ ಪಕ್ಷದವರೆಲ್ಲ ನಿಮಗೆ ಚಿರಋಣಿ ಆಗಿರುತ್ತೇವೆ. ಅದರ ಜೊತೆ ನಮ್ಮ ಕುಟುಂಬ, ಪ್ರಕಾಶಣ್ಣನ ಕುಟುಂಬ ನಿಮ್ಮ ಜೊತೆಗೆ ಇರುತ್ತದೆ ಎಂದು ತಿಳಿಸಿದರು. ಸ್ವರೂಪ್‌ಗೆ ದೇಣಿಗೆ ಕೂಡ ಕೊಟ್ರಿ, ನನಗೆ ಸಂತೋಷ ಆಯ್ತು, ಇಂತಹ ಸಮಯದಲ್ಲಿ ಯಾವುದೇ ರಾಜಕಾರಣಿಯ ಬಳಿಯೂ ಎಷ್ಟು ಇದ್ರೂ ಸಾಲಲ್ಲ. ರಾಜಕೀಯ ಜೀವನದಲ್ಲಿ ಏನೇ ಇದ್ದರು ಮಾಡಬೇಕಾಗುತ್ತದೆ. ರಾಮ ಸೇತುವೆ ಕಟ್ಟುವಾಗ ಅಳಿಲು ಕೂಡ ಸಹಾಯ ಮಾಡಿತ್ತು. ಅದರಿಂದ ಅಳಿಲು ಸೇವೆ ಅಂತ ಹೆಸರು ಬಂತು ಅಂತ ಮಾತನಾಡುತ್ತಾರೆ. ಸ್ವರೂಪ್‌ಗೆ ಸಹಾಯ ಮಾಡಿದ್ದೀರಾ ಮುಂದಿನ ದಿನಗಳಲ್ಲಿ ನೀವು ನಮ್ಮ ಜೊತೆ ಇರುತ್ತೀರಾ, ನಿಮ್ಮ ಜೊತೆ ನಾವು ಇರುತ್ತೀವಿ ಎಂದು ಹೇಳಿದರು.

ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧ

ಪ್ರಣಾಳಿಕೆ ಬಿಡುಗಡೆ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬೆಂಗಳೂರು, ಮೇ 2(ಕುಂಶಿ)–ರಾಜ್ಯದ ಅಭಿವೃದ್ಧಿಗೆ, ದಕ್ಷ ಆಡಳಿತಕ್ಕೆ ಕಾಂಗ್ರೆಸ್ ಬದ್ಧವಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.



ಸರ್ವಜನಾಂಗದ ಶಾಂತಿಯ ತೋಟ ಎಂಬ ಪ್ರಣಾಳಿಕೆ ಬಿಡುಗಡೆ ಮಾಡಿದ ನಂತರ ಮಾತನಾಡಿದ ಅವರು, ಪಕ್ಷದ ಮುಖಂಡರು ರಾಜ್ಯವನ್ನು ಯಾವ ದಿಕ್ಕಿನಲ್ಲಿ ತೆಗೆದುಕೊಂಡು ಹೋಗಬೇಕು, ರಾಜ್ಯಕ್ಕೆ ಅಂಟಿರುವ ಕಳಂಕ ಹೇಗೆ ತೊಳೆಯಬೇಕು ಎಂದು ಚರ್ಚೆ ಮಾಡಿ ಈ ಪವಿತ್ರ ಗ್ರಂಥವನ್ನು ತಯಾರು ಮಾಡಿದ್ದೇವೆ ಎಂದರು.

ಈ ಗ್ರಂಥ ಕೇವಲ ಪ್ರಣಾಳಿಕೆ ಅಲ್ಲ, ಇದು ಜನರ ಧ್ವನಿ–ಪ್ರಜಾಧ್ವನಿ. ರಾಜ್ಯದುದ್ದಗಲ ಪ್ರವಾಸ ಮಾಡಿ ಜನರ ಆಚಾರ ವಿಚಾರ, ಬಯಕೆಯಂತೆ ಅವರ ಬದುಕಿನಲ್ಲಿ ಕಾಂಗ್ರೆಸ್ ಯಾವ ರೀತಿ ಬದಲಾವಣೆ ತರಬಹುದು ಎಂದು ಈ ಪ್ರಣಾಳಿಕೆ ತಯಾರು ಮಾಡಲಾಗಿದೆ. ನಮ್ಮ ಪ್ರಣಾಳಿಕೆಯಲ್ಲಿ ಜಾರಿಗೆ ತರಲು ಸಾಧ್ಯವಾಗಿರುವ ಘೋಷಣೆಗಳನ್ನು ಮಾತ್ರ ಪ್ರಕಟಿಸಿದ್ದೇವೆ. ಕಾಂಗ್ರೆಸ್ ತನ್ನ ಯೋಜನೆಗಳ ಜಾರಿಗೆ ಬದ್ಧವಾಗಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಪ್ರಣಾಳಿಕೆ ಪೂರಕವಾಗಿದೆ. ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಕರಾವಳಿ ಕರ್ನಾಟಕ, ಮೈಸೂರು ಕರ್ನಾಟಕ ಹಾಗೂ ಗ್ಲೋಬಲ್ ಬೆಂಗಳೂರು ನಿರ್ಮಾಣಕ್ಕೆ ಈ ಪ್ರಣಾಳಿಕೆ ಅಡಿಪಾಯ ಹಾಕಿದೆ. ಬೆಂಗಳೂರು ನಗರ 32% ನಷ್ಟು ಜನಸಂಖ್ಯೆ ಇದೆ. ಬೆಂಗಳೂರಿನ ಹಳೆಯ ಭವ್ಯ ವೈಭವ ಮರುಸ್ಥಾಪನೆಗೆ, ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು.

ಉದ್ಯೋಗ ಸೃಷ್ಟಿಸಲು 2, 3ನೇ ಹಂತದ ನಗರಗಳಲ್ಲಿ ಅಭಿವೃದ್ಧಿಗೆ ಆದ್ಯತೆ. ರೈತರ ಬದುಕಿನಲ್ಲಿ ಬದಲಾವಣೆ ತರಲು ಪ್ರಣಾಳಿಕೆ ಸಿದ್ಧ ಮಾಡಿದ್ದೇವೆ. ನಾವು ಬೆಲೆ ಏರಿಕೆಯ ನೋವನ್ನು ಅರಿತು ಜನರ ಬದುಕಿನ ಸಮಸ್ಯೆ ತಿಳಿದು ಜನರ ಜೀವನದಲ್ಲಿ ಸಹಾಯ ಮಾಡಲು ಕಾಂಗ್ರೆಸ್ ಬದ್ಧವಾಗಿದೆ. ಕಾಂಗ್ರೆಸ್ ಪಕ್ಷ ಎಲ್ಲಾ ವರ್ಗದ ಜನರಿಗೆ ಶಕ್ತಿ ತುಂಬಿ ಮಾನಸಿಕವಾಗಿ ಕುಗ್ಗಿರುವ ಜನರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿ ತುಂಬಿ ಉತ್ತಮ ಆಡಳಿತ ನೀಡಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟ ರಹಿತ ಸರ್ಕಾರವಾಗಲಿದೆ. ರಾಜ್ಯಕ್ಕೆ ಹೊಸ ರೂಪ ಕೊಟ್ಟು, ರೈತರು, ಹಿಂದುಳಿದವರ ಬದುಕಿನಲ್ಲಿ ಬದಲಾವಣೆ ತಂದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಲಾಗುವುದು ಎಂದರು.

ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗಗಳು ಅದಿಕಾರಕ್ಕೆ ಬಂದಂತೆ. ಈ ಸಂದರ್ಭದಲ್ಲಿ ನಿಮ್ಮ ಸಹಕಾರ ಬಹಳ ಮುಖ್ಯ. ನಾವು ಬಸವಣ್ಣನ ನಾಡಿನಲ್ಲಿದ್ದು, ನಾವು ನುಡಿದಂತೆ ನಡೆಯುತ್ತೇವೆ. ಬಸವಣ್ಣ, ಕುವೆಂಪು, ನಾರಾಯಣ ಗುರುಗಳ ಆಚಾರ ವಿಚಾರಗಳು ಕಾಂಗ್ರೆಸ್‌ನ ಆಚಾರ ವಿಚಾರಗಳಾಗಿದೆ. ವಿಶ್ವ ಮಾನವ ತತ್ವದಲ್ಲಿ ಕಾಂಗ್ರೆಸ್ ಹೆಜ್ಜೆ ಇಡುತ್ತಿದೆ. ರಾಜ್ಯದ ಜನರಿಗೆ ಸೇವೆ ಮಾಡುವ ಅವಕಾಶವನ್ನು ನಮಗೆ ನೀಡಬೇಕು ಎಂದು ಮನವಿ ಮಾಡುತ್ತೇನೆ.

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ನವದೆಹಲಿ, ಮೇ 2–ಮೇ ತಿಂಗಳ ಮೊದಲ ದಿನ ತೈಲ ಕಂಪನಿಗಳು ಗ್ರಾಹಕರಿಗೆ ಸಿಹಿ ಸುದ್ದಿಯೊಂದನ್ನು ನೀಡಿವೆ.



ಮೇ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿವೆ. ವಾಣಿಜ್ಯ ಅನಿಲ ಸಿಲಿಂಡರ್ ಗಳ ಬೆಲೆಯಲ್ಲಿ ಈ ಕಡಿತವನ್ನು ಸರ್ಕಾರಿ ತೈಲ ಕಂಪನಿಗಳು ಮಾಡಿವೆ. ಇದ ರೊಂದಿಗೆ ಜೆಟ್ ಇಂಧನ ಬೆಲೆಯನ್ನೂ ಕಡಿತಗೊಳಿಸಲಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಇಂದು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 172 ರೂ. ಇಳಿಸಿದೆ.

ತೈಲ ಕಂಪನಿಗಳು ಜೆಟ್ ಇಂಧನ (ವಾಯು ಇಂಧನ) ಬೆಲೆಯನ್ನು 2415 ರೂ.ವರೆಗೆ ಕಡಿಮೆ ಮಾಡಿದೆ. ಹೊಸ ದರಗಳು ಮೇ 1 ರಿಂದ ಜಾರಿಗೆ ಬಂದಿವೆ. ಆದರೆ, ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಈ ಹಿಂದೆ ದೆಹಲಿಯಲ್ಲಿ 2028 ರೂ.ಗೆ ಲಭ್ಯವಿತ್ತು, ಆದರೆ, ಈಗ ಅದು 1856.50 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 2132 ರೂ.ಗೆ ಸಿಗುವ ಸಿಲಿಂಡರ್ ಈಗ 1960.50 ರೂ.ಗೆ ಲಭ್ಯವಾಗಲಿದೆ.

ಮುಂಬೈ ಬಗ್ಗೆ ಹೇಳುವುದಾದರೆ, ಈ ಮೊದಲು ವಾಣಿಜ್ಯ ಗ್ಯಾಸ್ ಸಿಲಿಂಡರ್ 1980 ರೂ.ಗೆ ಸಿಗುತ್ತಿತ್ತು. ಈಗ ಅದು 1808.50 ರೂ.ಗೆ ಇಳಿದಿದೆ. ಮತ್ತೊಂದೆಡೆ, ಚೆನ್ನೈನಲ್ಲಿ 2192.50 ರೂ.ಗಳ ಸಿಲಿಂಡರ್‌ಗೆ ಈಗ 2021.50 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 14 ಕೆಜಿ ಗೃಹ ಬಳಕೆ ಸಿಲಿಂಡರ್ ಬೆಲೆ 1115.5 ರೂಪಾಯಿ ಆಗಿದ್ದರೆ, 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಯೂ 1856 ರೂಪಾಯಿಯಷ್ಟಿದೆ.

ಮೈಸೂರು ಮಿತ್ರ

ದಲಿತ ಚಳವಳಿ ನವ ನಿರ್ಮಾಣ ವೇದಿಕೆಯಿಂದ ಕಾಂಗ್ರೆಸ್‌ಗೆ ಬೆಂಬಲ



ಮೈಸೂರು,ಮೇ 2(ಜಿಎ)–ಸಂವಿಧಾನದ ಉಳಿವಿಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಕರ್ನಾಟಕ ದಲಿತ ಚಳುವಳಿ ನವ ನಿರ್ಮಾಣ ವೇದಿಕೆಯು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮುಂದಾಗಿದೆ ಎಂದು ವೇದಿಕೆಯ ಹರಿಹರ ಆನಂದಸ್ವಾಮಿ ತಿಳಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಂಘ ಪರಿವಾರದವರು ಹಿಡನ್ ಅಜೆಂಡಾಗಳನ್ನು ಹೊಂದಿದ್ದು, ಇದರಿಂದ ಪರಿಶಿಷ್ಟ ಜಾತಿ, ವರ್ಗದ ಜನತೆಯೂ ಉದ್ಯೋಗ, ಶಿಕ್ಷಣ, ಆರ್ಥಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ವಂಚಿತರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಂವಿಧಾನದ ಉಳಿವಿಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ವೇದಿಕೆಯೂ ಬೆಂಬಲಿಸುತ್ತಿದೆ ಎಂದು ತಿಳಿಸಿದರು. ಈ ವೇಳೆ ನಾರಾಯಣ್ಣಪ್ಪ, ವಿಜಯ ಕುಮಾರ್ ಪಿರಿಯಾಪಟ್ಟಣ್ಣ, ಸತೀಶ್ ಪಡವಾರಹಳ್ಳಿ, ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಕೆ.ಆರ್.ಕ್ಷೇತ್ರದಿಂದ ಸೇಬು ಪ್ರಕಾಶ್ ಸ್ಪರ್ಧೆ



ಮೈಸೂರು, ಮೇ2(ಜಿಎ)–ಕೃಷ್ಣರಾಜ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸೇಬಿನ ಗುರುತಿನ ಮೂಲಕ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಮೆ1ರಿಂದ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಎಸ್.ಪ್ರಿಯದರ್ಶನ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 30 ವರ್ಷಗಳಿಂದ ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಸಮಾಜದ ಎಲ್ಲಾ ವರ್ಗದ ಜನರ ವಿಶ್ವಾಸ ಗಳಿಸಿದ್ದೇನೆ.

ಕ್ಷೇತ್ರದಲ್ಲಿ ಸೇಬು ಪ್ರಕಾಶ್ ಎಂಬ ಹೆಸರಿನಿಂದಲೇ ಪರಿಚಿತನಾಗಿದ್ದೇನೆ. 1996ರ ನಗರ ಪಾಲಿಕೆ ಚುನಾವಣೆಯಲ್ಲಿ ಸೇಬಿನ ಗುರುತಿನ ಮೂಲಕ ಸ್ಪರ್ಧಿಸಿದ್ದೆ. ಮತ್ತೆ ಅದೇ ಸೇಬಿನ ಗುರುತಿನ ಮೂಲಕ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದೇನೆ ಎಂದರು. ನನ್ನ ರಾಜಕೀಯ ಗುರುಗಳಾದ ಎಸ್.ಎ.ರಾಮದಾಸ್ ಆಶೀರ್ವಾದ ಪಡೆದು ಎಲ್ಲಾ ಪಕ್ಷಗಳ ನಾಯಕರ, ಮುಖಂಡರ ಸಹಕಾರದೊಂದಿಗೆ ಚುನಾವಣೆಯನ್ನು ಎದುರಿಸುತ್ತೇನೆ ಎಂದರು.



ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿರುವ ಒಂಟಿಕೊಪ್ಪಲು ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗ ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ಪರವಾಗಿ ಪ್ರಜ್ಞಾವಂತ ನಾಗರಿಕ ವೇದಿಕೆ ವತಿಯಿಂದ ಮತ ಯಾಚಿಸಲಾಯಿತು. ಈ ವೇಳೆ ಮುಡಾ ಸದಸ್ಯರಾದ ಲಕ್ಷ್ಮೀದೇವಿ, ಮೃಗಾಲಯ ಪ್ರಾಧಿಕಾರ ಸದಸ್ಯರಾದ ಜ್ಯೋತಿ ರೇಚಣ್ಣ, ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷ ಕಡಕೊಳ ಜಗದೀಶ್, ನರಸಿಂಹ, ಶ್ರೀನಿವಾಸ್, ಚಕ್ರಪಾಣಿ, ಸುಚೇಂದ್ರ, ಹಾಗೂ ಇನ್ನಿತರರು ಭಾಗವಹಿಸಿದ್ದರು.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ: ಕೆ.ಮರೀಗೌಡ



ಮೈಸೂರು, ಮೇ 2–ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಅಭ್ಯರ್ಥಿ ಎಸ್. ಸಿದ್ದೇಗೌಡರನ್ನು ಬೆಂಬಲಿಸಬೇಕೆಂದು ಕೆಪಿಸಿಸಿ ಸದಸ್ಯ ಕೆ.ಮರೀಗೌಡ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಕನಕದಾಸ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ಸಿದ್ದೇಗೌಡರೊಂದಿಗೆ ಪಾದಯಾತ್ರೆ ನಡೆಸಿ, ಮತ ಯಾಚಿಸಿ ಮಾತನಾಡಿದ ಅವರು, ರಾಜ್ಯದಲ್ಲಿರುವ ಬಿಜೆಪಿ ಸರ್ಕಾ ರದ ಭ್ರಷ್ಟಾಚಾರಗಳಿಂದ ಬೇಸತ್ತಿರುವ ಜನತೆ ಈ ಬಾರಿ ಕಾಂಗ್ರೆಸ್ ಗೆಲ್ಲಿಸಲು ಮನಸ್ಸು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಪಕ್ಷವಾಗಿದ್ದು, ಎಲ್ಲರನ್ನೂ ಸಮಾನತೆ ಯಿಂದ ಕಾಣುವ ಪಕ್ಷವಾಗಿದೆ. ಬಡವರ ಕಲ್ಯಾಣಕ್ಕಾಗಿ ಕಾಂಗ್ರೆಸ್ ಪಕ್ಷ ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 2 ಸಾವಿರ ರೂ. ಪ್ರತಿಯೊಬ್ಬರಿಗೂ ತಲಾ 10 ಕೆಜಿ ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್, ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಜೊತೆಗೆ ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಡಿಪ್ಲೋಮಾ ಪದವೀಧರರಿಗೆ ತಿಂಗಳಿಗೆ 1500 ರೂ. ಭತ್ಯೆ ನೀಡಲಾಗುವುದು. ಹಾಗಾಗಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿ.ಪಂ. ಮಾಜಿ ಸದಸ್ಯ ಕಡಕೊಳ ನಾಗರಾಜ್, ಬೀರಿಹುಂಡಿ ಬಸವಣ್ಣ, ಮಾದೇಗೌಡ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಸಾಗರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಸತೀಶ್‌ಕುಮಾರ್, ಮುಖಂಡರಾದ ಹರೀಶ್ ಮೊಗಣ್ಣ, ವಿಕ್ಕಿ ವಾಸು, ಕೆಂಚಪ್ಪ, ರಮೇಶ್, ಸುಶೀಲ ನಂಜಪ್ಪ, ಪ್ರಮೀಳಾ ಶಶಿಕಲಾ, ವಿಜಯಕುಮಾರ್, ಸಂತೋಷ್, ಮುಡಾ ಪುಟ್ಟಸ್ವಾಮಿ, ನಾಗರಾಜ್, ಕಾರ್ತಿಕ್, ಶಂಕರ್ ಹಾಜರಿದ್ದರು.

ಕೆನಡಾ: ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿ ಗೋಲ್ಡಿ ಬ್ರಾರ್

ಟೊರಂಟೊ,ಮೇ2–ವಿವಿಧ ಪ್ರಕರಣಗಳಲ್ಲಿ ಬೇಕಾಗಿರುವ ಪ್ರಮುಖ 25 ಅಪರಾಧಿಗಳ ಪಟ್ಟಿಯಲ್ಲಿ ಖ್ಯಾತ ಗಾಯಕ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಸೂತ್ರಧಾರ ಸತೀಂದರ್ ಸಿಂಗ್ ಬ್ರಾರ್ ಅಲಿಯಾಸ್ ಗೋಲ್ಡಿ ಬ್ರಾರ್ ಹೆಸರನ್ನು ಕೆನಡಾ ಸರ್ಕಾರವು ಸೇರಿಸಿದೆ. ಭಾರತವು ಕಳೆದ ವರ್ಷ ಜೂನ್‌ನಲ್ಲಿ ಬ್ರಾರ್ ಬಂಧನಕ್ಕೆ ಅನುವು ಮಾಡಿ ಕೊಡುವ 'ರೆಡ್ ಕಾರ್ನರ್' ನೋಟಿಸ್ ಜಾರಿ ಮಾಡಿದ ನಂತರ ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಪಾತಕಿ ಬ್ರಾರ್‌ಗಾಗಿ ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ನವದೆಹಲಿಯಲ್ಲಿರುವ ಕೆನಡಿಯನ್ ಹೈಕಮಿಷನ್ ಹೇಳಿಕೆಯಲ್ಲಿ ತಿಳಿಸಿದೆ. ಪಂಜಾಬ್‌ನ ಮುಕ್ತಸರ್ ಸಾಹಿಬ್ ಮೂಲದ ಗೋಲ್ಡಿ ಬ್ರಾರ್, 2017ರಲ್ಲಿ ವಿದ್ಯಾರ್ಥಿ ವೀಸಾ ಪಡೆದು ಕೆನಡಾಗೆ ತೆರಳಿದ್ದ. ಬಳಿಕ ಅಲ್ಲಿಂದಲೇ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಲ್ಲಿ ಸಕ್ರಿಯನಾಗಿದ್ದ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಈಗ ಭಜರಂಗಬಲಿ ಬಂಧಿಸಿಡಲು ಮುಂದಾಗಿದೆ

ಭಜರಂಗ ದಳ ನಿಷೇಧಿಸುವ ಕಾಂಗ್ರೆಸ್ ಪ್ರಸ್ತಾಪದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ



ವಿಜಯನಗರ, ಮೇ 2– ಈ ಹಿಂದೆ ಶ್ರೀರಾಮಚಂದ್ರನನ್ನು ಕಾಂಗ್ರೆಸ್ ಬಂಧಿಸಿಟ್ಟಿತು. ಇದೀಗ ಹನುಮನ ಜನ್ಮಸ್ಥಳದಲ್ಲಿ ಭಜರಂಗಬಲಿಯನ್ನು ಬಂಧಿಸಿಡಲು ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಟೀಕಿಸಿದ್ದಾರೆ. ಪ್ರಣಾಳಿಕೆಯಲ್ಲಿ ಇಂದು ಭಜರಂಗದಳವನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿತ್ತು.

ವಿಜಯನಗರದಲ್ಲಿ ಬಿಜೆಪಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಹನುಮಂತನ ಜನ್ಮಸ್ಥಾನಕ್ಕೆ ನಾನು ಬಂದಿದ್ದೇನೆ. ನಾನು ಹನುಮಂತನಿಗೆ ಶತ ಪ್ರಣಾಮ ಮಾಡುತ್ತಿದ್ದೇನೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭಜರಂಗಬಲಿ ಅಂದರೆ ಹನುಮಂತನನ್ನು ಬೀಗ ಹಾಕಿ ಬಂಧಿಸಲು ಹೊರಟಿದ್ದಾರೆ. ಕಾಂಗ್ರೆಸ್‌ನವರಿಗೆ ಹಿಂದೆ ಶ್ರೀರಾಮನನ್ನು ಕಂಡರೂ ಆಗುತ್ತಿರಲಿಲ್ಲ. ಈಗ ಹನುಮಂತನ ಕಂಡರೂ ಆಗುತ್ತಿಲ್ಲ. ನಮಗೆ ಶ್ರೀರಾಮಚಂದ್ರ ಹಾಗೂ ಹನುಮಂತ ಪೂಜ್ಯರು. ಕಾಂಗ್ರೆಸ್ ಸದಾ ಶ್ರೀರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ ಎಂದು ಟೀಕಿಸಿದರು. ದೇಶದಲ್ಲಿ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಮಾಡಿದ್ದೇವೆ. ಈ ಸಂಕಲ್ಪಕ್ಕೆ ಹನುಮಂತನ ಆಶೀರ್ವಾದ ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ ಎಂದರು. ಕಾಂಗ್ರೆಸ್ ಮೊದಲಿನಿಂದಲೂ ಆತಂಕವಾದಿಗಳ ತುಷ್ಟೀಕರಣ ಮಾಡುತ್ತಿದೆ. ಕಾಂಗ್ರೆಸ್ ನಾಯಕರು ಭಯೋತ್ಪಾದಕರು ಸತ್ತಾಗ ಅಳುತ್ತಾರೆ. ಸರ್ಜಿಕಲ್ ಸ್ಟ್ರೈಕ್ ನಡೆದಾಗ ಭಾರತೀಯ ಸೇನೆಯ ಸಾಮರ್ಥ್ಯದ ಕುರಿತು ಪ್ರಶ್ನೆ ಮಾಡುತ್ತಾರೆ. ಕರ್ನಾಟಕದಲ್ಲಿ ಉಗ್ರ ಕೃತ್ಯ ನಡೆದಾಗ ಕಾಂಗ್ರೆಸ್ ಅವರ ಪರ ನಿಂತಿದೆ. ಆತಂಕವಾದಿಗಳು, ಉಗ್ರವಾದಿಗಳು ಜಾಗೃತವಾಗಿರುವ ಕಡೆ ಅವರನ್ನು ಶಮನಗೊಳಿಸುವ ಕೆಲಸವನ್ನು ಬಿಜೆಪಿ ಮಾಡಿದೆ ಎಂದು ಸರ್ಕಾರದ ಸಾಧನೆಯನ್ನು ಕೊಂಡಾಡಿದರು.

ಭಾರತ ಅಭಿವೃದ್ಧಿಯಾಗಬೇಕಾದರೇ ನಿಮ್ಮ ಒಂದು ಮತ ಬಹಳ ಅಮೂಲ್ಯವಾಗಿದೆ. ಕಾಂಗ್ರೆಸ್ ರಾಜ್ಯದಲ್ಲಿ ಗ್ಯಾರಂಟಿಗಳ ಕಂತೆ ಹಿಡಿದುಕೊಂಡು ಕುಂತಿದೆ. ಯಾವ ಪಕ್ಷಕ್ಕೆ ತನ್ನ ಅಸ್ತಿತ್ವದ ಬಗ್ಗೆ ಗೊತ್ತಿಲ್ಲವೋ ಆ ಪಕ್ಷ ಸುಳ್ಳಿನ ಗ್ಯಾರಂಟಿಗಳನ್ನು ಮಾತ್ರ ನೀಡುತ್ತದೆ. ಕಾಂಗ್ರೆಸ್ ಬಡತನ ಮುಕ್ತ ಆಶ್ವಾಸನೆ ನೀಡಿತು ಆದರೆ ಬಡತನ ಮುಕ್ತವಾಗಿಲ್ಲ. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಶ್ರೀಮಂತರಾಗುತ್ತಿದ್ದಾರೆ. ಕಾಂಗ್ರೆಸ್ ಬಡಜನರ, ರೈತರ ಬಗ್ಗೆ ಬಹಳ ಮಾತನಾಡುತ್ತದೆ ಆದರೆ ಅದು ಹೇಳುವುದೊಂದು ಮಾಡುವುದೊಂದು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದರು.

ಪಿಎಂ ಕಿಸಾನ್ ಯೋಜನೆಯಿಂದ 11 ಕೋಟಿ ರೈತರಿಗೆ ಲಾಭವಾಗಿದೆ. ಕಳೆದ ವರ್ಷದಲ್ಲಿ ಇಲ್ಲಿಯವರೆಗೆ ನಾವು ಎರಡೂವರೆ ಲಕ್ಷ ಕೋಟಿ ರೂಪಾಯಿ ಹಣ ನೀಡಿದ್ದೇವೆ. ಕರ್ನಾಟಕದಲ್ಲಿ 18 ಸಾವಿರ ಕೋಟಿ ಹಣವನ್ನು ಈ ನಿಧಿ ಮೂಲಕ ನೀಡಿದ್ದೇವೆ. ರಾಜ್ಯದಲ್ಲಿ ಬಡವರಿರಲಿ, ಅಥವಾ ರೈತರಾಗಲಿ ಮತ್ತು ಸಮಾಜದ ಎಲ್ಲ ವರ್ಗದ ಜನರಿಗೆ ನಾವು ಲಾಭವನ್ನು ತಲುಪಿಸಿದ್ದೇವೆ. ಆದ್ದರಿಂದ ಈ ಎಲ್ಲ ವರ್ಗದ ಜನರ ಆಸೆ ಈ ಬಾರಿಯ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ ಎಂದರು.

ಡಿ.ಫಾರ್ಮ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ



ಎಂ.ಡಿ.ಪವಿತಾ



ಶಿಫಾರಾಜ್

ಮೈಸೂರು, ಮೇ2–ಇತ್ತೀಚೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯ ಇತ್ತೀಚೆಗೆ ನಡೆಸಿದ ಡಿ. ಫಾರ್ಮ ಪರೀಕ್ಷೆಯಲ್ಲಿ ಮೈಸೂರಿನ ಶಾರದಾ ವಿಲಾಸ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿನಿಯರಾದ ಎಂ.ಡಿ. ಪವಿತಾ ಪ್ರಥಮ ಮತ್ತು ಶಿಫಾರಾಜ್ ಐದನೇ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.


ಅನಿವಾಸಿ ಭಾರತೀಯರಿಗೆ ಮತದಾನಕ್ಕೆ ಅವಕಾಶ ಕಲ್ಪಿಸಲು ಆಗ್ರಹ




ಮೈಸೂರು, ಮೇ 2(ಜಿಎ)–ಅನಿವಾಸಿ ಭಾರತೀಯರಿಗೆ ಮತದಾನ ಮಾಡಲು ಅವಕಾಶ ನೀಡಬೇಕು ಎಂದು ಸಾಗರೋತ್ತರ ಕನ್ನಡಿಗರ ಸಂಘದ ಸಂಸ್ಥಾಪಕ ಹಾಗೂ ಜಂಟಿ ಕಾರ್ಯದರ್ಶಿ ರವಿ ಮಹದೇವ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಪಂಚದಾದ್ಯಂತ ನೆಲೆಸಿರುವ ಕನ್ನಡಿಗರ ಧ್ವನಿಯಾಗಿ ಮತದಾನ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಏ.17ರಂದು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ. ಅಲ್ಲದೆ ಒಂದು ಅಭಿಯಾನವನ್ನು ಹಮ್ಮಿಕೊಂಡಿದ್ದು, ಅನಿವಾಸಿ ಭಾರತೀಯರಲ್ಲಿ ಮತದಾನದಿಂದ ವಂಚಿತರಾಗಿರುವವರ ಜೊತೆ ಚರ್ಚಿಸಿ ಒಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಏ.28ರಂದು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಈ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಕೃಷ್ಣ ಎಸ್.ದೀಕ್ಷಿತ್ ಮತ್ತು ವಿಜಯ್‌ಕುಮಾರ್ ಎ.ಪಾಟೀಲ್ ದ್ವಿ–ಸದಸ್ಯ ಪೀಠದ ಮುಂದೆ ಬರಲಿದೆ. ನ್ಯಾಯಾಲಯವು ಸಾಧಕ–ಬಾಧಕಗಳನ್ನು ಪರಿಶೀಲಿಸಿ, ಅನಿವಾಸಿ ಭಾರತೀಯರಿಗೆ ಮತದಾನದ ಹಕ್ಕು ಚಲಾಯಿಸಲು ಅವಕಾಶ ಮಾಡಿಕೊಡುವ ವಿಶ್ವಾಸವಿದೆ ಎಂದರು.

ಅಂಚೆ ಮತದಾನದ ಮೂಲಕವಾಗಲೀ ಅಥವಾ ಸ್ಥಳೀಯ ದೂತವಾಸ ಕಚೇರಿಗಳಲ್ಲಿ ಮತದಾನ ಮಾಡಲು ವ್ಯವಸ್ಥೆ ಕಲ್ಪಿಸಲು ನಿರ್ದೇಶನ ನೀಡಬಹುದಾಗಿದ್ದು, ಇದು ನಮ್ಮ ಬೇಡಿಕೆಯಾಗಿದೆ. ಮತದಾನ ಎಂಬುದು ಒಂದು ಹಬ್ಬವಾಗಿದ್ದು, ಇದರಲ್ಲಿ ನಮಗೆ ಅವಕಾಶ ನೀಡಿದರೆ, ಮಹಾಹಬ್ಬವಾಗಲಿದೆ ಎಂದು ತಿಳಿಸಿದರು.





ಮಂಗಳವಾರ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಚಾಮರಾಜನಗರ ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರಕ್ಕೆ ಆಗಮಿಸಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಈ ಎರಡೂ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿ ಸಚಿವ ವಿ.ಸೋಮಣ್ಣ ಅವರು ಸಮಾಲೋಚನೆ ನಡೆಸಿ, ತಮ್ಮ ಮತ ಪ್ರಚಾರದ ಮಾಹಿತಿ ನೀಡಿದರು.



ಮೈಸೂರು ಎನ್.ಆರ್.ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂದೇಶ್ ಸ್ವಾಮಿ ಅವರು ಮಂಗಳವಾರ ಕ್ಷೇತ್ರಾದ್ಯಂತ ಪಾದಯಾತ್ರೆ ಮೂಲಕ ಮನೆ ಮನೆಗೆ ತೆರಳಿ ಮತಯಾಚಿಸಿದರು. ಈ ವೇಳೆ ಮಾಜಿ ಶಾಸಕ ಮಾರುತಿರಾವ್ ಪವಾರ್, ಮುಖಂಡ ಗಿರಿಧರ್ ಇನ್ನಿತರರು ಇದ್ದಾರೆ.

ಮಾತಿನ ಮೇಲೆ ನಿಗಾ ಇರಲಿ

ಚುನಾವಣಾ ಆಯೋಗ ಎಚ್ಚರಿಕೆ

ಬೆಂಗಳೂರು, ಮೇ 2– ಚುನಾವಣಾ ಪ್ರಚಾರದ ಸಮಯದಲ್ಲಿ ಅನುಚಿತ ಶಬ್ದ ಬಳಸದಂತೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಸ್ಟಾರ್ ಪ್ರಚಾರಕರು, ರಾಜಕೀಯ ಪಕ್ಷಗಳ ಮುಖಂಡರು, ಅಭ್ಯರ್ಥಿಗಳು ಸೇರಿದಂತೆ ಇತರರು, ಭಾಷಣ ಮಾಡುವ ವೇಳೆ ಶಬ್ದ ಬಳಕೆ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ಚುನಾವಣಾ ವಾತಾವರಣವನ್ನು ಹಾಳು ಮಾಡಬಾರದು ಎಂದು ಕೇಂದ್ರ ಚುನಾವಣಾ ಆಯೋಗ ಸೂಚನೆ ನೀಡಿದೆ. ಪ್ರಚಾರದ ಭರದಲ್ಲಿ ಮನಬಂದಂತೆ ಮಾತನಾಡುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರುಗಳು ಬಂದಿವೆ. ಅಲ್ಲದೆ ಮಾಧ್ಯಮಗಳಲ್ಲಿ ಪ್ರಸಾರವಾಗುವ ಭಾಷಣಗಳ ಮೇಲೂ ತೀವ್ರ ನಿಗಾ ವಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.

ಕಾನೂನು ಚೌಕಟ್ಟಿನಲ್ಲಿ ಪ್ರಚಾರ ಕೈಗೊಳ್ಳಲು ಯಾವುದೇ ಅಡ್ಡಿ ಇಲ್ಲ. ಆದರೆ, ನೀತಿ ಸಂಹಿತೆ ಉಲ್ಲಂಘಿಸಿ ಭಾಷಣದಲ್ಲಿ ಮತ್ತೊಬ್ಬರನ್ನು ಅವಹೇಳನ ಮಾಡುವಂತಹ, ಪ್ರಚೋದನೆಯನ್ನುಂಟು ಮಾಡುವಂತಹ ಪದ ಬಳಕೆ ಮಾಡಬಾರದು. ಒಂದು ವೇಳೆ ಅಂತಹ ಪದ ಬಳಕೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಪ್ರಚಾರದ ಸಮಯದಲ್ಲಿ ಅನುಚಿತ ಶಬ್ದ ಬಳಕೆ ಮಾಡಿದರೆ ಚುನಾವಣಾ ಆಯೋಗವು ಗಂಭೀರವಾಗಿ ಪರಿಗಣಿಸಲಿದೆ. ತಮ್ಮ ಮಾತುಗಳ ಮೇಲೆ ಹಿಡಿತವನ್ನಿಟ್ಟುಕೊಂಡು ಪ್ರಚಾರ ನಡೆಸಬೇಕು. ರಾಜಕೀಯ ಭಾಷಣದ ಘನತೆಯನ್ನು ಕಾಪಾಡಿಕೊಳ್ಳಬೇಕು. ಪ್ರಚಾರ ಮಾಡು ವಾಗ ಅವರ ಹೇಳಿಕೆಗಳು ನೀತಿ ಸಂಹಿತೆ ಮತ್ತು ಕಾನೂನು ಚೌಕಟ್ಟು ಮೀರಬಾರದು. ಚುನಾವಣಾ ವಾತಾವರಣವನ್ನು ಹಾಳು ಮಾಡದಂತೆ ನಿಬಾಯಿಸಬೇಕು. ಪ್ರಚೋದನಕಾರಿ ಹೇಳಿಕೆ, ಸಭ್ಯತೆಯ ಮಿತಿಗಳನ್ನು ಮೀರಿ ನಿಂದನೀಯ ಭಾಷೆಯ ಬಳಕೆ ಮಾಡಬಾರದು. ಈ ನಿಟ್ಟಿನಲ್ಲಿ ರಾಜಕೀಯ ಪ್ರತಿಸ್ಪರ್ಧಿಗಳ ವೈಯಕ್ತಿಕ ಪಾತ್ರ ಮುಖ್ಯವಾಗಿರುತ್ತದೆ. ಚುನಾವಣೆಯ ಪರಿಸ್ಥಿತಿಯನ್ನು ಹಾಳುಮಾಡುವ ಪ್ರಯತ್ನಗಳನ್ನು ನಡೆಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಚುನಾವಣೆ ಆಯೋಗ ಎಚ್ಚರಿಸಿದೆ.

ಆಪರೇಷನ್ ಕಾವೇರಿಯಡಿ 3,400 ಭಾರತೀಯರ ರಕ್ಷಣೆ

ಸುಡಾನ್‌ನಲ್ಲಿ ಸಿಲುಕಿರುವ ಇತರರು ಬುಧವಾರದೊಳಗೆ ಸ್ವದೇಶಕ್ಕೆ ವಾಪಸ್

ನವದೆಹಲಿ, ಮೇ 2– ಯುದ್ಧ ಪೀಡಿತ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದ ಕನಿಷ್ಠ 3,400 ಭಾರತೀಯರನ್ನು 'ಆಪರೇಷನ್ ಕಾವೇರಿ'ಯಡಿ ಭಾರತೀಯ ಅಧಿಕಾರಿಗಳು ರಕ್ಷಿಸಿದ್ದಾರೆ.

ಈ ಕುರಿತು ಮಾತನಾಡಿರುವ ವಿದೇಶಾಂಗ ಕಾರ್ಯದರ್ಶಿ ಕ್ವಾತ್ರಾ, ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸುಡಾನ್‌ನಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸುವುದರೊಂದಿಗೆ ಇದು ಪ್ರಾರಂಭವಾಯಿತು ಮತ್ತು ನಂತರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರನ್ನು ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆಗೆ ಜೆದ್ದಾಕ್ಕೆ ಕಳುಹಿಸಿದರು. ಸೌದಿ ಸರ್ಕಾರವು ಸಾಕಷ್ಟು ನೆರವು ನೀಡಿದ ಪರಿಣಾಮವಾಗಿ ನಮ್ಮ ನಾಗರಿಕರಿಗೆ ತಾತ್ಕಾಲಿಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಯಿತು ಎಂದು ತಿಳಿಸಿದ್ದಾರೆ.

ಬಹುತೇಕ ಎಲ್ಲಾ ಭಾರತೀಯರು ಸುರಕ್ಷಿತ ವಲಯದಲ್ಲಿದ್ದು, ಸುಡಾನ್ ತೊರೆದಿರುವುದರಿಂದ ಕೊನೆಯ ತಂಡದಲ್ಲಿರುವ ಭಾರತೀಯರು ಬುಧವಾರದ ವೇಳೆಗೆ ಭಾರತವನ್ನು ತಲುಪುವ ನಿರೀಕ್ಷೆಯಿದೆ. ಅವರು ವಿವಿಧ ವಿಮಾನಗಳ ಮೂಲಕ ಭಾರತವನ್ನು ತಲುಪಲಿದ್ದಾರೆ.

ಖಾಸಗಿ ದೇಶೀಯ ವಿಮಾನಯಾನ ಸಂಸ್ಥೆಯಾದ ಸ್ಪೈಸ್‌ಜೆಟ್ ಕೂಡ ಸೋಮವಾರ ಜೆದ್ದಾದಲ್ಲಿ ಸಿಲುಕಿದ ಭಾರತೀಯರನ್ನು ಕೊಚ್ಚಿಗೆ ಮರಳಿ ಕರೆತರುವ ಮೂಲಕ ರಕ್ಷಣಾ ಪ್ರಯತ್ನಗಳಲ್ಲಿ ಸೇರಿಕೊಂಡಿದೆ. ದೆಹಲಿ, ಮುಂಬೈ ಮತ್ತು ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿನ ಭಾರತೀಯರನ್ನು ಕರೆತರಲು ಭಾರತೀಯ ವಾಯುಪಡೆಯು ತನ್ನದೇ ಆದ ಅ130ಎ ವಿಮಾನದ ಜೊತೆಗೆ ಭಾರತವು ಈ ಹಿಂದೆ ಸೌದಿ ಏರ್‌ಲೈನ್ಸ್‌ನ ಸೇವೆಗಳನ್ನು ತೆಗೆದುಕೊಂಡಿತ್ತು.

3,500 ಭಾರತೀಯರಲ್ಲದೆ, ಭಾರತೀಯ ಮೂಲದ 1, 000 ಜನರು ಸೂಡಾನ್ ನಲ್ಲಿದ್ದಾರೆ. ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ಅವರು ಅಲ್ಲಿಯೇ ನೆಲೆಸಿದ್ದಾರೆ ಮತ್ತು ಸುಡಾನ್ ಪಾಸ್‌ಪೋರ್ಟ್ ಹೊಂದಿರುವುದರಿಂದ ಅವರು ಹೊರಹೋಗಲು ಯಾವುದೇ ಆಸಕ್ತಿಯನ್ನು ತೋರಿಸಿಲ್ಲ. ಭಾರತವು ಈ ಹಿಂದೆ ಖಾರ್ಟೂಮ್‌ನಿಂದ ಫ್ರೆಂಚ್ ರಾಯಭಾರ ಕಚೇರಿಯ ಸಿಬ್ಬಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಯಿತು.




ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಹರೀಶ್‌ಗೌಡ ಪರ ಕಾಂಗ್ರೆಸ್ ಮುಖಂಡರೂ ಆದ ಚಿತ್ರ ನಟಿ ಭಾವನಾ ರ್‍ಯಾಲಿ ಮೂಲಕ ಮಂಗಳವಾರ ಕ್ಷೇತ್ರಾದ್ಯಂತ ಮತಯಾಚಿಸಿದರು. ಚಿತ್ರದಲ್ಲಿ ಮಂಚೇಗೌಡನಕೊಪ್ಪಲು ರವಿ, ಮುಖಂಡ ರಾದ ರವಿ (ಡೆಲ್ಲಿ ರವಿ) ಇತರರನ್ನು ಕಾಣಬಹುದು.

ಗಲ್ಲುಶಿಕ್ಷೆ ಅಪರಾಧಿಗಳಿಗೆ ಚಾಲ್ತಿಯಲ್ಲಿರುವ ಗಲ್ಲಿಗೇರಿಸುವ ವಿಧಾನ ಪರಿಶೀಲಿಸಲು ಸಮಿತಿ ರಚನೆ: ಸುಪ್ರೀಂಗೆ ಕೇಂದ್ರ

ನವದೆಹಲಿ, ಮೇ 2– ಮರಣದಂಡನೆ ಶಿಕ್ಷೆಗೆ ಒಳಗಾದ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಚಾಲ್ತಿಯಲ್ಲಿರುವ ವಿಧಾನವನ್ನು ಪರಿಶೀಲಿಸಲು ತಜ್ಞರ ಸಮಿತಿಯನ್ನು ರಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ, ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ಅವರ ಪೀಠವು ಕೇಂದ್ರದ ಪರವಾಗಿ ಹಾಜರಾದ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಸಲ್ಲಿಸಿದ ವರದಿಯನ್ನು ಗಮನಿಸಿತು. ಸರ್ಕಾರವು ತಜ್ಞರ ಸಮಿತಿಯನ್ನು ರಚಿಸುವ ಸಲಹೆಯನ್ನು ಪರಿಗಣಿಸುತ್ತಿದೆ ಎಂದು ಕೇಂದ್ರ ಪರ ವಕೀಲರು ಹೇಳಿದ್ದಾರೆ.



ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕೇಂದ್ರ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ ವಾದ ಮಂಡಿಸಿದ್ದರು. ಈ ಕುರಿತು ಸಮಿತಿ ರಚಿಸಲು ಸರಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು. ಸಮಿತಿಯಲ್ಲಿ ಯಾವ ಹೆಸರುಗಳನ್ನು ಸೇರಿಸಲಾಗುತ್ತದೆ ಎಂಬುದನ್ನು ಈಗ ಪರಿಗಣಿಸಲಾಗುತ್ತಿದೆ ಎಂದು ಎಜಿ ತಿಳಿಸಿದರು. ಅವರು ಸ್ವಲ್ಪ ಸಮಯದ ನಂತರ ಮಾತ್ರ ಉತ್ತರಿಸಲು ಸಾಧ್ಯವಾಗುತ್ತದೆ. ಇದಕ್ಕೆ ಸುಪ್ರೀಂ ಕೋರ್ಟ್ ಪೀಠವೂ ಸಹಮತ ವ್ಯಕ್ತಪಡಿಸಿದ್ದು, ಸಮಿತಿ ರಚನೆ ಪ್ರಕ್ರಿಯೆ ಪರಿಶೀಲನೆಯಲ್ಲಿದೆ ಎಂದು ಹೇಳಿದೆ. ಈಗ ಬೇಸಿಗೆ ರಜೆಯ ನಂತರ ವಿಚಾರಣೆಯ ದಿನಾಂಕ ನಿಗದಿಯಾಗಲಿದೆ. ಮರಣದಂಡನೆ ಪ್ರಮಾಣಾನುಗುಣವಾಗಿದೆಯೇ ಮತ್ತು ಕಡಿಮೆ ನೋವಿನಿಂದ ಕೂಡಿದೆಯೇ ಎಂದು ಪರಿಶೀಲಿಸಲು ತಜ್ಞರ ಸಮಿತಿ ರಚಿಸುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂಕೋರ್ಟ್ ಮಾರ್ಚ್ 21ರಂದು ಹೇಳಿತ್ತು. ಮರಣದಂಡನೆ ವಿಧಾನಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ "ಉತ್ತಮ ಡೇಟಾ" ನೀಡುವಂತೆ ನ್ಯಾಯಾಲಯವು ಕೇಂದ್ರಕ್ಕೆ ನಿರ್ದೇಶನ ನೀಡಿತ್ತು. ವಕೀಲ ರಿಷಿ ಮಲ್ಹೋತ್ರಾ ಅವರು 2017ರಲ್ಲಿ PIL ಅನ್ನು ಸಲ್ಲಿಸಿದರು ಮತ್ತು ಪ್ರಸ್ತುತ ಮರಣದಂಡನೆ ವಿಧಾನವನ್ನು ರದ್ದುಗೊಳಿಸುವಂತೆ ವಿನಂತಿಸಿದರು. ಇದೇ ವೇಳೆ ಈ ವಿಧಾನದ ಬದಲಿಗೆ 'ಮಾರಣಾಂತಿಕ ಇಂಜೆಕ್ಷನ್, ಕರೆಂಟ್, ಗ್ಯಾಸ್ ಚೇಂಬರ್ ನಂತಹ ಕಡಿಮೆ ನೋವಿನ ವಿಧಾನಗಳನ್ನು ಬಳಸಲು ವಿನಂತಿಸಿದ್ದರು.

ಜಗತ್ತಿನ 58 ದೇಶಗಳಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ 73 ದೇಶಗಳಲ್ಲಿ ಮರಣದಂಡನೆಯನ್ನು ಗುಂಡಿನ ಮೂಲಕ ನೀಡಲಾಗುತ್ತದೆ. ಭಾರತ ಸೇರಿದಂತೆ 33 ದೇಶಗಳಲ್ಲಿ ಮರಣದಂಡನೆಯನ್ನು ಒಂದೇ ರೀತಿಯಲ್ಲಿ ನೀಡಲಾಗುತ್ತದೆ ಮತ್ತು ಅದು ಗಲ್ಲಿಗೇರಿಸುತ್ತದೆ. ಪ್ರಪಂಚದ ಆರು ದೇಶಗಳಲ್ಲಿ ಕಲ್ಲೆಸೆಯುವ ಮೂಲಕ ಮರಣದಂಡನೆಯನ್ನು ನೀಡಲಾಗುತ್ತದೆ. ಇದು ಇನ್ನಷ್ಟು ಭಯಾನಕವಾಗಿದೆ. ಐದು ದೇಶಗಳಲ್ಲಿ ಚುಚ್ಚುಮದ್ದಿನ ಮೂಲಕ ಮರಣವನ್ನು ನೀಡಲಾಗುತ್ತದೆ. ವಿಶ್ವದ ಸುಮಾರು 97 ದೇಶಗಳು ಮರಣದಂಡನೆಯನ್ನು ರದ್ದುಗೊಳಿಸಿವೆ.

ಕುಶಾಲನಗರದಲ್ಲಿ ಭಾರೀ ಮಳೆ: ತುಂಬಿ ಹರಿದ ಹಳ್ಳಕೊಳ್ಳಗಳು



ಕುಶಾಲನಗರ, ಮೇ 2– ಪಟ್ಟಣದಲ್ಲಿ ಮಂಗಳವಾರ ಜೋರಾಗಿ ಮಳೆ ಸುರಿದು ಹಳ್ಳಕೊಳ್ಳಗಳು ತುಂಬಿ ಹರಿಯಿತು.

ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಸಂಜೆ ಐದು ಗಂಟೆಗೆ ತುಂತುರು ಮಳೆಯೊಂದಿಗೆ ಆರಂಭವಾಗಿ ಮೂರು ತಾಸಿಗೂ ಹೆಚ್ಚು ಕಾಲ ಮಳೆ ಸುರಿಯಿತು. ಸಂತೆ ದಿನವಾದ ಹಿನ್ನೆಲೆಯಲ್ಲಿ ದಿಢೀರನೆ ಬಂದ ಮಳೆಯಿಂದಾಗಿ ಸಂತೆ ವ್ಯಾಪಾರಿಗಳು ಹಾಗೂ ಜನರು ಪರದಾಡಿದರು. ನಿರಂತರವಾಗಿ ಸುರಿದ ಮಳೆಯಿಂದ ಚರಂಡಿಗಳು,ಹಳ್ಳಗಳಲ್ಲಿ ನೀರು ತುಂಬಿ ರಸ್ತೆ ಮೇಲೆ ಹರಿಯಿತು. ಇದರಿಂದ ವಾಹನ ಸವಾರರಿಗೂ ತೊಂದರೆ ಉಂಟಾಯಿತು.

ಚೈತ್ರಾ ಬಡಾವಣೆ, ಕಾರು ಚಾಲಕರ ಬಡಾವಣೆ, ಕಾಳೇಗೌಡ ಬಡಾವಣೆಯಲ್ಲಿ ಚರಂಡಿ, ರಸ್ತೆ, ಉದ್ಯಾನ ಹಾಗೂ ನಿರ್ಮಾಣ ಹಂತದಲ್ಲಿರುವ ಮನೆಗಳು ನೀರಿನಿಂದ ಆವೃತ್ತಗೊಂಡವು. ಕೆಲಕಾಲ ಗುಡುಗು ಸಿಡಿಲು ಆರ್ಭಟಿಸಿತು. ಬಿಸಿಲಿನ ಧಗೆಯಿಂದ ಬಿಸಿಯಾಗಿದ್ದ ವಾತಾವರಣ ಮಳೆಯಿಂದ ಸ್ವಲ್ಪ ತಂಪಾಯಿತು. ಇಡೀ ವಾತಾವರಣವೇ ಶೀತಮಯವಾಗಿ ಜನರು ಚಳಿಯಿಂದ ನಡುಗಿ ಹೋದರು.

ಕಾಂಗ್ರೆಸ್‌ಗೆ ಮಾಜಿ ಸಚಿವ ಜೀವಿಜಯ ವಿದಾಯ

ಕೆಪಿಸಿಸಿಗೆ ರಾಜೀನಾಮೆ ರವಾನೆ, ಚುನಾವಣಾ ನಂತರ ಮುಂದಿನ ನಿರ್ಧಾರ

ಕೊಡಗಲ್ಲಿ ಹುಟ್ಟಿ ಬೆಳೆದ, ಜ್ವಲಂತ ಸಮಸ್ಯೆಗಳ ಅರಿವಿರುವ ಅಭ್ಯರ್ಥಿಗೆ ನನ್ನ ಬೆಂಬಲ

ಮಡಿಕೇರಿ, ಮೇ 2– ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಬಿ.ಎ. ಜೀವಿಜಯ ಅವರು, ಮಡಿಕೇರಿ ಕ್ಷೇತ್ರದಲ್ಲಿನ ಸ್ಪರ್ಧೆಗೆ ಅವಕಾಶ ನೀಡದ ವರಿಷ್ಠರ ಧೋರಣೆಯಿಂದ ಬೇಸತ್ತು ಕೆಪಿಸಿಸಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುವ ಮೂಲಕ ಕಾಂಗ್ರೆಸ್‌ನಿಂದ ದೂರ ಸರಿದಿರುವುದಾಗಿ ಸ್ಪಷ್ಟಪಡಿಸಿದ್ದಾರೆ.



ಸುದ್ದಿಗೋಷ್ಠಿಯಲ್ಲಿ ತಮ್ಮ ನಿಲುವನ್ನು ಪ್ರಕಟಿಸಿದ ಜೀವಿಜಯ, ಸ್ಥಳೀಯ ಅಭ್ಯರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನೀಡಬೇಕೆಂದು ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದ್ದೆ. ತನ್ನ ಮನವಿಗೆ 'ಕವಡೆ ಕಾಸಿನ' ಕಿಮ್ಮತ್ತನ್ನು ಅವರು ನೀಡಿಲ್ಲವೆಂದು ಬೇಸರ ವ್ಯಕ್ತಪಡಿಸಿ, ಚುನಾವಣೆಯ ಬಳಿಕ ತನ್ನ ಹಿತೈಷಿಗಳೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಡೆಯನ್ನು ನಿರ್ಧರಿಸುವುದಾಗಿ ಸ್ಪಷ್ಟಪಡಿಸಿದರು.

ಇತ್ತೀಚೆಗೆ ತಮ್ಮ ಗ್ರಾಮದ ಪೂಜಾ ಕಾರ್ಯಕ್ರಮವೊಂದರಲ್ಲಿ ಆಕಸ್ಮಿಕವಾಗಿ ಭೇಟಿಯಾದ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ ಅವರೊಂದಿಗೆ ಮಾತನಾಡುತ್ತಿದ್ದಾಗ, ಅವರದು ಇದೇ ಕಡೆಯ ಚುನಾವಣೆ ಎನ್ನುವುದು ತಿಳಿದು ಬಂದಿತು. ಈ ಸಂದರ್ಭ ತಾನು ಅವರಿಗೆ ಒಂದು ಕ್ಷೇತ್ರದ ಶಾಸಕನಾದ ಬಳಿಕ ಪಕ್ಷ ಭೇದಗಳೆಣಿಸದೆ ಜನರ ಸಂಕಷ್ಟಗಳಿಗೆ ಸ್ಪಂದಿಸಿ ಕಾರ್ಯ ನಿರ್ವಹಿಸುವ ಅಗತ್ಯತೆಯನ್ನು ತಿಳಿಸಿದ್ದೇನೆ. ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಿದರೆ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಸೂಕ್ಷ್ಮವಾಗಿ ತಮ್ಮ ಚುನಾವಣಾ ನಿಲುವನ್ನು ಅವರು ವ್ಯಕ್ತಪಡಿಸಿದರು.

ಸ್ಥಳೀಯರೇ ಅಭ್ಯರ್ಥಿಯಾಗಬೇಕಿತ್ತು: ಪ್ರಸ್ತುತ ಪಕ್ಷಗಳಲ್ಲಿ ತತ್ತ್ವವೂ ಇಲ್ಲ ಸತ್ತ್ವವೂ ಇಲ್ಲವೆಂದು ಅಭಿಪ್ರಾಯಿಸಿದ ಬಿ.ಎ. ಜೀವಿಜಯ, ಮಡಿಕೇರಿ ಕ್ಷೇತ್ರದಿಂದ ತಾನು ಮತ್ತು ಚಂದ್ರಮೌಳಿ ಅವರು ಸ್ಪರ್ಧೆಯನ್ನು ಬಯಸಿದ್ದೆವು. ಆದರೆ, ಕನಿಷ್ಠ ಮಾಹಿತಿ ಯನ್ನು ನೀಡದೆ ಬೇರೆ ಅಭ್ಯರ್ಥಿಗೆ ಅವಕಾಶವನ್ನು ನೀಡಲಾಗಿದೆ. ತಂದೆ ಒಂದು ಪಕ್ಷ, ಮಗ ಮತ್ತೊಂದು ಪಕ್ಷದಿಂದ ಸ್ಪರ್ಧಿಸುತ್ತಿರುವ ವ್ಯಂಗ್ಯ ನಮ್ಮೆದುರಿಗಿದೆ. ಇದು ಪ್ರಜಾತಂತ್ರ ವ್ಯವಸ್ಥೆಯ ದುರಂತ ಎಂದು ನುಡಿದ ಜೀವಿಜಯ, ಸ್ಥಳೀಯ ಅಭ್ಯರ್ಥಿಗಳಿಗೆ ಈ ಬಾರಿ ನನ್ನ ಬೆಂಬಲ ಎಂದು ಸ್ಪಷ್ಟಪಡಿಸಿದರು. ಆದರೆ ಯಾವ ಪಕ್ಷದ ಅಭ್ಯರ್ಥಿಗೆ ತಮ್ಮ ಬೆಂಬಲ ಎಂದು ಸ್ಪಷ್ಟಪಡಿಸದ ಜೀವಿಜಯ, ಕೊಡಗಲ್ಲೇ ಹುಟ್ಟಿ ಬೆಳೆದ, ಇಲ್ಲಿನ ಜ್ವಲಂತ ಸಮಸ್ಯೆಗಳ ಅರಿವಿರುವ ವ್ಯಕ್ತಿಗೆ ತಾವು ಬೆಂಬಲ ಸೂಚಿಸುವುದಾಗಿ ಸಮರ್ಥಿಸಿಕೊಂಡರು.

> "ತಮ್ಮ ರಾಜಕೀಯ ಜೀವನದಲ್ಲಿ ಹಲವಾರು ಚುನಾವಣೆ ಕಂಡಿದ್ದೇನೆ. ಹಲವು ಸರಕಾರಗಳು ಆಡಳಿತ ನಡೆಸಿವೆ. ಆದರೆ ಈ ಬಾರಿ ಯಾವುದೇ ರಾಜಕೀಯ ಪಕ್ಷಗಳು ಬಹುಮತವನ್ನು ಪಡೆಯುವುದಿಲ್ಲ. ಅತಂತ್ರ ವಿಧಾನ ಸಭೆ ಏರ್ಪಡುವ ಎಲ್ಲಾ ಸಾಧ್ಯತೆ ಇದೆ. ಮೇ.13ರಂದು ಮತದಾರರ ನಿರ್ಣಯ ಸಾಬೀತಾಗಲಿದೆ.
> -ಬಿ.ಎ.ಜೀವಿಜಯ, ಮಾಜಿ ಅರಣ್ಯ ಸಚಿವರು.

ನುಡಿದಂತೆ ನಡೆಯಲಿಲ್ಲ: ಚುನಾವಣಾ ಸ್ಪರ್ಧಿಗಳನ್ನು ಆಯಾ ಕ್ಷೇತ್ರದ ಕಾರ್ಯಕರ್ತರು ಪ್ರಮುಖರೊಂದಿಗೆ ಚರ್ಚಿಸಿ, ಅಭಿಪ್ರಾಯ ಸಂಗ್ರಹಿಸಿ ಆರಿಸುವುದಾಗಿ ಕೆಪಿಸಿಸಿ ಅಧ್ಯಕ್ಷರು, ಪಕ್ಷದ ಪ್ರಮುಖರು ತಿಳಿಸಿದ್ದರು. ಆದರೆ, ಅವರು ನುಡಿದಂತೆ ನಡೆದುಕೊಳ್ಳದಿರುವುದು ನನಗೆ ನೋವನ್ನುಂಟು ಮಾಡಿದೆ ಎಂದು ತಿಳಿಸಿದರು. ತಮ್ಮ ರಾಜಕೀಯ ಅನಿಸಿಕೆಗಳನ್ನು ವ್ಯಕ್ತಪಡಿಸಿದ ಜೀವಿಜಯ, ಎಸ್‌ಡಿಪಿಐ ಪಕ್ಷವನ್ನು ಪ್ರಸ್ತಾಪಿಸಿ, ಈ ಚುನಾವಣೆಯಲ್ಲಿ ಆ ಪಕ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ದೃಢವಾಗಿ ನುಡಿದರು.

ದ್ವೇಷ ರಾಜಕಾರಣ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ

ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸಲಹೆ

ವಿರಾಜಪೇಟೆ, ಮೇ 2– ರಾಜಕೀಯ ಎಂಬುದು ಪವಿತ್ರವಾದದ್ದು, ಅದನ್ನು ದ್ವೇಷ ರಾಜಕಾರಣ ಮತ್ತು ವ್ಯಕ್ತಿಯ ತೇಜೋವಧೆ ಮಾಡುವುದು, ಧರ್ಮ ಜಾತಿಗಳ ಮಧ್ಯೆ ಕಂದಕ ಸೃಷ್ಟಿ ಮಾಡಿ ರಾಜಕೀಯ ಮಾಡುವುದು ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಗೆ ಶೋಭೆ ತರುವುದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಸಲಹೆ ನೀಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ಅವರ ಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.



ಕೆಲವು ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಮೇಲೆ ದ್ವೇಷ ಸಾಧನೆ ಮತ್ತು ವ್ಯಕ್ತಿಯ ತೇಜೋವಧೆ ಮಾಡುವ ನಿಟ್ಟಿನಲ್ಲಿ ಮುಖಂಡರೊಬ್ಬರು ಕೆಲವು ವಿಡಿಯೋ ತುಣುಕುಗಳನ್ನು ಹರಿಯಬಿಟ್ಟಿದ್ದಾರೆ. ಅದೇ ರೀತಿ ಕಾವೇರಿ ಕಾಲೇಜು ವಿದ್ಯಾರ್ಥಿಗಳು ಬೆಂಗಳೂರು ಪ್ರವಾಸ ತೆರಳಿರುವ ಸಂದರ್ಭ ವಿದ್ಯಾರ್ಥಿಗಳ ಮಧ್ಯೆ ಕಲಹಗಳು ನಡೆದಿದೆ. ಈ ಘಟನೆಗೆ ರಾಜಕೀಯ ಬಣ್ಣ ಬಳೆದು ಕೊಡವ ಮತ್ತು ಇತರ ಧರ್ಮಗಳ ಮಧ್ಯೆ ಕೋಮು ಗಲಭೆಯನ್ನು ಸೃಷ್ಟಿ ಮಾಡುವ ರೀತಿಯಲ್ಲಿ ಸಂದೇಶ ರವಾನೆ ಮಾಡಿರುವುದು ತರವಲ್ಲ ಎಂದರು.

ಕೊಡವ ಜನಾಂಗದ ಕೆಲವು ಬಿಜೆಪಿ ಸಾಂಪ್ರದಾಯಕ ಮತಗಳು ವಿಭಜನೆಯಾಗುವುದು ಮತ್ತು ಪೊನ್ನಣ್ಣರ ಮೇಲಿನ ವಿಶ್ವಾಸದಿಂದ ಅಪಾರ ಸಂಖ್ಯೆಯಲ್ಲಿ ಮತದಾರರ ಒಲವು ಇರುವುದರಿಂದ ಈ ರೀತಿಯ ದ್ವೇಷ ರಾಜಕೀಯ ಮಾಡಲಾಗುತ್ತಿದೆ ಎಂದು ಧರ್ಮಜ ಆರೋಪಿಸಿದರು. ರಾಜಕೀಯ ಮಾಡಲು ಅಭಿವೃದ್ಧಿ ಪರ ರಾಜಕೀಯ ಮಾಡುವುದು ಲೇಸು, ಧರ್ಮ ಧರ್ಮಗಳ, ಜಾತಿ ಜಾತಿಗಳ ಮಧ್ಯೆ ದ್ವೇಷ ಹುಟ್ಟುಹಾಕುವುದರಿಂದ ಯಾವುದೇ ಪ್ರಯೋಜನವಿಲ್ಲ. ನೇರ, ದಿಟ್ಟವಾಗಿ ಚುನಾವಣೆ ಎದುರಿಸುವಂತಾಗ ಬೇಕು. ಎ.ಎಸ್ ಪೊನ್ನಣ್ಣ ಅವರು ಈ ಹಿಂದೆ ಮೂರು ವರ್ಷಗಳಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತದ್ರ ಅಭಿವೃದ್ಧಿಪರ ಕಾರ್ಯಗಳನ್ನು ಮಾಡಿದ್ದಾರೆ. ಇದು ಜನಸಾಮಾನ್ಯರಿಗೆ ತಿಳಿದಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ವಿಷಯಗಳಿಗೆ ಕಿವಿಗೊಡಬೇಡಿ, ನಾಡಿನ ಹಿತ ಬಯಸುವ, ಅಭಿವೃದ್ಧಿ ಪರ ಕಾರ್ಯ ಮಾಡುವ ವ್ಯಕ್ತಿಗೆ ತಮ್ಮ ಅಮೂಲ್ಯಮತ ನೀಡಿ ಸಹಕರಿಸಿ ಎಂದರು.

ಗೋಷ್ಠಿಯಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಗೋಣಿಕೊಪ್ಪ ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಉಪಸ್ಥಿತರಿದ್ದರು.

ಮೇ6, ದೀಪದ ನಡಿಗೆ ಚುನಾವಣೆ ಕಡೆಗೆ

ಮಡಿಕೇರಿ ಮೇ 2– ಜಿಲ್ಲಾಡಳಿತ, ಸ್ವೀಪ್ ಸಮಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಮೇ 6 ರಂದು ಸಂಜೆ 6.30 ಗಂಟೆಗೆ ಕುಶಾಲನಗರದ ಗಣಪತಿ ದೇವಸ್ಥಾನದಿಂದ 'ಕ್ಯಾಂಡಲ್ ದೀಪ ದೊಂದಿಗೆ' ಚುನಾವಣೆ ಕಡೆಗೆ ಜಾಥ ನಡೆಯಲಿದೆ.

ಗಣಪತಿ ದೇವಸ್ಥಾನದಿಂದ ಟೌನ್ ಕಾಲೋನಿ ಮತ್ತು ರಥ ಬೀದಿ ಮೂಲಕ ಬಸ್ ನಿಲ್ದಾಣಕ್ಕೆ ಜಾಥ ತಲುಪಲಿದೆ. ಜಾಥದಲ್ಲಿ ಪಾಲ್ಗೊಳ್ಳುವವರು ಕ್ಯಾಂಡಲ್ ಅಥವಾ ಮಣ್ಣಿನ ದೀಪವನ್ನು ತೆಗೆದುಕೊಂಡು ಬರಬೇಕು. ಜಾಥಾದಲ್ಲಿ ವಿವಿಧ ಸಂಘ ಸಂಸ್ಥೆಗಳು ಪಾಲ್ಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಸಿ.ರಂಗಧಾಮಯ್ಯ ಕೋರಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ನೇಮಕ

ವಿರಾಜಪೇಟೆ, ಮೇ 2– ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಬಿದ್ದಾಟಂಡ ಎಸ್. ತಮ್ಮಯ್ಯ ಅವರನ್ನು ನೇಮಕ ಮಾಡಿರುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಆದಿವಾಸಿಗಳ ಅಭಿವೃದ್ಧಿಗೆ ಬಿಜೆಪಿ ಕಾಳಜಿ ಹಿನ್ನೆಲೆ

ಜೆಡಿಎಸ್ ತ್ಯಜಿಸಿ ಬಿಜೆಪಿ ಬೆಂಬಲಿಸಿದ ಮುತ್ತ

ಗೋಣಿಕೊಪ್ಪ, ಮೇ 2– ಆದಿವಾಸಿಗಳ ಜೀವನ ಪ್ರಗತಿಗೆ ಮೋದಿ ಸರ್ಕಾರ ಕ್ರಮ ಕೈಗೊಂಡು ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಕಾಡುಮಕ್ಕಳ ಸುಸಜ್ಜಿತ ಬದುಕಿನ ಬಗ್ಗೆ ಕಾಳಜಿ ಹೊಂದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಲು ಜೆಡಿಎಸ್ ಪಕ್ಷವನ್ನು ತೊರೆದಿದ್ದೇನೆ ಎಂದು ಆದಿವಾಸಿ ಜನಾಂಗದ ಹೋರಾಟಗಾರ ಪಿ.ಎಸ್. ಮುತ್ತ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಪ್ರಗತಿ ಪರ ಸಂಘಟನೆಗಳೊಂದಿಗೆ ನಿರಂತರ ಸಮಾಜಪರ ಕೆಲಸ ಮಾಡುತ್ತಾ, ರಾಜಕೀಯವಾಗಿ ಗುರುತಿಸಿಕೊಂಡು, ವಿವಿಧ ಹುದ್ದೆಗಳನ್ನು ನಿಭಾಯಿಸಿಕೊಂಡು ಬಂದಿದ್ದೇನೆ. ನನ್ನ ಜನಪರ ಕೆಲಸಗಳನ್ನು ನೋಡಿ 2004 ರಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು ಬಿ ಫಾರಂ ನೀಡಿ ಅನುವು ಮಾಡಿಕೊಟ್ಟಿತ್ತು. ಆದರೆ ದೇಶ ಇಂದು ಪ್ರಪಂಚದಾದ್ಯಂತ ಗುರುತಿಸಿಕೊಂಡಿದೆ. ಇದಕ್ಕೆ ಮೂಲ ಕಾರಣ ಮೋದಿಜೀಯವರ ಆಡಳಿತ ಎಂದು ತಿಳಿಸಿದರು.

ಆದಿವಾಸಿ ನಾಯಕ ಭಗವಾನ್ ಬಿರ್ಸಾ ಮುಂಡಾ ಅವರ ಹುಟ್ಟುಹಬ್ಬವನ್ನು ಅವರ ಜನ್ಮ ಸ್ಥಳದಲ್ಲಿ ಆಚರಿಸುತ್ತಿರುವುದು, ಸ್ವಾತಂತ್ರ್ಯದ 75ನೇ ವರ್ಷ ಸಂಭ್ರಮಾಚರಣೆ ಸಂದರ್ಭದಲ್ಲಿ ಭಾರತದ ಸಂವಿಧಾನವನ್ನು ಗೌರವಿಸಿದ್ದು, ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯಾಗಿ ಆಯ್ಕೆ ಮಾಡಿರುವುದು ಇಡೀ ದೇಶದ ಆದಿವಾಸಿ ಸಮುದಾಯಕ್ಕೆ ಸಂದ ಗೌರವ. ಕಾಡುಮಕ್ಕಳಿಗೆ ಸಿಕ್ಕಿದ ಗೌರವ ಎಂದು ಶ್ಲಾಘಿಸಿದರು.



ಬಿಜೆಪಿ ಸಿದ್ದಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇನೆ. ಕೊಡಗಿನಲ್ಲಿ ಬಿಜೆಪಿ ಆಡಳಿತದಿಂದ ಹಲವು ಅಭಿವೃದ್ಧಿ ಕಂಡಿದೆ. ಬ್ರಿಟಿಷರ ಕಾಲದ ರಸ್ತೆ ಕಿರಿದಾದ ಏಕಮುಖ ಸೇತುವೆಗಳನ್ನು ಅಭಿವೃದ್ಧಿಗೊಳಿಸಲಾಗಿದೆ. ರೈತರು, ಮಕ್ಕಳು, ಮಹಿಳೆಯರು, ವಯಸ್ಕರು, ವಿದವೆಯರಿಗೆ ಸಾಕಷ್ಟು ಯೋಜನೆಗಳನ್ನು ತಲುಪಿಸುವಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್ ಶ್ರಮಿಸಿ ದ್ದಾರೆ ಎಂದು ಹೇಳಿದರು.

ಬುಡಕಟ್ಟು ಸಮುದಾಯದವರು ಸಮಾಜಮುಖಿಯಾಗಿ ಬದುಕಲು ಹಲವು ಯೋಜನೆಗಳನ್ನು ನೀಡುವ ಮೂಲಕ ಕೊಡಗಿನ ಕಾಡುಮಕ್ಕಳ ಬದುಕನ್ನು ಆನಂದದಾಯಕವಾಗಿ ರೂಪಿಸುವಲ್ಲಿ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಮುತ್ತ ತಿಳಿಸಿದರು.

ಮೇ 5, ಮತದಾನ ಮಹತ್ವದ ಜಾಗೃತಿ ಜಾಥ

ಮಡಿಕೇರಿ, ಮೇ 2– ಕೊಡಗು ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೇ5 ರಂದು ಮಡಿಕೇರಿಯಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ಜಾಥ ನಡೆಯಲಿದೆ ಎಂದು ಜಿ.ಪಂ ಸಿಇಒ ಮತ್ತು ಸ್ವೀಪ್ ಸಮಿತಿ ಅಧ್ಯಕ್ಷರಾದ ಡಾ.ಎಸ್.ಆಕಾಶ್ ಅವರು ತಿಳಿಸಿದ್ದಾರೆ. ಮೇ 5 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ನಗರದ ಎ.ವಿ.ಶಾಲೆ ಬಳಿಯಿಂದ ಮತದಾನದ ಮಹತ್ವ ಸಾರುವ ಸಂದೇಶದೊಂದಿಗೆ ಜಾಥ ಆರಂಭವಾಗಲಿದೆ. ಮಡಿಕೇರಿ ಮಾರುಕಟ್ಟೆ, ಮಹದೇವಪೇಟೆಗಾಗಿ ಸಾಗಿ ಹಳೆ ಬಸ್ ನಿಲ್ದಾಣದಲ್ಲಿ ಜಾಥ ಸಮಾಪನಗೊಳ್ಳಲಿದೆ.

ಕಾಡಾನೆ ದಾಳಿಗೆ ರೈತ ಬಲಿ

ಗೋಣಿಕೊಪ್ಪ, ಮೇ 2– ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತನೋರ್ವ ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆ ತಾಲೂಕಿನ ನೊಕ್ಯ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ವಾಸಿ ಮಲ್ಲಂಗಡ ಸನ್ನಿ ಚಂಗಪ್ಪ (62) ಆನೆ ದಾಳಿಗೆ ಬಲಿಯಾದ ರೈತ. ಸೋಮವಾರ ಬೆಳಗ್ಗೆ ಸನ್ನಿ ಚಂಗಪ್ಪ ಗದ್ದೆಯಲ್ಲಿ ಹಸುವನ್ನು ಮೇಯಲು ಕಟ್ಟುತ್ತಿದ್ದ ಸಂದರ್ಭ ಆನೆ ದಾಳಿ ನಡೆಸಿ ತುಳಿದ ಪರಿಣಾಮ ಅವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶವಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಸ್ಥಳಕ್ಕೆ ವಿರಾಜಪೇಟೆ ಡಿಸಿಎಫ್ ಶರಣಬಸಪ್ಪ, ಮಡಿಕೇರಿ ಡಿಸಿಎಫ್ ಪೂವಯ್ಯ, ತಿತಿಮತಿ ಆರ್ ಎಫ್ಒ ಅಶೋಕ್ ಭೇಟಿ ನೀಡಿದ್ದರು. ಮೃತ ಚಂಗಪ್ಪ ಅವರ ಪತ್ನಿ ಮೀರಾ ಅವರಿಗೆ 5 ಲಕ್ಷ ರೂ. ಪರಿಹಾರ ಚೆಕ್ ಹಸ್ತಾಂತರಿಸಲಾಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಕಳುಹಿಸಿದರೆ ಆ ಪಕ್ಷ ದಿವಾಳಿ: ಬಿಎಸ್‌ವೈ

ಚಾಮರಾಜನಗರ, ಮೇ2– ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಉತ್ತರ ಪ್ರದೇಶದಲ್ಲಿ ಆ ಪಕ್ಷ 40 ಸೀಟುಗಳಿಗೆ ಕೇವಲ 4 ಸೀಟು ಮಾತ್ರ ಗಳಿಸಿದೆ. ಕರ್ನಾಟಕದಲ್ಲೂ ಕಾಂಗ್ರೆಸ್‌ನ್ನು ಮನೆಗೆ ಕಳುಹಿಸಿದರೆ ಆ ಪಕ್ಷ ದಿವಾಳಿ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ.




ನಗರದಲ್ಲಿ ಮಂಗಳವಾರ ಸಂಜೆ ನಡೆದ ವಿ. ಸೋಮಣ್ಣ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತ ನಾಡಿದರು. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಸಮವಾಗಲು ಸಾಧ್ಯವೇ ಎಂದು ಪ್ರಶ್ನಿಸಿದ ಯಡಿಯೂರಪ್ಪ, ಚುನಾವಣಾ ಫಲಿತಾಂಶ ಹೊರಬಿದ್ದು ಅಧಿಕಾರ ಹಿಡಿದ 24 ಗಂಟೆಯೊಳಗೆ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸುವುದಾಗಿ ಹೇಳಿದರು.

ಕ್ಷೇತ್ರದ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಬೆಂಗಳೂರಿನಲ್ಲಿ ಲಕ್ಷಾಂತರ ಮನೆಗಳನ್ನು ನೀಡಿ ಮಾದರಿಯಾಗಿದ್ದಾರೆ. ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಾರೆ. ನಮ್ಮೆಲ್ಲರ ಒತ್ತಾಯದ ಮೇರೆಗೆ ವರುಣ ಮತ್ತು ಚಾಮರಾಜನಗರ ಕ್ಷೇತ್ರಗಳಲ್ಲಿ ಸ್ಪರ್ಧಿಸಿ ದ್ದಾರೆ. ವರುಣ ಕ್ಷೇತ್ರ ಜನರ ಪ್ರೀತಿ, ವಿಶ್ವಾಸ ನೋಡಿದರೆ ಸೋಮಣ್ಣ 25 ರಿಂದ 30 ಸಾವಿರ ಮತಗಳ ಅಂತರದಿಂದ ದಾಖಲೆಯ ಗೆಲುವನ್ನು ಸಾಧಿಸಲಿದ್ದಾರೆ. ಈ ಚಾಮರಾಜನಗರ ಕ್ಷೇತ್ರದಲ್ಲೂ ಅವರನ್ನು 25 ರಿಂದ 30 ಸಾವಿರ ಮತಗಳ ಅಂತರಿಂದ ಗೆಲ್ಲಿಸಿ. ಕ್ಷೇತ್ರವನ್ನು ಮಾದರಿ ಕ್ಷೇತ್ರ ಮಾಡಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಸಚಿವ ಹಾಗೂ ಅಭ್ಯರ್ಥಿ ವಿ. ಸೋಮಣ್ಣ ಮಾತನಾಡಿ, ಚಾಮರಾಜನಗರ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಕಾಂಗ್ರೆಸ್‌ಗೆ ಅಧಿಕಾರ ನೀಡಿದ್ದೀರಿ. ನನಗೆ 5 ವರ್ಷಗಳ ಅಧಿಕಾರ ನೀಡಿ. ಈ ಅವಧಿಯಲ್ಲಿ 15 ವರ್ಷಗಳು ನಡೆಯದ ಅಭಿವೃದ್ಧಿ ಕೆಲಸ ಮಾಡುತ್ತೇನೆ. ಒಂದು ಓಟಿನ ಬೆಲೆ ಅಭಿವೃದ್ಧಿಗೆ ಪೂರಕವಾಗಲಿದೆ ಎಂದರು.

ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ, ವೀರಯ್ಯ, ಜಿಲ್ಲೆಯ ಚುನಾವಣಾ ಉಸ್ತುವಾರಿ ಡಾ. ದಿಲೀಪ್‌ಕುಮಾ ಜೈಸ್ವಾಲ್, ಜಿಲ್ಲಾ ಅಧ್ಯಕ್ಷ ನಾರಾಯಣ ಪ್ರಸಾದ್, ಮುಖಂಡರಾದ ನಾಗಶ್ರೀ ಪ್ರತಾಪ್, ಎಂ. ರಾಮಚಂದ್ರ, ಡಾ. ಎ.ಆರ್. ಬಾಬು, ಅಮ್ಮನಪುರ ಮಲ್ಲೇಶ್, ಆರ್. ಸುಂದರ್, ಮಂಗಲ ಶಿವಕುಮಾರ್, ಬಾಲರಾಜು, ವೃಷಬೇಂದ್ರಪ್ಪ, ಆಶಾ, ಸೋಮನಾಯಕ, ಪ್ರಭುಸ್ವಾಮಿ, ಅಮ್ಮನಪುರ ಶಿವಕುಮಾರ್, ಹನುಮಂತಶೆಟ್ಟಿ, ನೂರೊಂದು ಶೆಟ್ಟಿ ಇತರರು ಉಪಸ್ಥಿತರಿದ್ದರು.

ಬಿಜೆಪಿ ಲೂಟಿ ಹಣ ವಾಪಾಸ್ ನೀಡ್ತೇವೆ

- ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಭರವಸೆ
- ಪುಟ್ಟರಂಗಶೆಟ್ಟಿ ಪರ ಮತಯಾಚಿಸಿದ ಕಾಂಗ್ರೆಸ್ ಯುವರಾಜ



ಚಾಮರಾಜನಗರ, ಮೇ 2– ರಾಜ್ಯ ಬಿಜೆಪಿ ಸರ್ಕಾರ ಜನಸಾಮಾನ್ಯರು ಹಾಗೂ ರೈತರಿಂದ ಲೂಟಿ ಮಾಡಿದ ಹಣವನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ವಾಪಸ್ ನೀಡಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭರವಸೆ ನೀಡಿದರು.

ನಗರದ ಸಂತೇಮರಹಳ್ಳಿ ರಸ್ತೆಯ ರೇಷ್ಮೆಗೂಡಿನ ಪಕ್ಕದ ಮೈದಾನದಲ್ಲಿ ಸೋಮವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿ ಪರವಾಗಿ ಮತಯಾಚಿಸಿ ಮಾತನಾಡಿ, ರಾಜ್ಯದಲ್ಲಿ ಭ್ರಷ್ಟಾ ಬಿಜೆಪಿ ಸರ್ಕಾರ ಅಧಿಕಾರ ನಡೆಸಿ, ಜನರ ಹಣವನ್ನು ಲೂಟಿ ಮಾಡಿದೆ. ಇದನ್ನು ನಮ್ಮ ಸರ್ಕಾರ ವಾಪಾಸ್ ನೀಡುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಗೃಹ ಲಕ್ಷ್ಮೀ ಯೋಜನೆಯ ಮೂಲಕ ಪ್ರತಿ ಕುಟುಂಬದ ಮಹಿಳೆಯ ಖಾತೆಗೆ ಎರಡು ಸಾವಿರ, ಗೃಹ ಜ್ಯೋತಿ ಮೂಲಕ 200 ಯುನಿಟ್ ಉಚಿತ ವಿದ್ಯುತ್, ಅನ್ನಭಾಗ್ಯದ ಮೂಲಕ ಪ್ರತಿಯೊಬ್ಬರಿಗೂ 10 ಕೆ.ಜಿ. ಅಕ್ಕಿ, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ವ್ಯವಸ್ಥೆ, ಪದವೀಧರರಿಗೆ ಮೂರು ಸಾವಿರ, ಡಿಪ್ಲೊಮಾ ಓದಿದವರಿಗೆ 1,500 ಅನ್ನು ಯುವ ನಿಧಿಯನ್ನು ಎರಡು ವರ್ಷಗಳವರೆಗೆ ಪ್ರತಿ ತಿಂಗಳು ನೀಡುವ ಐದು ಕಾಂತ್ರಿಕಾರಿ ಯೋಜನೆಗಳನ್ನು ಬಿಡುಗಡೆಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ಕ್ಯಾಬಿನೆಟ್ ಸಭೆಯಲ್ಲಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.


ಕಾಂಗ್ರೆಸ್‌ಗೆ ಕಡಿಮೆ ಸ್ಥಾನ ಬಂದರೆ, ಬಿಜೆಪಿ ಮತ್ತೆ ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಲಿದೆ. ಮುಂದೆ ಶೇ 40ರಿಂದ ಶೇ 60ಕಮಿಷನ್ ಮಾಡುತ್ತಾರೆ. ಅದಕ್ಕಾಗಿ ಕಾಂಗ್ರೆಸ್‌ಗೆ ಬಹುಮತ ನೀಡಿ, ಬಿಜೆಪಿಗೆ ಪಾಠ ಕಲಿಸಬೇಕು ಎಂದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ಐದು ವರ್ಷದ ಮಕ್ಕಳನ್ನು ಕೇಳಿದರೂ, ಇಲ್ಲಿರುವ ಸರ್ಕಾರ ಶೇ 40 ಕಮಿಷನ್ ಸರ್ಕಾರ ಎಂದು ಹೇಳುತ್ತಾರೆ. ಕರ್ನಾಟಕದ ಪ್ರತಿಯೊಬ್ಬರಿಗೂ ಗೊತ್ತಿದೆ. ಗುತ್ತಿಗೆದಾರರ ಸಂಘದವರೂ ಪ್ರಧಾನಿಗೆ ಪತ್ರ ಬರೆದು, ಕರ್ನಾಟಕದಲ್ಲಿ ಇರುವ ಸರ್ಕಾರ ಶೇ 40 ಕಮಿಷನ್ ಪಡೆಯುತ್ತಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ಪತ್ರ ಓದಿದರೂ, ಇದುವರೆಗೆ ಉತ್ತರ ನೀಡಿಲ್ಲ. ಗದಗಿನ ಸ್ವಾಮೀಜಿಯೊಬ್ಬರು ಶೇ 30 ಕಮಿಷನ್ ಪಡೆದಿದ್ದು, ಶೇ 10 ರಿಯಾಯಿತಿ ನೀಡಲಾಗಿದೆ ಎಂದು ದೂರಿದ್ದಾರೆ. ಶಾಸಕರ ಪುತ್ರ 8 ಕೋಟಿ ನಗದಿನೊಂದಿಗೆ ಸಿಕ್ಕಿದ್ದಾರೆ. ನೇಮಕಾತಿ ಹಗರಣಗಳೂ ನಡೆದಿವೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಪುಟ್ಟರಂಗಶೆಟ್ಟಿ ಪರ ಮತಯಾಚನೆ: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ. ಪುಟ್ಟರಂಗಶೆಟ್ಟಿ ಅವರ ಪರವಾಗಿ ರಾಹುಲ್ ಗಾಂಧಿ ಮತಯಾಚಿಸಿದರು. ಪುಟ್ಟರಂಗಶೆಟ್ಟಿ ಅವರನ್ನು ಗೆಲ್ಲಿಸುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಗೆ ಜಿಲ್ಲೆಯ ಜನರು ಸಹಕಾರಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಮುಖಂಡರಾದ ವೇಣುಗೋಪಾಲ್, ಮರಿಸ್ವಾಮಿ, ಬಿ.ಕೆ. ರವಿಕುಮಾರ್, ಶಿವಣ್ಣ, ಸಿದ್ದರಾಜು, ಆರ್. ಮಹದೇವು, ಜಿ.ಎನ್. ನಂಜುಂಡಸ್ವಾಮಿ, ಜಯಣ್ಣ, ಮಹದ್ ಅಸ್ಗರ್ ಮುನ್ನಾ ಸೇರಿದಂತೆ ಇತರರಿದ್ದರು.

ರಾಹುಲ್ ಕಾರ್ಯಕ್ರಮದಲ್ಲಿ ಮಳೆ ಪಜೀತಿ...



ಚಾಮರಾಜನಗರ, ಮೇ 2– ನಗರದಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಧಾರಕಾರ ಮಳೆಯಿಂದ ನಗರದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಕಾರ್ಯಕ್ರಮ ಸಾಕಷ್ಟು ಅಧ್ವಾನ ಸೃಷ್ಟಿಸಿತು.

ಸುಮಾರು ಎರಡು ಗಂಟೆಗಳ ಕಾಲ ಸುರಿದ ಮಳೆಯಿಂದ ಕಾರ್ಯಕ್ರಮ ಸಿದ್ದಪಡಿಸಲಾಗಿದ್ದ ಮೈದಾನ ಕೆಸರು ಮಯಗೊಂಡು ಜನರು ಪಡಿಪಾಡು ಪಟ್ಟರು. ಸೋಮವಾರ ಬೆಳಗ್ಗೆಯಿಂದಲೂ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದ ಕಾರಣ ಹಾಸನದ ಅರಸೀಕೆರೆಯಿಂದ ಚಾಮರಾಜನಗರಕ್ಕೆ ಹೆಲಿಕಾಪ್ಟರ್‌ನಲ್ಲಿ ಬರಬೇಕಾಗಿದ್ದ ರಾಹುಲ್ ಗಾಂಧಿ ಅವರು ಸುರಕ್ಷತೆ ದೃಷ್ಟಿಯಿಂದ ಮೈಸೂರಿನಿಂದ ಕಾರಿನಲ್ಲಿ ನಗರಕ್ಕೆ ಆಗಮಿಸಿದರು.

ಬಂದರೂ– ಹೋದರು: ಧಾರಾಕಾರ ಮಳೆ ಸುರಿದ ಪರಿಣಾಮ ಕಾರ್ಯಕ್ರಮಕ್ಕೆ ಜಿಲ್ಲೆಯ ಬೇರೆ ಬೇರೆ ಕಡೆಯಿಂದ ಆಗಮಿಸಿದ ಸಾವಿರಾರು ಜನರು ಕಾರ್ಯಕ್ರಮ ಆರಂಭವಾಗುವ ಮೊದಲೇ ತಮ್ಮೂರಿನತ್ತ ತೆರಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಪೊಲೀಸರ ಹರಸಾಹಸ: ಮಳೆಯಿಂದ ಕಾರ್ಯಕ್ರಮ ನಡೆಯುವ ಸುತ್ತಮುತ್ತ ಕೆಸರುಮಯಗೊಂಡು ಜನರನ್ನು ನಿಭಾಯಿಸಲು ಹರಸಾಹಸಪಟ್ಟರು. ಅಲ್ಲದೇ ರಾಷ್ಟ್ರೀಯ ಹೆದ್ದಾರಿ 209ರ ಪಕ್ಕದಲ್ಲೇ ಕಾರ್ಯಕ್ರಮ ಆಯೋಜಿಸಿದ್ದರಿಂದ ವಾಹನ ದಟ್ಟಣೆ ಉಂಟಾಗಿತ್ತು. ಇದರಿಂದ ರಸ್ತೆಯಲ್ಲಿ ಕೆಲಹೊತ್ತು ಸಂಚಾರ ಸ್ಥಗಿತವಾಗಿತ್ತು.

ಸಾವಿರಾರು ಮಂದಿ ಭಾಗಿ: ನಗರದಲ್ಲಿ ನಡೆದ ರಾಹುಲ್ ಗಾಂಧಿ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದಿಂದ ಸಾವಿರಾರು ಮಂದಿ ಪಾಲ್ಗೊಂಡಿದ್ದರು.

ರಾಹುಲ್ ಗಾಂಧಿ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ವೇದಿಕೆ ಮುಂಭಾಗ ನೆರೆದಿದ್ದ ಜನರು ರಾಹುಲ್ ಪರ ಘೋಷಣೆ ಕೂಗಿ ಅಭಿಮಾನ ಮೆರೆದರು. ಇದೇ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪುಟ್ಟರಂಗಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಪರ ಘೋಷಣೆ ಕೂಗಿದರು.

ಧ್ರುವನಾರಾಯಣ್ ಭಾವಚಿತ್ರಕ್ಕೆ ಪುಷ್ಪ ನಮನ: ವೇದಿಕೆ ರಾಹುಲ್ ಗಾಂಧಿ ಆಗಮಿಸುತ್ತಿದ್ದಂತೆ ವೇದಿಕೆಯ ಬಲ ಭಾಗದಲ್ಲಿ ಬೃಹತ್ ಗಾತ್ರದ ಮಾಜಿ ಸಂಸದ ಆರ್. ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ಪುಷ್ಪನಮನ ಸಲ್ಲಿಸಿದರು.

ರಾಜ್ಯದಲ್ಲಿ ಮತ್ತೊಮ್ಮೆ ಡಬಲ್ ಇಂಜಿನ್ ಸರ್ಕಾರ

ಹನೂರು, ಸಂತೇಮರಹಳ್ಳಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ಚುನಾವಣಾ ಪ್ರಚಾರ



ಚಾಮರಾಜನಗರ, ಮೇ 2– ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ನೇತೃತ್ವದ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಸೇರುವ ತಾಲೂಕಿನ ಸಂತೇಮರಹಳ್ಳಿಯಲ್ಲಿ ನಡೆದ ಬಿಜೆಪಿ ಬಹಿರಂಗ ಸಭೆಯಲ್ಲಿ ಎರಡು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳಾದ ಡಾ. ಪ್ರೀತನ್‌ನಾಗಪ್ಪ ಹಾಗೂ ಎನ್. ಮಹೇಶ್ ಪರ ಮತಯಾಚಿಸಿ ಅವರು ಮಾತನಾಡಿದರು. ರಾಜ್ಯದ ಬಡವರ ಕಲ್ಯಾಣಕ್ಕಾಗಿ ಮತ್ತೊಮ್ಮೆ ರಾಜ್ಯದಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಕ್ಷೇತ್ರದ ಜನರು ಮೇ 10ರಂದು ನಡೆಯುವ ಚುನಾವಣೆಯಲ್ಲಿ ಕಮಲದ ಗುರುತಿಗೆ ಮತ ಹಾಕುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಮರ ಶೇ. 4ರ ಮೀಸಲಾತಿಯನ್ನು ತೆಗೆದುಹಾಕಿತು. ಅಲ್ಲದೇ ಎಸ್‌ಸಿ, ಎಸ್‌ಟಿ, ಲಿಂಗಾಯತ ಮತ್ತು ಒಕ್ಕಲಿಗರಿಗೆ ಇದ್ದಂತಹ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದೆ. ಆದರೆ, ಈಗ ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ ಈ ಮೀಸಲಾತಿ ತೆಗೆಯುತ್ತೇವೆ ಎಂದು ಹೇಳುತ್ತಿದ್ದಾರೆ. ಹಾಗಾದರೆ ಅವರು, ಯಾರ ಮೀಸಲಾತಿ ತೆಗೆಯುತ್ತಾರೆ? ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದರು.

ಚುನಾವಣೆ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಹೆಸರನ್ನು ಹೇಳುವ ಕಾಂಗ್ರೆಸ್ ಅಂಬೇಡ್ಕರ್‌ಗೆ ಅಪಮಾನ ಮಾಡಿದೆ. ಆದರೆ, ಬಿಜೆಪಿ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡುವ ಜೊತೆಗೆ ಲಂಡನ್, ನಾಗ್ಪುರ, ಮುಂಬೈ ಸೇರಿದಂತೆ ಐದು ಕಡೆ ಅಂಬೇಡ್ಕರ್ ಸ್ಮಾರಕವನ್ನು ಅಭಿವೃದ್ಧಿ ಪಡಿಸಲಾಗಿದೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ದಲಿತ ನಾಯಕರಾದ ರಾಮ್‌ನಾಥ್ ಕೋವಿಂದ್ ಅವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ರೈತರ ಮೇಲೆ ಲಾಠಿಚಾರ್ಜ್, ಗೋಲಿಬಾರ್ ಗಳಂತಹ ಘಟನೆಗಳು ನಡೆದಿದೆ. ಕಾಂಗ್ರೆಸ್ ರೈತ ವಿರೋಧಿ ಧೋರಣೆ ಅನುಸರಿಸಿತ್ತು. ಆದರೆ, ರಾಜ್ಯದ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ದೇಶದಲ್ಲಿ ಮೊದಲ ಬಾರಿಗೆ ರೈತರ ಪರವಾದ ಬಜೆಟ್ ಮಂಡಿಸಿತ್ತು ಎಂದರು. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

ಬಿಳಿಗಿರಿರಂಗನಬೆಟ್ಟದ ರಥೋತ್ಸವ: ಮೇ 4, ಬೆಟ್ಟಕ್ಕೆ ದ್ವಿಚಕ್ರ ವಾಹನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ, ಮೇ 2– ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಶ್ರೀ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮ ರಥೋತ್ಸವದ ಹಿನ್ನೆಲೆಯಲ್ಲಿ ಮೇ 4ರಂದು ಬಿಳಿಗಿರಿರಂಗನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಆದೇಶ ಹೊರಡಿಸಿದ್ದಾರೆ.

ಮೇ 3ರಿಂದ 5ರವರೆಗೆ ಬಿಳಿಗಿರಿರಂಗನಬೆಟ್ಟದಲ್ಲಿ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮ ರಥೋತ್ಸವ ಸಂಬಂಧ ಜಿಲ್ಲೆ, ಹೊರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರುವ ಸಂಭವವಿದ್ದು ವಾಹನ ದಟ್ಟಣೆ ಹೆಚ್ಚಾಗುವುದರಿಂದ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಮತ್ತು ಸದರಿ ರಸ್ತೆಯು ಅರಣ್ಯ ಪ್ರದೇಶದಿಂದ ಕೂಡಿದ್ದು ತುಂಬಾ ಕಡಿದಾದ ಹಾಗೂ ಕಿರಿದಾಗಿರುವುದರಿಂದ ರಸ್ತೆ ಸಂಚಾರದಲ್ಲಿ ದಟ್ಟಣೆಯಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಮೋಟಾರು ವಾಹನ ಕಾಯ್ದೆ ಹಾಗೂ ನಿಯಮಗಳ ಅನ್ವಯ ಬಿಳಿಗಿರಿರಂಗನ ಬೆಟ್ಟಕ್ಕೆ ಮೇ 4ರಂದು ದ್ವಿಚಕ್ರ ವಾಹನಗಳಲ್ಲಿ ತೆರಳುವು ದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶಿಸಿರುವು ದಾಗಿ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ತಿಳಿಸಿದ್ದಾರೆ.



ಪಿಎಚ್.ಡಿ ಪದವಿ

ಮೈಸೂರು, ಮೇ 2–ಡಾ. ಹೆಚ್.ಬಿ. ಮಂಜುನಾಥ ಅವರ ಮಾರ್ಗದರ್ಶನದಲ್ಲಿ ಜೆ. ಪ್ರಶಾಂತ್ ಅವರು ರೇಷ್ಮೆ ವಿಜ್ಞಾನ ವಿಷಯದಲ್ಲಿ ಸಂಶೋಧನೆ ನಡೆಸಿ ಸಾದರಪಡಿಸಿದ ಮಹಾಪ್ರಬಂಧವನ್ನು ಮೈಸೂರು ವಿವಿ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ.

ಒಂದನೇ ಪುಟದಿಂದ

ಕಡು ಭ್ರಷ್ಟ ಸರ್ಕಾರವಾಗಿತ್ತು...

ಕರ್ನಾಟಕದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳಲ್ಲಿ ವರುಣ ಕ್ಷೇತ್ರ ಅತ್ಯಂತ ಮಹತ್ವ ಪೂರ್ಣ ಕ್ಷೇತ್ರವಾಗಿದೆ. ಈ ಕ್ಷೇತ್ರದಿಂದ ನಮ್ಮ ಪಕ್ಷದ ಅಭ್ಯರ್ಥಿ ವಿ.ಸೋಮಣ್ಣ ಅವರನ್ನು ಗೆಲ್ಲಿಸಿದರೆ ದೊಡ್ಡ ವ್ಯಕ್ತಿಯನ್ನಾಗಿ ಮಾಡುತ್ತೇವೆ. ಅದೇ ಮಾದರಿಯಲ್ಲಿ ತಿ.ನರಸೀಪುರ ಕ್ಷೇತ್ರದಲ್ಲೂ ಡಾ.ರೇವಣ್ಣ ಅವರನ್ನು ಗೆಲ್ಲಿಸಲು ಪಣ ತೊಡಬೇಕು ಎಂದು ಸಲಹೆ ನೀಡಿದರಲ್ಲದೇ, ಬಿಜೆಪಿಗೆ ಹಾಕುವ ಒಂದೊಂದು ಮತವೂ ಕರ್ನಾಟಕವನ್ನು ಸುರಕ್ಷಿತವಾಗಿಡುವ ಮತವಾಗುತ್ತದೆ. ರಾಜ್ಯದಲ್ಲಿ ಬಿಜೆಪಿ ಗೆದ್ದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕರ್ನಾಟಕವನ್ನು ಸಮೃದ್ಧ, ಸುರಕ್ಷಿತ ರಾಜ್ಯವಾಗಿ ಮಾಡಲಿದ್ದಾರೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರ ದೇಶದ್ರೋಹಿ ಕೃತ್ಯಗಳಲ್ಲಿ ಸಕ್ರಿಯವಾಗಿದ್ದ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಆ ಸಂಘಟನೆಗೆ ಹಾಕಿರುವ ನಿಷೇದವನ್ನು ಹಿಂಪಡೆಯುತ್ತಾರಂತೆ. ಇದರಿಂದ ಕರ್ನಾ ಟಕದಲ್ಲಿ ಪಿಎಫ್ಐ ಪುಂಡರ ಹಾವಳಿ ಹೆಚ್ಚಾಗಲಿದೆ. ನಿಯಮಬಾಹಿರವಾಗಿ ಮುಸ್ಲಿಮರಿಗೆ ನೀಡಿದ್ದ ಶೇ.4 ಮೀಸಲಾತಿಯನ್ನು ಬಿಜೆಪಿ ಸರ್ಕಾರ ಹಿಂಪಡೆದಿದೆ. ಅದರಲ್ಲಿ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಕ್ಕೆ ತಲಾ ಶೇ.2ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಮುಸ್ಲಿಮರಿಗೆ ಮೀಸಲಾತಿ ನೀಡುತ್ತಾರೆ. ಕಾಂಗ್ರೆಸ್ ತುಷ್ಟೀಕರಣ ಮಾಡುತ್ತದೆ. ಆದ್ದರಿಂದ ರಾಜ್ಯ ಜನತೆ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿ, ಬಿಜೆಪಿಯನ್ನು ಬೆಂಬಲಿಸುವಂತೆ ಅಮಿತ್ ಶಾ ಮನವಿ ಮಾಡಿದರು. ರಾಜ್ಯದಲ್ಲಿ ಹೇಗಾದರೂ ಮಾಡಿ, ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಲೇಬೇಕು ಎಂದು ಹವಣಿಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಲಿಂಗಾಯತ ಮುಖ್ಯಮಂತ್ರಿ ಭ್ರಷ್ಟರು ಎಂದು ಹೇಳುವ ಮೂಲಕ ಲಿಂಗಾಯತ ಸಮುದಾಯ ವನ್ನು ಅಪಮಾನ ಮಾಡಿದ್ದಾರೆ. ಬಿಜೆಪಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿ ಮಾಡಿದ್ದಕ್ಕೆ, ಲಿಂಗಾ ಯತ ಮುಖ್ಯಮಂತ್ರಿ ಭ್ರಷ್ಟರು ಎಂದು ಹೇಳಿದ್ದಾರೆ. ಸಿಎಂ ಆಗಿದ್ದ ಯಡಿ ಯೂರಪ್ಪ ಕೃಷಿ ಬಜೆಟ್ ಮಂಡಿಸಿದರು. ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ 54 ಲಕ್ಷ ರೈತರ ಮಾಹಿತಿ ನೀಡಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ತಲಾ 10 ಸಾವಿರ ಅನುದಾನ ಸಿಗುವಂತೆ ಮಾಡಿದರು. ಈವರೆಗೆ ರಾಜ್ಯಕ್ಕೆ 15 ಸಾವಿರ ಕೋಟಿ ರೂ. ನೀಡಿದ್ದೇವೆ. ಕಾಂಗ್ರೆಸ್ ಈ ಹಿಂದೆ ಎಸ್.ನಿಜಲಿಂಗಪ್ಪ ಮತ್ತು ವೀರೇಂದ್ರ ಪಾಟೀಲ್ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಅಪಮಾನ ಮಾಡಿತ್ತು ಎಂದು ಟೀಕಿಸಿದರು. 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ಅವರನ್ನು ಜನ ಓಡಿಸುತ್ತಿದ್ದಾರೆ. ಪ್ರತಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಯಾಕೆ ಕ್ಷೇತ್ರ ಬದಲಿಸುತ್ತಾರೆ?. ಈ ಹಿಂದೆ ವರುಣ ಆನಂತರ ಚಾಮುಂಡೇಶ್ವರಿ, ಬಳಿಕ ಬಾದಾಮಿ, ಈ ಬಾರಿ ಕೋಲಾರ ಕ್ಷೇತ್ರ ಬಯಸಿದ್ದರು ಆದರೆ ವರುಣಕ್ಕೆ ಕ್ಷೇತ್ರಕ್ಕೆ ಮತ್ತೆ ಓಡಿ ಬಂದಿದ್ದಾರೆ. ಗೆದ್ದ ನಂತರ ಅಭಿವೃದ್ಧಿ ಕೆಲಸ ಮಾಡದೆ ಸುಮ್ಮನಿರುತ್ತಾರೆ. ಹಾಗಾಗಿ ಜನ ಎಚ್ಚೆತ್ತುಕೊಳ್ಳಬೇಕು. ವರುಣ ಕ್ಷೇತ್ರಕ್ಕೆ ನಿವೃತ್ತರಾಗುವವರು ಬೇಕೋ? ನಿರಂತರ ಕೆಲಸ ಮಾಡುವ ವರು ಬೇಕೋ ನಿರ್ಧರಿಸಿ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶದ ಅತ್ಯಂತ ಸುರಕ್ಷಿ ತವಾಗಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸಿ ದರು. ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ದೇಶವನ್ನು ಸುರಕ್ಷಿತ ವಾಗಿ ಸಮೃದ್ಧವಾಗಿ ಇಡುತ್ತದೆಯೇ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಚಾರ ನಿಲ್ಲಿಸುತ್ತಾರಾ? ಅಭಿವೃದ್ಧಿ ಮಾಡುತ್ತಾರಾ? ಹಾಗಾಗಿ ವರುಣದಲ್ಲಿ ಯಾಕೇ ಸಿದ್ದರಾಮಯ್ಯ ಅವರಿಗೆ ಮತ ಹಾಕುತ್ತೀರಿ? ಸೋಮಣ್ಣ ಅವರನ್ನು ಗೆಲ್ಲಿಸಿದರೆ ರಾಜ್ಯದಲ್ಲಿ ವರುಣವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡು ತ್ತೇವೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರತಾಪ ಸಿಂಹ, ನಟ ಶಶಿಕುಮಾರ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ, ವರುಣಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ, ತಿ.ನರಸೀಪುರ ಕ್ಷೇತ್ರದ ಅಭ್ಯರ್ಥಿ ಡಾ.ರೇವಣ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಮುಖಂಡರಾದ ಎಲ್.ರೇವಣ್ಣ ಸಿದ್ದಯ್ಯ, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್.ಆರ್. ಮಹಾದೇವಸ್ವಾಮಿ, ಎಂ.ಅಪ್ಪಣ್ಣ, ದೇವನೂರ ಪ್ರತಾಪ್, ಎಸ್.ಮಹದೇವಯ್ಯ, ಕಾಪು ಸಿದ್ದಲಿಂಗಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ

(ಒಟ್ಟು 3) ಗ್ಯಾಸ್ ಸಿಲಿಂಡರ್, ಪ್ರತಿದಿನಿ ಅರ್ಧ ಲೀಟರ್ ನಂದಿನಿ ಹಾಲು, 10 ಕೆಜಿ ಅಕ್ಕಿ ನೀಡಲಿದ್ದೇವೆ ಎಂದರು. ಇಂದು ನಾನು ಹೆಚ್ಚು ಮಾತನಾಡುವುದಿಲ್ಲ. ಮತ್ತೊಮ್ಮೆ ಬಂದು ಮಾತನಾಡುತ್ತೇನೆ. ಇಂದು ಎರಡು ನಿಮಿಷವಷ್ಟೇ ಮಾತನಾಡುತ್ತೇನೆ ಎಂದು ಆರಂಭದಲ್ಲೇ ಹೇಳಿ ಭಾಷಣ ಆರಂಭಿಸಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಾಷಣ ಆರಂಭಿಸುವ ಮುನ್ನವೇ ಕಾರ್ಯಕ್ರಮದಿಂದ ನಿರ್ಗಮಿಸಿದರು.

ನನಗೊಂದು ಅವಕಾಶ ಮಾಡಿಕೊಡಿ: ವಿ.ಸೋಮಣ್ಣ

ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡುವಂತೆ ಸೂಚಿಸಿ ಚುನಾವಣಾ ಕಣಕ್ಕೆ ಇಳಿಸಿದ್ದಾರೆ. ಕ್ಷೇತ್ರ ಉದಯವಾಗಿ 15 ವರ್ಷ ಆಗಿದೆ. ಅದರಲ್ಲಿ 10 ವರ್ಷ ಸಿದ್ದರಾಮಯ್ಯ ಪ್ರತಿನಿಧಿಸಿ ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಕಳೆದ 5 ವರ್ಷದಿಂದ ಅವರ ಮಗ ಡಾ.ಯತೀಂದ್ರ ಶಾಸಕರಾಗಿದ್ದಾರೆ. ಈ 15 ವರ್ಷದಲ್ಲಿ ಕ್ಷೇತ್ರ ಯಾವುದೇ ಅಭಿವೃದ್ಧಿಯಾಗಿಲ್ಲ. ಮೈಸೂರು, ನಂಜನಗೂಡು, ತಿ.ನರಸೀಪುರ ತಾಲೂಕನ್ನು ಒಳಗೊಂಡಿರುವ ಈ ಕ್ಷೇತ್ರದಲ್ಲಿ 7 ಜಿ.ಪಂ ಕ್ಷೇತ್ರಗಳಿವೆ. ಎಂದಾದರೂ ಈ ಗ್ರಾಮಗಳಿಗೆ ತೆರಳಿ ಜನರ ಸಮಸ್ಯೆ ಕೇಳಿದ್ದೀರಾ? ವರುಣ ನಾಲೆಯಲ್ಲಿ ಹರಿಯುವ ನೀರು ಕೊನೆ ಭಾಗಕ್ಕೆ ಒಮ್ಮೆಯೂ ತಲುಪುತ್ತಿಲ್ಲ. ಈ ಎರಡು ಪ್ರಶ್ನೆಗಳಿಗೆ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ 'ಬಡಾ ಬಡಾ ಕಾಮ್ ಕುಚ್ ಬಿ ನಹಿ ಕಿಯಾ' ಕ್ಷೇತ್ರದಲ್ಲಿ ಯಾವುದೇ ಜನಪರ ಕಾರ್ಯಕ್ರಮ ರೂಪಿಸಿಲ್ಲ. ಈ ಬಾರಿ ನನಗೂ ಒಂದು ಅವಕಾಶ ಕೊಡಿ. ಎಲ್ಲ ವರ್ಗದವರ ಹಿತ ಕಾಯುತ್ತೇನೆ ಎಂದು ಸೋಮಣ್ಣ ಭರವಸೆ ನೀಡಿದರು.

ಡಬ್ಬಲ್ ಲೂಟಿ ಸರ್ಕಾರ

ಇದರ ಉತ್ಪಾದನೆಯಿಂದ ಸಿದ್ದರಾಮಯ್ಯ ಸರ್ಕಾರ ಕ್ಷೀರಭಾಗ್ಯ ಯೋಜನೆ ಜಾರಿ ಮಾಡಿ, ಮಕ್ಕಳಿಗೆ ಬಿಸಿಯೂಟದ ಜೊತೆಗೆ ಬಿಸಿ ಹಾಲು ಕೊಡುವ ಮಹತ್ಕಾರ್ಯಕ್ಕೆ ಮುಂದಾಗಿತ್ತು. ಆದರೆ ಈಗ ಬಿಜೆಪಿ ಸರ್ಕಾರ ನಂದಿನಿಯನ್ನು ಗುಜರಾತ್‌ನ ಅಮುಲ್ ಜೊತೆಗೆ ವಿಲೀನಕ್ಕೆ ಹೊರಟಿತ್ತು. ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ನಂದಿನಿಗೆ ಮತ್ತಷ್ಟು ಪ್ರೋತ್ಸಾಹ ನೀಡಲಿದೆ. ಹಾಲಿಗೆ 7 ರೂ. ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು. ಬೀದರ್‌ನಿಂದ ಚಾಮರಾಜನಗರದವರೆಗೆ ಹೆದ್ದಾರಿ ನಿರ್ಮಿಸಬೇಕೆಂಬ ಕನಸು ಕಾಂಗ್ರೆಸ್ ಪಕ್ಷದ್ದು, ಜೊತೆಗೆ ಟೌನ್‌ಶಿಪ್ ಸಹ ನಿರ್ಮಾಣ ಮಾಡಲು ಚಿಂತನೆ ನಡೆಸಿದ್ದೇವೆ. ಮೈಸೂರು, ಮಂಗಳೂರು, ಹುಬ್ಬಳ್ಳಿ, ಶಿವಮೊಗ್ಗ, ಬೆಳಗಾವಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳನ್ನು ಬೆಂಗಳೂರು ಸಿಟಿ ಮಾದರಿ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದರು.

ರಾಜ್ಯದಲ್ಲಿ ರೈತರು, ಗುತ್ತಿಗೆದಾರರು ನಿರಂತರವಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಚಾರಕ್ಕೆ ಬರುತ್ತಿರುವ ಬಿಜೆಪಿ ನಾಯಕರು ಇದರ ಬಗ್ಗೆ ಚಕಾರವೇ ಎತ್ತುತ್ತಿಲ್ಲ. ಅವರ ಭಾಷಣದ ವಿಧವೇ ಬೇರೆ ರೀತಿ ಇದೆ. ಆತಂಕವಾದ, ಭಯೋತ್ಪಾದನೆ, ಪಾಕಿಸ್ತಾನ, ಧರ್ಮ–ಧರ್ಮಗಳ ನಡುವೆ ಬೆಂಕಿ ಹಚ್ಚಿ ಭಾವಾತ್ಮಕವಾಗಿ ಭಾಷಣ ಮಾಡುವುದನ್ನು ಬಿಟ್ಟು ತಾಕತ್ತಿದ್ದರೆ ಆತ್ಮಹತ್ಯೆ, ನಿರುದ್ಯೋಗ, ಭ್ರಷ್ಟಾಚಾರ, ಬೆಲೆ ಏರಿಕೆ ಬಗ್ಗೆ ಏಕೆ ಮಾತನಾಡಲಿ ಎಂದು ಸವಾಲು ಹಾಕಿದರು. ವೇದಿಕೆಯಲ್ಲಿ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ನಟ್ಟಾ ಡಿಸೋಜಾ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಮಾಜಿ ಸಂಸದೆ ರಮ್ಯಾ, ಮಾಜಿ ಸಚಿವರಾದ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಎಂ.ಎಸ್.ಆತ್ಮಾನಂದ, ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಗಣಿಗ ರವಿಕುಮಾರ್, ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಲಪಾಡ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ವಿಧಾನಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಮಾಜಿ ಶಾಸಕರಾದ ಮಲ್ಲಾಜಮ್ಮ, ಹೆಚ್.ಬಿ.ರಾಮು, ಬಿ.ರಾಮಕೃಷ್ಣ, ಸ್ಥಳೀಯ ಮುಖಂಡರಾದ ಡಾ.ಕೃಷ್ಣ, ಕೀಲಾರ ರಾಧಾಕೃಷ್ಣ, ಅಮರಾವತಿ ಚಂದ್ರಶೇಖರ್, ಎಂ.ಎಸ್.ಚಿದಂಬರ್, ಸಿದ್ದಾರೂಢ ಸತೀಶ್‌ಗೌಡ, ವಿಜಯ್‌ಕುಮಾರ್, ನಹೀಂ, ಸಿ.ಡಿ.ಗಂಗಾಧರ್ ಉಪಸ್ಥಿತರಿದ್ದರು.

ರಮ್ಯಾರನ್ನು ಹಾಡಿ ಹೊಗಳಿದ ಪ್ರಿಯಾಂಕ: ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಿಯಾಂಕ, ಎಲ್ಲರಿಗೂ ನಮಸ್ಕಾರ ಎಂದರು. ಭಾಷಣ ಮುಂದುವರೆಸುತ್ತಾ ದಿವ್ಯ (ರಮ್ಯಾ) ನಿಮ್ಮನ್ನು ನೋಡಿ ಬಹಳ ಖುಷಿ ಆಯ್ತು, ಬಹಳ ದಿನ ಆಯ್ತು ನಿಮ್ಮನ್ನು ನೋಡಿ ಎಂದು ರಮ್ಯಾರನ್ನು ಹೊಗಳಿದರು. 11.30ಕ್ಕೆ ಬರಬೇಕಿದ್ದ ಪ್ರಿಯಾಂಕಾ, 1.15ಕ್ಕೆ ಆಗಮಿಸಿದರು. ತಡವಾಗಿದ್ದಕ್ಕೆ ಕ್ಷಮೆ ಕೋರಿದ ಅವರು, ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಕಾರಿನಲ್ಲೇ ಬರಬೇಕಾಯಿತು ಎಂದರು. ಕಾರ್ಯಕ್ರಮ ಮುಗಿದ ಬಳಿಕ ಪ್ರಿಯಾಂಕಾ ಉತ್ತರ ಕರ್ನಾಟಕದ ಕಡೆಗೆ ಹೆಲಿಕಾಪ್ಟರ್‌ನಲ್ಲಿ ತೆರಳಿದರು.

ಎನ್‌ಆರ್ ಕ್ಷೇತ್ರವನ್ನು ಮುಂದೆ ತರುವುದೇ ನಮ್ಮ ಆದ್ಯತೆ

ಅಭಿವೃದ್ಧಿ ಯೋಜನೆಗಳ ಆಶ್ವಾಸನೆ ನೀಡಿದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು

ಮೈಸೂರು,ಮೇ 2(ಪಿಎಂ)– ಎನ್.ಆರ್. ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಮಾಡುವುದೇ ನಮ್ಮ ಆದ್ಯತೆ ಎಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ವಿಧಾನಸಭಾ ಚುನಾವಣೆ ಪ್ರಯುಕ್ತ ಸಂಘದ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮೂವರು ಅಭ್ಯರ್ಥಿಗಳು ತಮ್ಮ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರಲ್ಲದೆ, ತಾವು ಮಾಡಲಿಚ್ಛಿಸಿರುವ ಕಾರ್ಯಗಳ ವಿವರಿಸಿದರು.

ಅತ್ಯಂತ ಹಿಂದುಳಿದ ಎನ್‌ಆರ್ ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಧ್ಯೇಯವಾಗಿದ್ದು, ಕ್ಷೇತ್ರದ ಜನತೆ ಆಶೀರ್ವದಿಸಬೇಕೆಂದು ಬಿಜೆಪಿ ಅಭ್ಯರ್ಥಿ ಸಂದೇಶ್‌ಸ್ವಾಮಿ (ಎಸ್.ಸತೀಶ್) ಕೋರಿದರೆ, ಅತ್ಯಂತ ಹಿಂದುಳಿದ ಕ್ಷೇತ್ರ ಎಂಬುದನ್ನು ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ತನ್ವೀರ್‌ಸೇಠ್ ತಳ್ಳಿ ಹಾಕಿದರು. ಆಯ್ಕೆಯಾದರೆ ಕ್ಷೇತ್ರದ ಬಡಜನತೆಗೆ ಸುಲಭವಾಗಿ ಸರ್ಕಾರಿ ಸೌಲಭ್ಯ ಕಲ್ಪಿಸಲು ಒತ್ತು ನೀಡುವುದಾಗಿ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ (ಶಾಹಿದ್) ತಿಳಿಸಿದರು.

ಕಳೆದ 21 ವರ್ಷಗಳಿಂದ ಕ್ಷೇತ್ರ ಪ್ರತಿನಿಧಿಸುತ್ತಿದ್ದೀರಿ. ಆದರೂ ಕ್ಷೇತ್ರ ಹಿಂದುಳಿದಿದೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವುದೇಕೆ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್‌ಸೇಠ್, ರಾಜ್ಯದ 224 ಕ್ಷೇತ್ರಗಳ ಪೈಕಿ ಎನ್‌ಆರ್ ಅತ್ಯಂತ ಹಿಂದುಳಿದ ಕ್ಷೇತ್ರ ಎನ್ನುವುದು ಮೂರ್ಖತನ. ಕ್ಷೇತ್ರದ ಜನತೆ ಬದುಕಿಗೆ ಬೇಕಿರುವ ಸೌಲಭ್ಯ ಕಲ್ಪಿಸಲಾಗಿದೆ. ಯಾವುದೇ ಅಭಿವೃದ್ಧಿ ಕಾರ್ಯವಾದರೂ ಆದ್ಯತೆ ಮೇರೆಗೆ ಮಾಡುವುದು ಮುಖ್ಯ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಿದ್ದೇನೆ. ಜನರಿಗೆ ಪೂರಕವಾಗಿ ಕೆಲಸ ಕಾರ್ಯಗಳನ್ನು ಮಾಡಿದ್ದೇನೆ. ಇನ್ನೂ ಸಾಕಷ್ಟು ಅಭಿವೃದ್ಧಿಯ ಕಲ್ಪನೆಗಳು ನನ್ನಲ್ಲಿವೆ ಎಂದು ಹೇಳಿದರು.

ಬಿಜೆಪಿ ಅಭ್ಯರ್ಥಿ ಸಂದೇಶ್‌ಸ್ವಾಮಿ ತಮ್ಮ ಪ್ರಸ್ತಾವಿಕ ಭಾಷಣದಲ್ಲಿ ಎನ್‌ಆರ್ ಕ್ಷೇತ್ರವನ್ನು ರಾಜ್ಯದ ಹಿಂದುಳಿದ ಕ್ಷೇತ್ರ ಎಂದು ಹೇಳಿದ್ದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಐದು ಬಾರಿ ಗೆಲವು ಸಾಧಿಸಿದ್ದೀರಾ ಈವರೆಗೆ ಕ್ಷೇತ್ರದಲ್ಲಿ ವಸತಿ ಯೋಜನೆಗಳಡಿ ಎಷ್ಟು ಮನೆಗಳ ನಿರ್ಮಾಣವಾಗಿದೆ? ಎಂಬುದಕ್ಕೆ ಪ್ರತಿಕ್ರಿಯಿಸಿದ ತನ್ವೀರ್‌ಸೇಠ್, ಸುಮಾರು 22 ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ನಮ್ಮ ಸರ್ಕಾರ ಇದ್ದಂತಹ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಜನ ಈ ಬಾರಿ ಕಾಂಗ್ರೆಸ್‌ಗೆ ಅಧಿಕಾರ ಸಿಗುವ ವಿಶ್ವಾಸವಿದ್ದು, ಈ ಹಿಂದಿನ ಎಲ್ಲಾ ಜನಪರ ಯೋಜನೆಗಳಿಗೆ ಮರು ಚಾಲನೆ ನೀಡಲಾಗುವುದು ಎಂದು ಪ್ರತಿಕ್ರಿಯಿಸಿದರು.

ಇಚ್ಛಾಶಕ್ತಿ ಇರಬೇಕು: ಎನ್‌ಆರ್ ಕ್ಷೇತ್ರದಲ್ಲಿ ಶಾಲೆಗಳು ಸೇರಿದಂತೆ ಶೈಕ್ಷಣಿಕ ಮೂಲಸೌಲಭ್ಯ ಕೊರತೆ ಬಗ್ಗೆ ಪ್ರಸ್ತಾಪ ಮಾಡಿದ್ದೀರಿ. ನಿಮ್ಮದೇ ಸರ್ಕಾರ ವಿದ್ದ ಹಿನ್ನೆಲೆಯಲ್ಲಿ ಶಾಸಕರ ಮೇಲೆ ಒತ್ತಡ ಹೇರಬಹುದಿತ್ತು. ಏಕೆ ಮಾಡಲಿಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಂದೇಶ್‌ಸ್ವಾಮಿ, ಶಾಸಕರು ಸೇರಿದಂತೆ ಯಾರೇ ಜನಪ್ರತಿನಿಧಿಗಳಾದರೂ ಅವರಿಗೆ ಇಚ್ಛಾಶಕ್ತಿ ಇರಬೇಕು. ಉದಾಹರಣೆಗೆ ಹೇಳುವುದಾದರೆ, ಸಿದ್ದರಾಮಯ್ಯನವರ ಸರ್ಕಾರವಿದ್ದಾಗ, ಚಾಮರಾಜ ಕ್ಷೇತ್ರದ ಶಾಸಕರಾಗಿದ್ದ ವಾಸು ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರು. ನಗರ ಪಾಲಿಕೆ ಸದಸ್ಯನಾಗಿ ನನಗೆ ಇಚ್ಛಾಶಕ್ತಿ ಇದ್ದ ಹಿನ್ನೆಲೆಯಲ್ಲಿ ಎನ್‌ಆರ್ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ ಎಂದು ತಿಳಿಸಿದರು.

ಕ್ರಿಕೆಟ್ ಸ್ಟೇಡಿಯಂಗೆ ಬೇರ ಜಾಗ ಸೂಕ್ತ: ವಿಟಿಯು ಪಕ್ಕದಲ್ಲಿ 16 ಎಕರೆ ಭೂಮಿಯನ್ನು ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ನೀಡಲಾಗಿದೆ. ಅದೇ ಜಾಗವನ್ನು ಸುಸಜ್ಜಿತ ಆಸ್ಪತ್ರೆ ಇಲ್ಲವೇ ಕಾಲೇಜು ನಿರ್ಮಾಣಕ್ಕೆ ಉಳಿಸಿಕೊಂಡು ಇಲ್ಲಿಗೆ 10 ಕಿ.ಮೀ. ದೂರದಲ್ಲಿ ಕ್ರಿಕೆಟ್ ಕ್ರೀಡಾಂಗಣಕ್ಕೆ ಜಾಗ ಹುಡುಕಿಕೊಳ್ಳಲು ಅವಕಾಶವಿತ್ತು. 12–13 ಚುನಾವಣೆಯಲ್ಲಿ ಇವರದೇ ಕುಟುಂಬ ಗೆದ್ದಿದೆ. ಬಡಜನತೆ ಹಾಗೂ ಆ ಭಾಗದ ಸಮಸ್ಯೆಗಳನ್ನು ಪರಿಹರಿಸಬಹುದಿತ್ತು. ಕೋಟ್ಯಂತರ ರೂ. ಅನುದಾನ ಎಲ್ಲಿ ಉಪಯೋಗ ಆಗಿದೆ ಎಂದು ಹಾಲಿ ಶಾಸಕರ ವಿರುದ್ಧ ಸಂದೇಶ್‌ಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ನಾಲ್ಕೈದು ವರ್ಷಗಳಿಂದ ಶಾಸಕರು ಆರೋಗ್ಯ ಸರಿಯಿಲ್ಲ ಎನ್ನುತ್ತಾರೆ. ಆದರೆ ಎಷ್ಟೋ ಶ್ರೀಮಂತರ ಮದುವೆಗೆ ಹೋಗಿದ್ದಾರೆ. ದುಬೈಗೆ ಪ್ರವಾಸ ಹೋಗಿದ್ದರು. ಎಲ್ಲಮ್ಮ ಕಾಲೋನಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಸಮರ್ಪಕ ಬಸ್ ಸೌಲಭ್ಯ ಇಲ್ಲ. ಎನ್‌ಆರ್‌ನಲ್ಲಿ ನಾನು ಮೂರನೇ ಬಾರಿಗೆ ಸ್ಪರ್ಧೆ ಮಾಡಿದ್ದು, ಕ್ಷೇತ್ರದ 40 ಸಾವಿರ ಮನೆಗಳಿಗೆ ಒಟ್ಟಾರೆ ಭೇಟಿ ನೀಡಿ ಮತ ಯಾಚಿಸಿದ್ದೇನೆ. ಅಲ್ಲಿಯ ಸಮಸ್ಯೆಗಳು ನನಗೆ ಗೊತ್ತಿದೆ 200–300 ರೂಪಾಯಿ ದುಡ್ಡು ಕೊಟ್ಟು ಮತ ಹಾಕಿಸಿಕೊಳ್ಳಲಾಗಿದೆ ಎಂದು ಆರೋಪಿಸಿದರು.

ಪ್ರತ್ಯುತ್ತರ ನೀಡಿದ ತನ್ವೀರ್: ಇದಕ್ಕೆ ಪ್ರತಿಕ್ರಿಯಿಸಿದ ತನ್ವೀರ್‌ಸೇಠ್, ಕ್ಷೇತ್ರ ವ್ಯಾಪ್ತಿಯಲ್ಲಿ ಇದ್ದಂತಹ ಮೂಲ ಸಮಸ್ಯೆಗಳನ್ನು ಸಾಕಷ್ಟು ಬಗೆಹರಿಸಿದ್ದೇನೆ. ಅಭಿವೃದ್ಧಿ ಎಂಬುದು ನಿರಂತರ ಪ್ರಕ್ರಿಯೆ. ಸಂದೇಶ್ ಸ್ವಾಮಿಯವರು ಅನುದಾನದ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಯಾವುದೇ ಸರ್ಕಾರ ಇದ್ದರೂ ಅನುದಾನದ ಹಣ ನನ್ನ ಕೈಗೆ ಕೊಡುವುದಿಲ್ಲ ಅನುದಾನದಲ್ಲಿ ಯಾವ್ಯಾವ ಕಾರ್ಯ ಮಾಡಲಾಗಿದೆ ಎಂಬ ಮಾಹಿತಿ ನೀಡಲು ಸಿದ್ಧ. ಜನ ಮತ್ತು ಸರ್ಕಾರದ ನಡುವೆ ಸೇತುವೆಯಾಗಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ನಗರ ಪಾಲಿಕೆ ಸದಸ್ಯನಾಗಿ ರಸ್ತೆ ಚರಂಡಿ ಮಾಡಿದೆ. ಆದರೆ ವ್ಯವಸ್ಥೆ ಇರುವುದೇ ಹಾಗೆ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯೇ ಬೇರೆ, ಶಾಸಕ ಮಾಡುವ ಕೆಲಸಗಳೇ ಬೇರೆ. ಇನ್ನು ಹಣ ಕೊಟ್ಟು ಓಟು ತೆಗೆದುಕೊಂಡಿದ್ದಾರೆ ಎಂಬ ಆರೋಪ ಮಾಡಿದ್ದು, ಅಂತಹ ರಾಜಕಾರಣಕ್ಕೆ ನಾನು ಕೈ ಹಾಕಿಲ್ಲ ಎಂದು ಪ್ರತ್ಯುತ್ತರ ನೀಡಿದರು.

ಸೇವೆಗೆ ಸದೃಢವಾಗಿದ್ದೇನೆ: ಚುನಾವಣೆ ಘೋಷಣೆಗೂ ಮುನ್ನ ಅನಾರೋಗ್ಯ ಕಾರಣಕ್ಕೆ ನನಗೆ ಟಿಕೆಟ್ ಬೇಡ ಎಂದಿದ್ರಿ ಈಗ ಅಭ್ಯರ್ಥಿ ಆಗಿದ್ದೀರಿ, ಆಯ್ಕೆಯಾದರೆ ಮುಂದಿನ ಐದು ವರ್ಷ ಕೆಲಸ ಮಾಡಲು ನಿಮ್ಮ ಆರೋಗ್ಯ ಸದೃಢವಾಗಿದೆಯೇ ಎಂಬುದಕ್ಕೆ ಉತ್ತರಿಸಿದ ತನ್ವೀರ್‌ಸೇಠ್, ಚುನಾವಣಾ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದು ನಿಜ. ಕೊನೆ ಉಸಿರು ಇರುವವರೆಗೂ ಸೇವೆ ಮಾಡುತ್ತೇನೆ ಎಂದೂ ಹೇಳಿದ್ದೆ. ಹಲ್ಲೆ ಆಗಿದ್ದ ಹಿನ್ನೆಲೆಯಲ್ಲಿ ಒತ್ತಡ ತೆಗೆದುಕೊಳ್ಳುವುದು ಕಷ್ಟವೆಂದು ತಿಳಿಸಿದ್ದೆ. ಆದರೆ ಪಕ್ಷ, ಕಾರ್ಯಕರ್ತರು, ಜನ ಒತ್ತಾಯದ ಮೇರೆಗೆ ಸ್ಪರ್ಧೆ ಮಾಡಿದ್ದು, ಜನತೆ ಋಣ ತೀರಿಸಲು ಸೇವೆಗೆ ಸದೃಢವಾಗಿದ್ದೇನೆ. ನಾನು ಎನ್‌ಆರ್‌ನಿಂದ ಆಯ್ಕೆಯಾಗಿದ್ದರೂ ಮೈಸೂರು ನಗರವನ್ನೇ ಒಂದು ಘಟಕ ಎಂದು ಭಾವಿಸಿ ಮೈಸೂರಿನ ಅಭಿವೃದ್ಧಿಗೆ ಸಹಕರಿಸಿದ್ದೇನೆ ಎಂದು ತಿಳಿಸಿದರು.

ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ (ಶಾಹಿದ್) ಮಾತನಾಡಿ, ಇಲ್ಲಿರುವ ಇಬ್ಬರು ಪ್ರತಿಸ್ಪರ್ಧಿಗಳು ರಾಜಕಾರಣದಲ್ಲಿ ಪಳಗಿರುವವರು ಮತ್ತು ಹಣವಂತರೂ ಹೌದು. ನನ್ನ ಹತ್ತಿರ ಹಣವಿಲ್ಲ. ನನ್ನ ಬಳಿ ಇರುವವರು ಕ್ಷೇತ್ರದ ಬಡಜನ. ಅವರೇ ಸ್ವಯಂಪ್ರೇರಿತವಾಗಿ ನನ್ನ ಪರ ಪ್ರಚಾರ ಮಾಡುತ್ತಿದ್ದಾರೆ. ನಾನು ಶಾಸಕನಾದರೆ, ದೇವಸ್ಥಾನಗಳು, ಚರ್ಚ್‌ಗಳು ಮತ್ತು ಮಸೀದಿಗಳಲ್ಲಿ ಸರ್ಕಾರದ ಸೌಲಭ್ಯ ಕಲ್ಪಿಸಲು ಕೇಂದ್ರಗಳನ್ನು ತೆರೆಯುತ್ತೇನೆ. ಆ ಮೂಲಕ ಬಡಜನತೆಗೆ ಶೀಘ್ರ ಮತ್ತು ಸಲಭವಾಗಿ ಸರ್ಕಾರದ ಸೌಲಭ್ಯ ತಲುಪಿಸಲು ವ್ಯವಸ್ಥೆ ಮಾಡುತ್ತೇನೆ ಎಂದು ಹೇಳಿದರು.

ಮುಸಲ್ಮಾನರಿಗೆ 2ಬಿ ಅಡಿಯಿದ್ದ ಮೀಸಲಾತಿ ರದ್ದುಪಡಿಸಲಾಗಿದೆ. ಇಂತಹ ಸನ್ನಿವೇಶದಲ್ಲಿ ಕ್ಷೇತ್ರದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸಲ್ಮಾನರು ನಿಮಗೆ ಓಟು ಕೊಡುತ್ತಾರೆಯೇ ಎಂಬುದಕ್ಕೆ ಪ್ರತಿಕ್ರಿಯಿಸಿದ ಸಂದೇಶ್‌ಸ್ವಾಮಿ, ಜಾತ್ಯತೀತ ಮತ್ತು ಧರ್ಮಾತೀತವಾಗಿ ಬೆಂಬಲಿಸಲು ಕೋರಿದ್ದೇನೆ. ಈ ಬಾರಿ ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿ ಮತ ನೀಡುವ ವಿಶ್ವಾಸವಿದೆ ಎಂದು ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ಹಾಜರಿದ್ದರು.



ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮದಲ್ಲಿ ಎನ್‌ಆರ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ತನ್ವೀರ್‌ಸೇಠ್, ಬಿಜೆಪಿ ಅಭ್ಯರ್ಥಿ ಸಂದೇಶ್‌ಸ್ವಾಮಿ ಮತ್ತು ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಖಾದರ್ ಪಾಲ್ಗೊಂಡಿದ್ದರು.

ಕ್ಷೇತ್ರದ ಬಗ್ಗೆ ಗೊತ್ತಿದೆ, ಅಭಿವೃದ್ಧಿಯೇ ಧ್ಯೇಯ; ಸಂದೇಶ್‌ಸ್ವಾಮಿ

ಮೈಸೂರು,ಮೇ 2(ಪಿಎಂ)– ಮೈಸೂರು ನಗರದ ಇತರ ಕ್ಷೇತ್ರಗಳಿಗೆ ಸರಿಸಮವಾಗಿ ಎನ್‌ಆರ್ ಕ್ಷೇತ್ರ ಅಭಿವೃದ್ಧಿ ಮಾಡುವುದು ನನ್ನ ಧ್ಯೇಯ. ಕ್ಷೇತ್ರದ ಜನತೆ ಆಯ್ಕೆ ಮಾಡಿದರೆ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಎನ್‌ಆರ್ ಕ್ಷೇತ್ರವು ನಗರದ ಇತರೆ ಕ್ಷೇತ್ರಗಳಿಗೆ ಸರಿಸಮವಾಗಿ ಅಭಿವೃದ್ಧಿಯಾಗಬೇಕು. ಅಲ್ಲಿರುವ ಮೂಲಸೌಲಭ್ಯಗಳು ಇಲ್ಲಿಯೂ ಲಭ್ಯವಾಗಬೇಕು. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತೇನೆ. ಶಾಂತಿ–ಸಾಮರಸ್ಯ ಇರುವಂತೆ ನೋಡಿಕೊಳ್ಳುತ್ತೇನೆ. ಕಳೆದ 20 ವರ್ಷಗಳಿಂದ ರಾಜಕೀಯದಲ್ಲಿದ್ದು, ಮೈಸೂರು ಮೇಯರ್ ಆಗಿ ಈ ಹಿಂದೆ ಪರಾಜಿತ ಅಭ್ಯರ್ಥಿ ಆಗಿ ಆ ಭಾಗದ ಸಂಪೂರ್ಣ ಚಿತ್ರಣ ನನಗೆ ಗೊತ್ತಿದೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಸಂದೇಶ್ ಸ್ವಾಮಿ ಹೇಳಿದರು.

ಕ್ಷೇತ್ರದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡಲು ಕ್ರಮ: ತನ್ವೀರ್‌ಸೇಠ್

ಎನ್‌ಆರ್ ಕ್ಷೇತ್ರದಲ್ಲಿ ಶಾಂತಿ–ಸುವ್ಯವಸ್ಥೆ ಕಾಪಾಡುವುದೇ ಅತ್ಯಂತ ಪ್ರಮುಖ ಅಂಶ. ಕ್ಷೇತ್ರದ ಅಭಿವೃದ್ಧಿ ಜೊತೆಗೆ ಶಾಂತಿ–ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಭಾಯಿಸಿದ್ದೇನೆ. ಸಮಾಜಘಾತುಕ ಶಕ್ತಿಗಳು ಇದ್ದೇ ಇರುತ್ತವೆ. ನಮ್ಮಲ್ಲಿ ಶಾಂತಿ ಕಾಪಾಡುವುದು ಅತ್ಯಂತ ಪ್ರಮುಖ ಅಂಶ. ಮತದಾರರನ್ನು ಭಯಭೀತಿಗೊಳಿಸುವುದು ಇಲ್ಲವೇ ಒಲೈಕೆ ಮಾಡುವಂತಹ ದುರುದ್ದೇಶದ ರಾಜಕಾರಣ ಮಾಡಬಾರದು. ಅಂತಹ ರಾಜಕಾರಣದ ನಾನು ಮಾಡಿಲ್ಲ. ಜನರ ಮಧ್ಯೆ ಇದ್ದೇನೆ. ಕ್ಷೇತ್ರದ ಜನತೆ ಮತ್ತೆ ಕೈ ಹಿಡಿಯುವ ವಿಶ್ವಾಸ ಹೊಂದಿದ್ದೇನೆ ಎಂದು ತನ್ವೀರ್‌ಸೇಠ್ ತಿಳಿಸಿದರು.

ಸ್ವಂತ ಹಣದಲ್ಲಿ ವಯೋವೃದ್ಧರ ಆರೈಕೆಗೆ ಸೂಕ್ತ ವ್ಯವಸ್ಥೆ

ನಾನೊಬ್ಬ ಲಾರಿ ಚಾಲಕನ ಮಗ. ನಾನು ಸೇವೆ ಮಾಡಿಕೊಂಡು ಬಂದವನು. ಬಡಜನರೇ ಹೆಚ್ಚಿರುವ ಕ್ಷೇತ್ರ ಇದು. ಈ ಬಡಜನ ನನ್ನ ಕೈಹಿಡಿಯುತ್ತಾರೆ ಎಂಬ ವಿಶ್ವಾಸವಿದೆ. ನನ್ನ ವಿಶ್ವಾಸದಂತೆ ಆಯ್ಕೆಯಾದರೆ ಕ್ಷೇತ್ರದ ಬಡ ಕುಟುಂಬದಲ್ಲಿರುವ ವಯೋವೃದ್ಧರ ಆರೈಕೆಗೆ ಸ್ವಂತ ಹಣದಲ್ಲಿ ವ್ಯವಸ್ಥೆ ಕಲ್ಪಿಸುತ್ತೇನೆ ಎಂದು ಅಬ್ದುಲ್ ಖಾದರ್ (ಶಾಹಿದ್) ತಿಳಿಸಿದರು.

ಕನ್ನಡದ ಮೌಲ್ಯ ಹೆಚ್ಚಿಸಿದ ಡಾ.ರಾಜ್ ನಾಡು–ನುಡಿ ಇರುವವರೆಗೂ ಚಿರಸ್ಥಾಯಿ

ಡಾ.ರಾಜ್ ಗಾನ ಸವಿ ಸಂಜೆಯಲ್ಲಿ ಡಾ.ಲತಾ ರಾಜಶೇಖರ್ ಅಭಿಪ್ರಾಯ



ಮೈಸೂರು,ಮೇ.2(ಜಿಎ)–ಡಾ.ರಾಜ್ ಕುಮಾರ್ ಅವರು ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಪ್ರಜ್ಞೆಯನ್ನು ಜಾಗೃತಗೊಳಿಸಿ, ಆ ಮೂಲಕ ಕನ್ನಡ ನುಡಿಯ ಶಕ್ತಿ ಸಾಮರ್ಥ್ಯವನ್ನು ಹೊಸ ತಲೆಮಾರಿಗೆ ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು ಎಂದು ಕವಯಿತ್ರಿ ಡಾ.ಲತಾ ರಾಜಶೇಖರ್ ತಿಳಿಸಿದರು.

ಮೈಸೂರಿನ ವಿಜಯನಗರದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಗಾನ ವೈದ್ಯ ಲೋಕ ಸಂಸ್ಥೆ ವತಿಯಿಂದ ಭಾನುವಾರ ಆಯೋಜಿಸಿದ್ದ ಡಾ.ರಾಜ್ ಗಾನ ಸವಿ ಸಂಜೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಡಾ.ರಾಜಕುಮಾರ್ ಕನ್ನಡದ ಮೌಲ್ಯ ಹೆಚ್ಚಿಸಿದವರಾಗಿದ್ದು, ತಮ್ಮ ಪಾತ್ರಗಳ ಮೂಲಕವೇ ಕೌಟುಂಬಿಕ ಮೌಲ್ಯಗಳ ಬಗ್ಗೆ ಹೆಚ್ಚು ಒತ್ತು ನೀಡಿದ್ದರು. ಹಾಗಾಗಿ ಬದುಕಿದರೆ ರಾಜಕುಮಾರ್ ತರಹ ಬದುಕಬೇಕು ಎನ್ನುವಷ್ಟರ ಮಟ್ಟಿಗೆ ನಾಡಿನ ಮನೆಮಾತಾದರು ಎಂದರು.

ವಿಶ್ರಾಂತ ಪ್ರಾಂಶುಪಾಲ ಬಿ.ಮನೋಹರ್ ಮಾತನಾಡಿ, ಡಾ.ರಾಜ್‌ಕುಮಾರ್ ಬದುಕು ನಮಗೆ ಮಾದರಿಯಾಗಿದೆ. ಕನ್ನಡದ ಬಗ್ಗೆ ಅತೀವ ಒಲವಿದ್ದ ಅವರು ಕನ್ನಡ ವಿಶ್ವವ್ಯಾಪಿಯಾಗಬೇಕು ಎಂಬ ಹಂಬಲವನ್ನು ಹೊಂದಿದ್ದರು. ಬದುಕು ಮತ್ತು ಕಲೆಯ ಮೂಲಕ ನಾಡಿನ ಕೋಟ್ಯಾಂತರ ಕನ್ನಡಿಗರ ಗಮನ ಸೆಳೆದರು. ಕನ್ನಡ ನುಡಿ ಇರುವಷ್ಟು ಕಾಲವೂ ಅವರು ಚಿರಸ್ಥಾಯಿಯಾಗಿ ಇರುತ್ತಾರೆ ಎಂದರು.

ಕಾರ್ಯಕ್ರಮದಲ್ಲಿ ಗಾನ ವೈದ್ಯ ಲೋಕ ತಂಡದ ಗಾಯಕರಾದ ಡಾ.ವೈ.ಡಿ. ರಾಜಣ್ಣ, ಡಾ.ಟಿ.ರವಿಕುಮಾರ್, ಡಾ.ಎ.ಎಸ್.ಪೂರ್ಣಿಮಾ, ಲತಾ ಮನೋಹರ್, ಡಾ.ಶ್ಯಾಮ್ ಪ್ರಸಾದ್, ಸಿ.ಎಸ್.ವಾಣಿ, ಪಾರ್ಥಸಾರಥಿ, ಡಾ.ಚಿನ್ನ ನಾಗಪ್ಪ, ಡಾ.ಸುರೇಂದ್ರನ್ ರಾಜ್‌ಕುಮಾರ್ ಗೀತೆಗಳನ್ನು ಹಾಡುವ ಮೂಲಕ ಎಲ್ಲರ ಗಮನ ಸೆಳೆದರು. ಜಿಲ್ಲಾ ಕಸಾಪ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್, ಎಡೆಯೂರು ಸಮೀಉಲ್ಲಾ ಉಪಸ್ಥಿತರಿದ್ದರು.

ಪ್ರಣಾಳಿಕೆಯಲ್ಲಿ ರೈತರ ಬೇಡಿಕೆ ಸೇರಿಸಿ ಪ್ರಕಟಿಸಿ

ರಾಜಕೀಯ ಪಕ್ಷಗಳಿಗೆ ಕಿಸಾನ್ ಸಂಘ ಆಗ್ರಹ



ಮೈಸೂರು,ಮೇ.2(ಜಿಎ)–ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ರೈತರ ಪ್ರಮುಖ ಬೇಡಿಕೆಗಳನ್ನು ಸೇರಿಸಿ, ಅಧಿಕಾರಕ್ಕೆ ಬಂದ ತಕ್ಷಣ ಬೇಡಿಕೆ ಈಡೇರಿಸುವುದಾಗಿ ಘೋಷಿಸಬೇಕೆಂದು ಭಾರತೀಯ ಕಿಸಾನ್ ಸಂಘ ಒತ್ತಾಯಿಸಿದೆ.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಹಾಡ್ಯ ರಮೇಶ್ ರಾಜು ಮಾತನಾಡಿ, ರಾಜ್ಯದ ಎಲ್ಲಾ ಪ್ರಮುಖ ಪಕ್ಷಗಳು ಪ್ರಣಾಳಿಕೆಗಳನ್ನು ಬಿಡುಗಡೆ ಮಾಡುತ್ತಿದ್ದು, ಈ ಹಿನ್ನೆಲೆ ರೈತರ ಪರವಾಗಿ ವಿವಿಧ ಸಮಸ್ಯೆಗಳ ಪಟ್ಟಿಯನ್ನು ಎಲ್ಲಾ ಪಕ್ಷಗಳ ಕಚೇರಿಗೆ ತಲುಪಿಸಲಾಗಿದ್ದು, ಅದರಂತೆ ಆಯಾ ಪಕ್ಷದವರು ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಣಾಳಿಕೆ ರೂಪಿಸಬೇಕಿದೆ ಎಂದರು.

ಅದರಂತೆ ಮುಕ್ತ ಮಾರಾಟ ವ್ಯವಸ್ಥೆ ಕಲ್ಪಿಸಿ ದಲ್ಲಾಳಿಗಳ ಪಾಲಾಗದಂತೆ ಸುಧಾರಣಾ ಮಾರುಕಟ್ಟೆ ವ್ಯವಸ್ಥೆ ಜಾರಿಗೆ ತಂದು ರೈತ ಸ್ನೇಹಿ ಮಾರುಕಟ್ಟೆ ವ್ಯವಸ್ಥೆಯನ್ನು ಸ್ಥಾಪಿಸುತ್ತೇವೆಂದು ಘೋಷಿಸಬೇಕು, ರೈತರ ಎಲ್ಲಾ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕವಾದ ಲಾಭದಾಯಕ ಬೆಲೆ ನಿಗಧಿಪಡಿಸಿ ಖರೀದಿ ಗ್ಯಾರಂಟಿ ಸೇರದಂತೆ ರೈತರ ವಿವಿಧ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಪ್ರಣಾಳಿಕೆ ಬಿಡುಗಡೆಗೊಳಿಸಬೇಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಮಾಪುರ ಪ್ರಾಂತ ಅಧ್ಯಕ್ಷ ರಾಜೇಂದ್ರ, ಜಿಲ್ಲಾಧ್ಯಕ್ಷ ಗುರುಪ್ರಸಾದ್, ದೇವಕಿ ಪ್ರಭಾತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಲಿಂಗಾಯತ ಮುಖಂಡರನ್ನು ಬಿಜೆಪಿ ಮೂಲೆಗುಂಪು ಮಾಡುತ್ತಿದೆ: ಡಾ.ಯತೀಂದ್ರ

ಮೈಸೂರು, ಮೇ2(ಎಂಟಿವೈ)– ಬಿಜೆಪಿ ಇದುವರೆಗೆ ವೀರಶೈವ – ಲಿಂಗಾಯತ ನಾಯಕರನ್ನು ಬಳಸಿಕೊಂಡು ಅಧಿಕಾರ ಬಂದ ನಂತರ ಒಬ್ಬೊಬ್ಬರನ್ನಾಗಿ ಪಕ್ಷದಲ್ಲಿ ಮೂಲೆಗುಂಪು ಮಾಡುತ್ತಿದೆ ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ರಾಯಲ್ ಕನ್ವೆನ್ಷಲ್ ಹಾಲ್‌ನಲ್ಲಿ ನಡೆದ ವರುಣ ವಿಧಾನಸಭಾ ಕ್ಷೇತ್ರದ ವೀರಶೈವ ಲಿಂಗಾಯತ ಮುಖಂಡರ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಯಾವುದೇ ಕಾರಣವಿಲ್ಲದೆ ಮುಖ್ಯಮಂತ್ರಿ ಸ್ಥಾನದಿಂದ ಬಿಜೆಪಿ ವರಿಷ್ಠರು ಕೆಳಗಿಳಿಸಿದರು. ರಾಜ್ಯದ ಮಾಸ್ ಲೀಡರ್ ಆಗಿದ್ದ ಯಡಿಯೂರಪ್ಪ ಕಣ್ಣೀರು ಹಾಕುತ್ತಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು. ಜಗದೀಶ್ ಶೆಟ್ಟರ್ 6 ಬಾರಿ ಗೆದ್ದಿದ್ದರೂ ಅವರಿಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿದರು. ಲಕ್ಷ್ಮಣ್ ಸವದಿ ಅವರನ್ನು ಉಪ ಮುಖ್ಯಮಂತ್ರಿ ಸ್ಥಾನದಿಂದ ತೆಗೆದು ಹಾಕಿ ಈ ಬಾರಿ ಟಿಕೆಟ್ ಕೂಡ ನೀಡದೆ ಮೂಲೆಗುಂಪು ಮಾಡಿದರು ಎಂದು ಕಿಡಿಕಾರಿದರು.



ಶಾಸಕ ಸಿ.ಟಿ. ರವಿ ಲಿಂಗಾಯತ ಮತಗಳ ಅನಿವಾರ್ಯತೆ ನಮ್ಮ ಪಕ್ಷಕ್ಕೆ ಇಲ್ಲ ಎಂದು ಹೇಳಿಕೆ ನೀಡುವ ಮೂಲಕ ತಮ್ಮ ಅಜೆಂಡಾವನ್ನು ಬಹಿರಂಗ ಮಾಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವ ಪ್ರಸ್ತಾಪವೇ ಇಲ್ಲ ಎಂದಿದ್ದಾರೆ. ಇವೆಲ್ಲವನ್ನು ಗಮನಿಸಿದರೆ ಬಿಜೆಪಿ ಪಕ್ಷ ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎಂದರೆ ತಪ್ಪಾಗಲಾರದು ಎಂದು ವಿಷಾದಿಸಿದರು.

ಬಿಜೆಪಿಯಲ್ಲಿ ಉಳಿದಿರುವ ಏಕೈಕ ಹಿರಿಯ ಮುಖಂಡರಾದ ವಿಸೋಮಣ್ಣ ಅವರು ಬೇಡ ಬೇಡ ಎಂದಿದ್ದರೂ ವರುಣ ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಇದು ಕೂಡ ಮತ್ತೊಮ್ಮೆ ಲಿಂಗಾಯತ ಮುಖಂಡರನ್ನು ಬಲಿ ಮಾಡುವುದೇ ಬಿಜೆಪಿ ಸಂಚಾಗಿದೆ. ಸಿದ್ದರಾಮಯ್ಯ ಬಸವಣ್ಣರವರ ತತ್ವ ಸಿದ್ಧಾಂತಗಳನ್ನು ನಂಬಿದವರು. ಬಸವ ಜಯಂತಿಯಂದೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ರಾಜ್ಯದ ಎಲ್ಲಾ ಬಸವ ಭವನಗಳ ನಿರ್ಮಾಣಕ್ಕೆ ಕೋಟ್ಯಾಂತರ ರೂ. ಹಣ ಬಿಡುಗಡೆ ಮಾಡಿದರು. ಕಾಂಗ್ರೆಸ್ ಈ ಬಾರಿ 52 ಜನ ಲಿಂಗಾಯತರಿಗೆ ಟಿಕೆಟ್ ನೀಡಿದೆ. ವರುಣ ಕ್ಷೇತ್ರದಲ್ಲಿ ಜಾತ್ಯತೀತ ತತ್ವದಲ್ಲಿ ಸಿದ್ದರಾಮಯ್ಯ ಸೇವೆ ಸಲ್ಲಿಸಿದ್ದಾರೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ವೀರಶೈವ ಮುಖಂಡರಿಗೆ ಹೆಚ್ಚಿನ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದರು.


ನೂರಾರು ಕಾರ್ಯಕರ್ತರು, ವೀರಶೈವ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ವೀರಶೈವ ಮುಖಂಡರಾದ ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ವರುಣಾ ಮಹೇಶ್, ಜಿ.ಪಂ. ಮಾಜಿ ಸದಸ್ಯ ನಂಜಪ್ಪ, ತಾ.ಪಂ. ಮಾಜಿ ಸದಸ್ಯ ಮಹಾದೇವಪ್ಪ, ಪಾಳ್ಯ ಸುರೇಶ್, ಪುಟ್ಟೇಗೌಡನಹುಂಡಿ ಮಹಾದೇವಪ್ಪ, ಭುಗತಗಳ್ಳಿ ನಾಗಣ್ಣ, ದೇವಲಾಪುರ ಮಹೇಶ್, ದಾಸನೂರು ನಾಗೇಶ್, ಹಳ್ಳಿಕೆರೆಹುಂಡಿ ಶಿವಕುಮಾರ್, ಆಲನಹಳ್ಳಿ ಪುಟ್ಟಸ್ವಾಮಿ, ಸಕಳ್ಳಿ ಬಸವರಾಜು, ಗುರುಸ್ವಾಮಿ, ಮಾರ್ಬಳ್ಳಿ ಕುಮಾರ್, ಕಲ್ಮಳ್ಳಿ ಲಿಂಗಣ್ಣ, ಬಿದರಗೂಡು ಬಸವಣ್ಣ, ದೇವಲಾಪುರ ಗುರುಪಾದ, ಅಳಗಂಚಿ ರಮೇಶ್, ಸೋಸಹಳ್ಳಿ, ದೊರೆಸ್ವಾಮಿ, ದಂಡಿಕೆರೆ ನಾಗರಾಜ್, ಚಿಕ್ಕಳ್ಳಿ ಗುರುಮೂರ್ತಿ, ಭುಗತಗಳ್ಳಿ ಮಹಾದೇವಣ್ಣ, ಲಲಿತಾದ್ರಿಪುರ ಮಾದೇಶ್, ಸ್ವಾಮಿ, ಕಲ್ಕುಂದ, ರತ್ನಶೇಖರ, ಅಭಿ, ಸಿದ್ದರಾಮ್ಯಯ ಆಪ್ತ ಕಾರ್ಯದರ್ಶಿ ಎಂ. ರಾಮಯ್ಯ, ಹೀರಾ ನಾಯಕ್, ಲಿಂಗಾಯತ ಸಮುದಾಯದ ಹಿರಿಯ ಕೆಎಎಸ್ ನಿವೃತ್ತ ಅಧಿಕಾರಿ ಸೋಮಶೇಖರಪ್ಪ, ಮಾಜಿ ರಾಜ್ಯಪಾಲರಾಗಿದ್ದ ದಿ.ಬಿ. ರಾಚಯ್ಯರವರ ಅಳಿಯ ಪುಟ್ಟಮಾದಯ್ಯ, ವಕೀಲ ಶಿವಣ್ಣ ಹಾಜರಿದ್ದರು.

ಮೈಸೂರು ಮಿತ್ರ













ಹಾಲಿ ಚಾಂಪಿಯನ್ನರ ವಿರುದ್ಧ ಡೆಲ್ಲಿಗೆ ರೋಚಕ ಜಯ



ಅಹಮದಾಬಾದ್, ಮೇ 2– ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 5 ರನ್‌ಗಳ ರೋಚಕ ಜಯ ಸಾಧಿಸಿದೆ. ಇದರೊಂದಿಗೆ ಗುಜರಾತ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಮುಂದುವರೆದರೇ, ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಕೊನೆ ಸ್ಥಾನದಲ್ಲಿ ಮುಂದುವರೆದಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 130ರನ್‌ಗಳ ಸಾಧಾರಣ ಮೊತ್ತ ದಾಖಲಿಸಿತು. ತಂಡದ ಮೊತ್ತ 23ರನ್ ಆಗುವಷ್ಟರಲ್ಲೇ ಡೆಲ್ಲಿ ಕ್ಯಾಪಿಟಲ್ಸ್ ಪ್ರಮುಖ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಸಾಲ್ಟ್ 0, ನಾಯಕ ವಾರ್ನರ್ 2, ಪ್ರಿಯಾಂ ಗರ್ಗ್ 10, ರೋಸೋ 8, ಮನೀಶ್ ಪಾಂಡೆ 1 ರನ್ ಗಳಿಸಿ ಬಹುಬೇಗ ನಿರ್ಗಮಿಸಿದರು, ಈ ವೇಳೆ 6ನೇ ವಿಕೆಟ್‌ಗೆ ಜೊತೆಯಾದ ಅಕ್ಷರ್ ಪಟೇಲ್ ಹಾಗೂ ಅಮನ್ ಹಕೀಮ್ ಖಾನ್ 50ರನ್‌ಗಳ ಜೊತೆಯಾಟವಾಡುವ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು. ಈ ವೇಳೆ ಉತ್ತಮವಾಗಿ ಆಡುತ್ತಿದ್ದ ಅಕ್ಷರ್ ಪಟೇಲ್ 27ರನ್ ಗಳಿಸಿ ಔಟಾದರು. ಮತ್ತೊಂದೆಡೆ ವಿಕೆಟ್ ಜವಾಬ್ದಾರಿಯುತ ಬ್ಯಾಟಿಂಗ್ ಮಾಡಿದ ಅಮನ್ ಹಕೀಮ್ ಖಾನ್ ತಲಾ 3 ಸಿಕ್ಸರ್, ಬೌಂಡರಿ ಒಳಗೊಂಡ 51ರನ್ ಗಳಿಸಿ ತಂಡದ ಗೌರವಾನ್ವಿತ ಮೊತ್ತಕ್ಕೆ ಕಾರಣರಾದರು. ಉಳಿದಂತೆ ರಿಪ್ಪಲ್ ಪಟೇಲ್ 23ರನ್ ಗಳಿಸಿದರು. ಗುಜರಾತ್ ಪರ ಮೊಹಮ್ಮದ್ ಶಮಿ 4 ವಿಕೆಟ್ ಕಬಳಿಸಿ ಮಿಂಚಿದರೇ, ಮೋಹಿತ್ ಶರ್ಮಾ 2, ರಶೀದ್ ಖಾನ್ 1 ವಿಕೆಟ್ ಪಡೆದರು.

131ರನ್‌ಗಳ ಗುರಿ ಬೆನ್ನತ್ತಿದ ಗುಜರಾತ್ ಆರಂಭ ಕೂಡ ಉತ್ತಮವಾಗಿರಲಿಲ್ಲ. ತಂಡದ ಮೊತ್ತ 32ರನ್ ಆಗುವಷ್ಟರಲ್ಲಿ ಪ್ರಮುಖ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ನಾಯಕನಿಗೆ ತಕ್ಕ ಆಟವಾಡಿದ ಹಾರ್ದಿಕ್ ಪಾಂಡ್ಯ 7 ಬೌಂಡರಿ ಒಳಗೊಂಡ 59 ರನ್ ಸಿಡಿಸಿದರಾದರು ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ಉಳಿದಂತೆ ಅಭಿನವ್ ಮನೋಹರ್ 26, ರಾಹುಲ್ ತೇವಾಟಿಯಾ 7 ಎಸೆತಗಳಲ್ಲಿ 3 ಸಿಕ್ಸರ್ ಒಳಗೊಂಡ 20ರನ್ ಗಳಿಸಿದರು. ಅಂತಿಮವಾಗಿ ಗುಜರಾತ್ ಟೈಟನ್ಸ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 125ರನ್ ಗಳಿಸಲಷ್ಟೇ ಶಕ್ತವಾಗಿ ಸೋಲು ಅನುಭವಿಸಿತು. ಡೆಲ್ಲಿ ಪರ ಖಲೀಲ್ ಅಹಮ್ಮದ್, ಇಶಾಂತ್ ಶರ್ಮಾ ತಲಾ 2, ಕುಲದೀಪ್ ಯಾದವ್ ಹಾಗೂ ಆನ್ರಿಚ್ ತಲಾ ಒಂದೊಂದು ವಿಕೆಟ್ ಉರುಳಿಸಿದರು. ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಅಂಕಪಟ್ಟಿ ವಿವರ

ತಂಡ	ಪಂದ್ಯಗಳು	ಗೆಲುವು	ಸೋಲು	ಡ್ರಾ	ಅಂಕ
ಗುಜರಾತ್	9	6	3	0	12
ರಾಜಸ್ಥಾನ್	9	5	4	0	10
ಲಕ್ನೋ	9	5	4	0	10
ಸಿಎಸ್‌ಕೆ	9	5	4	0	10
ಆರ್‌ಸಿಬಿ	9	5	4	0	10
ಪಂಜಾಬ್	9	5	4	0	10
ಮುಂಬೈ	8	4	4	0	8
ಕೋಲ್ಕತ್ತಾ	9	3	6	0	6
ಎಸ್‌ಆರ್‌ಹೆಚ್	8	3	5	0	6
ಡೆಲ್ಲಿ	9	3	6	0	6




[ಮೇ 3]

ಲಕ್ನೋ V/S ಚೆನ್ನೈ
ಸ್ಥಳ: ಅಟಲ್ ಬಿಹಾರಿ ವಾಜಪೇಯಿ ಕ್ರಿಕೆಟ್ ಮೈದಾನ, ಲಕ್ನೋ
ಸಮಯ: ಮಧ್ಯಾಹ್ನ 3.30

ಪಂಜಾಬ್ V/S ಮುಂಬೈ
ಸ್ಥಳ: ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಕ್ರೀಡಾಂಗಣ, ಮೊಹಾಲಿ
ಸಮಯ: ರಾತ್ರಿ 7.30

ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ

ಮುಂಬಯಿ, ಮೇ 2– ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.



ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ.

ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ 'ಲೋಕ್ ಮಾಜೆ ಸಂಗಟಿ' ಬಿಡುಗಡೆ ಸಮಾರಂಭದಲ್ಲಿ ತಮ್ಮ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಈ ಸುದೀರ್ಘ ರಾಜಕೀಯ ಜೀವನದ ನಂತರ ಅದನ್ನು ಎಲ್ಲೋ ನಿಲ್ಲಿಸುವ ಬಗ್ಗೆ ಯೋಚಿಸಬೇಕು. ವ್ಯಕ್ತಿಗೆ ದುರಾಸೆ ಇರಬಾರದು ಎಂದು ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ನನಗೆ ಮೂರು ವರ್ಷಗಳ ಅಧಿಕಾರವಿದೆ. ನಾನು ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಶರದ್ ಪವಾರ್ ಹೇಳಿದ್ದಾರೆ. 1999 ರಲ್ಲಿ ಪಕ್ಷವನ್ನು ಸ್ಥಾಪಿಸಿದ ಎನ್‌ಸಿಪಿ ಮುಖ್ಯಸ್ಥ ಪವಾರ್, ನಾನು ನನ್ನ ರಾಜಕೀಯ ಜೀವನವನ್ನು ಮೇ 1, 1960 ರಂದು ಪ್ರಾರಂಭಿಸಿದೆ. ನಿನ್ನೆ ನಾವು ಮೇ ದಿನವನ್ನು ಆಚರಿಸಿದ್ದೇವೆ ಇಂದು ನನ್ನ ನಿರ್ಧಾರ ಪ್ರಕಟಿಸಿದ್ದೇನೆ ಎಂದಿದ್ದಾರೆ.

ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಶರದ್ ಪವಾರ್ ತಮ್ಮ ನಿರ್ಧಾರವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು. ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳದ ಹೊರತು ಸ್ಥಳದಿಂದ ಹೊರಬರುವುದಿಲ್ಲ ಎಂದು ಬೆದರಿಕೆ ಹಾಕಿದರು.

ಈ ವೇಳೆ ಮಾತನಾಡಿದ ಶರದ್ ಪವಾರ್, ನಾನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುತ್ತಿದ್ದರೂ, ಸಾರ್ವಜನಿಕ ಜೀವನದಿಂದ ನಿವೃತ್ತಿಯಾಗುತ್ತಿಲ್ಲ. ನಿರಂತರ ಪ್ರಯಾಣ ನನ್ನ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿದೆ. ಸಾರ್ವಜನಿಕ ಕಾರ್ಯಕ್ರಮಗಳು, ಸಭೆಗಳಲ್ಲಿ ಭಾಗವಹಿಸುವುದನ್ನು ಮುಂದುವರಿಸುತ್ತೇನೆ. ನಾನು ಪುಣೆ, ಮುಂಬೈ, ಬಾರಾಮತಿ, ದೆಹಲಿ ಅಥವಾ ಭಾರತದ ಯಾವುದೇ ಭಾಗದಲ್ಲಿದ್ದರೂ, ನಾನು ಎಂದಿನಂತೆ ನಿಮ್ಮೆಲ್ಲರಿಗೂ ಸಿಗುತ್ತಿರುತ್ತೇನೆ ಎಂದು ಶರದ್ ಪವಾರ್ ಎನ್‌ಸಿಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.



ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹಾಗೂ ಶ್ರೀಮತಿ ಪ್ರೇಮಕೃಷ್ಣ ಅವರ ವಿವಾಹ ವಾರ್ಷಿಕೋತ್ಸವ ಮತ್ತು ಎಸ್.ಎಂ.ಕೃಷ್ಣ ಅವರ ಜನುಮ ದಿನದ ಹಿನ್ನೆಲೆಯಲ್ಲಿ ಮೈಸೂರಿನ ಮಾಜಿ ಪೊಲೀಸ್ ಕಮಿಷನರ್ ಚಂದ್ರಶೇಖರ್, ವಿಕ್ರಾಂತ ಪಿ.ದೇವೇಗೌಡ, ಎಪಿಎನ್ ಪ್ರಾಪರ್ಟೀಸ್ ಮಾಲೀಕ ಎ.ಪಿ. ನಾಗೇಶ್, ಉದ್ಯಮಿ ಮಾದೇವ, ಶ್ರೀನಿವಾಸ್ ದೇವೇಗೌಡ ಕೃಷ್ಣ ದಂಪತಿ ಅಭಿನಂದಿಸಿ, ಶುಭಾಶಯ ಕೋರಿದರು.



ಚಾಮರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಲ್.ನಾಗೇಂದ್ರ ದೇವರಾಜ ಮೊಹಲ್ಲಾದಲ್ಲಿ ಪಾದಯಾತ್ರೆ ಮೂಲಕ ಮತ ಯಾಚಿಸಿದರು. ಈ ವೇಳೆ ಮಾಜಿ ಕಾರ್ಪೋರೇಟರ್ ಪ್ರಶಾಂತ್ ಗೌಡ ಇತರರಿದ್ದಾರೆ.

ಮಕ್ಕಳಿಗೆ ಬಾಲ್ಯದ ಸಹಜ ಅನುಭವ ನೀಡುವ ವಿಷಯಗಳೇ ಶಿಕ್ಷಣದ ಭಾಗವಾಗಬೇಕು

● ನೃತ್ಯ ಕಲಾವಿದೆ ಶಾಂತಲ ವಟ್ಟಂ ಪ್ರತಿಪಾದನೆ ● ನೈಪುಣ್ಯದಲ್ಲಿ 'ಬೇಸಿಗೆ ಬಂಡಿ' ಬೇಸಿಗೆ ಶಿಬಿರದ ಯಶಸ್ವಿ ಸಮಾರೋಪ

ಮೈಸೂರು, ಮೇ 2(ಎಸ್‌ಬಿಡಿ)– ಬಾಲ್ಯದ ಸಹಜ ಅನುಭವ ಮೂಡಿಸುವ ಕಾರ್ಯಕ್ರಮಗಳು ಶಿಕ್ಷಣದ ಭಾಗವಾಗಬೇಕು ಎಂದು ಸಂಗೀತ ಹಾಗೂ ನೃತ್ಯ ಕಲಾವಿದೆ ಶಾಂತಲ ವಟ್ಟಂ ಅಭಿಪ್ರಾಯಿಸಿದರು.

ಮೈಸೂರಿನ ನೈಪುಣ್ಯ ಸ್ಕೂಲ್ ಆಫ್ ಎಕ್ಸ್‌ಲೆನ್ಸ್ ಸಂಸ್ಥೆಯಲ್ಲಿ ಆಯೋಜಿಸಿದ್ದ 'ಬೇಸಿಗೆ ಬಂಡಿ' ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಪೀಳಿಗೆಯ ಮಕ್ಕಳು ಬಾಲ್ಯದ ಸಹಜ ಅನುಭವ ಹಾಗೂ ಅದರ ಆಸ್ವಾದನೆಯಿಂದ ವಂಚಿತರಾಗುತ್ತಿದ್ದಾರೆ. ಬಾಲ್ಯ ಮೀರಿದ ಬಳಿಕ ಕೊರಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹಾಗಾಗಿ ಬಾಲ್ಯದ ಸಹಜ ಅನುಭವ ಮೂಡಿಸುವ ಕಾರ್ಯಕ್ರಮಗಳು ಶಿಕ್ಷಣದ ಭಾಗವಾಗಬೇಕು. ಆಗ ಮಾತ್ರ ಅದು ನೈಜ ಶಿಕ್ಷಣವೆನಿಸಿಕೊಳ್ಳಲಿದೆ ಎಂದರು.

ದಶಕಗಳ ಹಿಂದೆ ಮಕ್ಕಳಿಗೆ ಯಾವುದೇ ರೀತಿಯ ಶಿಬಿರಗಳು ಇರುತ್ತಿರಲಿಲ್ಲ. ಜೀವನ ಶೈಲಿಯ ಜೊತೆಗೆ ಎಲ್ಲವೂ ಬದಲಾಗುತ್ತಿದೆ. ಸುಂದರ ಬದುಕಿಗೆ ಅಡಿಪಾಯ ಹಾಕುತ್ತಿದ್ದ ನಮ್ಮ ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿವೆ. ಪರಿಣಾಮ ಮಕ್ಕಳ ಸಹಜ ಬಾಲ್ಯ ಸುಖದಿಂದ ವಂಚಿತರಾಗುತ್ತಿದ್ದಾರೆ. ಪಟ್ಟಣ ಪ್ರದೇಶಗಳಲ್ಲಂತೂ ಮಕ್ಕಳು ಯಾಂತ್ರಿಕ ಬದುಕಿನಲ್ಲಿ ಸಿಲುಕಿದ್ದಾರೆ. ತಂತ್ರಜ್ಞಾನ ಆಧಾರಿತ ಮನರಂಜನೆಗಳ ಮೇಲೆ ಅವಲಂಭಿತರಾಗಿದ್ದಾರೆ. ಸಹಜ ಬೆಳವಣಿಗೆ ಹಾಗೂ ಆತ್ಮವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಬಾಲ್ಯದ ಅನುಭವ ನೀಡುವ ಬೇಸಿಗೆ ಶಿಬಿರಗಳನ್ನು ಅನಿವಾರ್ಯವಾಗಿ ಆಶ್ರಯಿಸುವಂತಾಗಿದೆ ಎಂದು ತಿಳಿಸಿದರು.



ಗಳಿಕೆ ಉದ್ದೇಶದಿಂದ ಆಯೋಜಿಸುವ ಶಿಬಿರಗಳಲ್ಲಿ ಯಾವುದೇ ಬದ್ಧತೆ ಇರುವುದಿಲ್ಲ. ಮಕ್ಕಳಿಗೆ ಅವಶ್ಯವಿರುವ ಕಾರ್ಯಕ್ರಮಗಳ ಜೋಡಣೆ ಮಾಡಿರುವುದಿಲ್ಲ. ಆದರೆ ಮಕ್ಕಳ ಖುಷಿ, ಬೆಳವಣಿಗೆ ದೃಷ್ಟಿಯಿಂದ ವಾಣಿಜ್ಯ ಸ್ಪರ್ಶಕ್ಕೆ ಅವಕಾಶ ನೀಡದೆ ನೈಪುಣ್ಯ ಶಿಕ್ಷಣ ಸಂಸ್ಥೆ 'ಬೇಸಿಗೆ ಬಂಡಿ' ಆಯೋಜಿಸಿದೆ. ದೇಶೀಯ ಕ್ರೀಡೆ, ಗ್ರಾಮೀಣ ಕಲ್ಪನೆಯ ಕಾರ್ಯಕ್ರಮ, ರಂಗಭೂಮಿ ನಾಟಕ, ಹಾಡುಗಾರಿಕೆ ಇನ್ನಿತರ ಚಟುವಟಿಕೆಗಳ ಮೂಲಕ ಉತ್ತಮ ಕಲಿಕೆ ಕಲ್ಪಿಸಿರುವುದು ಶ್ಲಾಘನಾರ್ಹ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ 'ಬೇಸಿಗೆ ಬಂಡಿ'ಯ ಮಕ್ಕಳು ಶಿಬಿರದಲ್ಲಿ ತಯಾರಿಸಿದ ಕಲಾಕೃತಿ ಹಾಗೂ ಉಪಯುಕ್ತ ವಸ್ತುಗಳನ್ನು ಪ್ರದರ್ಶಿಸಿದರಲ್ಲದೆ, ಸಮೂಹ ಗಾಯನ, ಆಕರ್ಷಕ ನೃತ್ಯ ಪ್ರಸ್ತುತಪಡಿಸಿದರು. ಪ್ರಸಿದ್ಧ ಕವಿ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಅವರ 'ಕುಣಿ, ಕುಣಿ ನವಿಲೆ' ನಾಟಕವನ್ನು ರಾಜೇಶ್ ಮಾಧವನ್ ತಂಡದ ನಿರ್ದೇಶನದಲ್ಲಿ ಪ್ರದರ್ಶಿಸಿ, ಮೆಚ್ಚುಗೆ ಪಡೆದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಆರ್.ರಘು, ಪ್ರಾಂಶುಪಾಲೆ ಶೋಭಿತ ಆರಾಧ್ಯ, ಶಿಬಿರ ಸಂಯೋಜಕಿ ಡಾ.ಶಾಲಿನಿ ಮತ್ತಿತರರು ಉಪಸ್ಥಿತರಿದ್ದರು.




ಸಂಸದ ಪ್ರತಾಪ್‌ಸಿಂಹ ವಿರುದ್ಧ ಡಿಸಿಗೆ ದೂರು

ಮೈಸೂರು, ಮೇ 2(ಎಂಕೆ)– ಕೋಮು ಗಲಭೆ ಸೃಷ್ಟಿಸುವಂತಹ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕ್ರಮಕೈಗೊಳ್ಳುವಂತೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಜಿಲ್ಲಾ ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ. ಏ.28ರಂದು ಖಾಸಗಿ ಚಾನೆಲ್‌ವೊಂದರಲ್ಲಿ ಸಂಸದ ಪ್ರತಾಪ್ ಸಿಂಹ ಅವರು, ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ವಜಾತಿಯವರನ್ನೇ ಎತ್ತಿಕಟ್ಟಿ ಬೇರೆ ಜಾತಿ ಜನರ ಮೇಲೆ ಗಲಾಟೆ ಮಾಡಿಸುತ್ತಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ.

ಈ ಮೂಲಕ ಇತರೆ ಸಮುದಾಯದವರನ್ನು ಕುರುಬ ಸಮುದಾಯದ ಮೇಲೆ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದು, ವರುಣಾ ಕ್ಷೇತ್ರದಲ್ಲಿ ಕೋಮು ಸೌಹಾರ್ದತೆಯನ್ನು ಹಾಳು ಮಾಡಿ, ಕೋಮು ಗಲಭೆ ಸೃಷ್ಟಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಅವರ ವಿರುದ್ಧ ಕ್ರಮಕೈಗೊಳ್ಳುವಂತೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿ ಎಂ.ಎ.ಕಮಲ ದೂರಿನಲ್ಲಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ಮೊಮ್ಮಗ ಅರುಣ್ ಗಾಂಧಿ ವಿಧಿವಶ

ಮುಂಬೈ, ಮೇ 2– ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89) ಅನಾರೋಗ್ಯದಿಂದ ಇಂದು ಮಹಾ ರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕ ಮತ್ತು ಸಾಮಾಜಿಕ–ರಾಜಕೀಯ ಕಾರ್ಯಕರ್ತರಾದ ಅರುಣ್ ಗಾಂಧಿ ಏಪ್ರಿಲ್ 14, 1934 ರಂದು ಡರ್ಬನ್‌ನಲ್ಲಿ ಮಣಿಲಾಲ್ ಗಾಂಧಿ ಮತ್ತು ಸುಶೀಲಾ ಮಶ್ರುವಾಲಾ ದಂಪತಿಯ ಮಗನಾಗಿ ಜನಿಸಿದರು. ಮೃತರ ಅಂತ್ಯಕ್ರಿಯೆ ಸಂಜೆ ಕೊಲ್ಲಾಪುರ ಜಿಲ್ಲೆಯ ಕರ್ವೀರ್, ನಂದವಾಲ್ ರಸ್ತೆಯಲ್ಲಿರುವ ಗಾಂಧಿ ಫೌಂಡೇಶನ್ ಆವರಣದಲ್ಲಿ ನಡೆಯಿತು ಎಂದು ತಿಳಿದು ಬಂದಿದೆ.



ಮಾವಿನ ಹಣ್ಣಿನ ಬಾಕ್ಸ್‌ನಲ್ಲಿ ಕೋಟಿ ರೂ. ಹಣ : ವಿಡಿಯೋ ವೈರಲ್.!

ಮೈಸೂರು, ಮೇ 2– ಮಾವಿನ ಹಣ್ಣಿನ ಬಾಕ್ಸ್‌ನಲ್ಲಿದ್ದ ಒಂದು ಕೋಟಿ ರೂ. ಹಣವನ್ನು ಮೈಸೂರಿನಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂಬ ವಿಡಿಯೋ ವೈರಲ್ ಆಗಿದೆ. ಮನೆಯ ಹೊರ ಆವರಣದ ಮರದಲ್ಲಿದ್ದ ಬಾಕ್ಸ್ ಪರಿಶೀಲಿಸಿದ ಅಧಿಕಾರಿ, ಇದೇನು ಕ್ಯಾಶ್ ಅಲ್ಲವೇ, ಯಾರು ಇಟ್ಟಿದ್ದು ಎಂದು ಪ್ರಶ್ನಿಸಿರುವುದು ಹಾಗೂ ಮನೆಯೊಳಗೆ ಬಾಕ್ಸ್ ಓಪನ್ ಮಾಡಿ ಹಣ ಎಣಿಸಿರುವ ವಿಡಿಯೋ ವೈರಲ್ ಆಗಿದೆ. ಐಟಿ ಅಧಿಕಾರಿಗಳು ಸೋಮವಾರ ಸಂಜೆ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ.



ಭಜರಂಗ ದಳ ನಿಷೇಧಿಸುವ ಪ್ರಸ್ತಾಪಕ್ಕೆ ಹಿಂದು ಜಾಗರಣ ವೇದಿಕೆ ಖಂಡನೆ

ಮೈಸೂರು, ಮೇ 2– ಭಜರಂಗ ದಳ ಸಂಘಟನೆಯನ್ನು ನಿಷೇಧಿಸುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ತಿಳಿಸಿರುವುದನ್ನು ಹಿಂದು ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದೆ.

ಕಾನೂನಿನ ಚೌಕಟ್ಟಿನಡಿ ರಚನೆಯಾಗಿ ಸೇವಾ–ಸುರಕ್ಷಾ–ಸಂಸ್ಕಾರ ಧ್ಯೇಯದೊಂದಿಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಭಜರಂಗದಳವನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿರುವುದು ಖಂಡನಾರ್ಹ. ಭಜರಂಗದಳ ಸೇರಿದಂತೆ ಹಿಂದುಪರ ಸಂಘಟನೆಗಳು ರಾಷ್ಟ್ರದ ಹಿತಕ್ಕಾಗಿಯೇ ಕಾರ್ಯನಿರ್ವಹಿಸುತ್ತವೆ. ಕಾರ್ಯಕರ್ತರು, ಸಾಮಾಜಿಕ ಜಾಗೃತಿ, ಹಿಂದು ಧಾರ್ಮಿಕ ಕೇಂದ್ರಗಳ ರಕ್ಷಣೆ, ಗೋರಕ್ಷಣೆ ಜೊತೆಗೆ ಪ್ರವಾಹ, ಕೊರೊನಾ ಇನ್ನಿತರ ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಜೀವದ ಹಂಗು ತೊರೆದು ಶ್ರಮಿಸುವುದನ್ನು ವಿಶ್ವವೇ ಗಮನಿಸಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಕಾಂಗ್ರೆಸ್‌ನ ಸಿದ್ರಾಮಯ್ಯನವರು ಪಿಎಫ್‌ಐ ಸಂಘಟನೆಯವರ ಮೇಲಿನ 175 ಕ್ರಿಮಿನಲ್ ಕೇಸ್‌ಗಳನ್ನು ವಾಪಸ್ ಪಡೆಯುವ ಮೂಲಕ ಹಿಂದು ವಿರೋಧಿ ಮಾನಸಿಕತೆಯನ್ನು ತೆರೆದಿಟ್ಟಿದ್ದರು. ಆದರೆ ಕೇಂದ್ರ ಸರ್ಕಾರ ಆ ಸಂಘಟನೆಯನ್ನೇ ನಿಷೇಧಿಸುವ ಕಠಿಣ ಕ್ರಮ ಕೈಗೊಂಡಿತು. ಇದೀಗ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್, ಒಂದು ಕೋಮಿನ ಮತ ಬ್ಯಾಂಕ್‌ಗಾಗಿ ತಿಣುಕಾಡುತ್ತಿದೆ. ಈ ಹಿಂದೆಯೂ ಅಯೋಧ್ಯ ಶ್ರೀರಾಮ ಮಂದಿರ ನಿರ್ಮಾಣದ ವಿರುದ್ಧವೇ ಧ್ವನಿ ಎತ್ತಿದ್ದ ಕಾಂಗ್ರೆಸ್, ಇದೀಗ ಶ್ರೀರಾಮ ಭಕ್ತರ ಸೇನೆ ಭಜರಂಗದಳ ನಿಷೇಧಿಸುವುದಾಗಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವ ಮೂಲಕ ಹಿಂದು ವಿರೋಧಿ ಮಾನಸಿಕತೆಗೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ. ಕೂಡಲೇ ಈ ವಿಷಯವನ್ನು ತೆರವುಗೊಳಿಸಬೇಕು ಎಂದು ವೇದಿಕೆಯ ಪ್ರಾಂತ ಸಂಚಾಲಕರಾದ ಥೋ. ಕೇಶವಮೂರ್ತಿ ಹಾಗೂ ಅಯ್ಯನಗೌಡ ಹೇರೂರ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರದಿಂದ ಮಾರಕ ಕೃಷಿ ನೀತಿ ಜಾರಿ

ಕಾಂಗ್ರೆಸ್ ಒಕ್ಕಲಿಗ ಸಮುದಾಯದ ಸಭೆಯಲ್ಲಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ತೀವ್ರ ವಾಗ್ದಾಳಿ

ಮೈಸೂರು, ಮೇ 2(ಆರ್‌ಕೆ)–ರೈತರನ್ನು ಸಾಲದ ಸುಳಿಗೆ ಸಿಲುಕಿಸಿರುವ ಬಿಜೆಪಿ ಸರ್ಕಾರ ಮಾರಕವಾದ ಕೃಷಿ ನೀತಿ ಜಾರಿಗೊಳಿಸಿ ಅನ್ನದಾತನನ್ನು ಸಂಕಷ್ಟಕ್ಕೆ ದೂಡಿದೆ ಎಂದು ವರುಣ ಕ್ಷೇತ್ರದ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಇಂದಿಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರುಣ ವಿಧಾನಸಭಾ ಕ್ಷೇತ್ರದ ರಂಗಸಮುದ್ರದಲ್ಲಿರುವ ಸುಮಂಗಲಿ ಕನ್ವೆನ್ಷನ್ ಹಾಲ್‌ನಲ್ಲಿ ಏರ್ಪಡಿಸಿದ್ದ ಒಕ್ಕಲಿಗ ಸಮುದಾಯದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಒಕ್ಕಲಿಗ ಸಮುದಾಯವು ಕೃಷಿಯನ್ನೇ ಅವಲಂಬಿಸಿದೆ. ಆದರೆ ಬಿಜೆಪಿ ಸರ್ಕಾರ ರೈತರಿಗೆ ಮಾರಕ ವಾದ ಕೃಷಿ ನೀತಿ ಜಾರಿಗೆ ತಂದು ಒಕ್ಕಲುತನವನ್ನೇ ನಾಶ ಮಾಡಲು ಹೊರಟಿರುವುದನ್ನು ರೈತರು ಮರೆಯುವಂತಿಲ್ಲ ಎಂದು ಅವರು ನುಡಿದರು.

ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ರೈತ ಸಮುದಾಯವನ್ನು ಸಾಲದ ಸುಳಿವಿಗೆ ಸಿಲುಕಿಸಿರುವುದರಿಂದ ರಾಜ್ಯದ ಎಲ್ಲಾ ರೈತ ಸಂಘಟನೆಗಳು ಸಿದ್ದರಾಮಯ್ಯರ ಬೆಂಬಲಕ್ಕೆ ನಿಂತಿವೆ. ಸಿದ್ದರಾಮಯ್ಯ ಸಹ ಸರ್ಕಾರದಿಂದಲೇ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಲು ಆದೇಶ ಮಾಡಿದ್ದಲ್ಲದೆ,



ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಟ್ಟರು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮೂಲಕ ಒಕ್ಕಲಿಗರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಡಾ. ಯತೀಂದ್ರ ನುಡಿದರು.

ಮೇಲ್ಜಾತಿಯವರಿಗೆ ಮಾತ್ರ ಸೀಮಿತವಾಗಿರುವ ಬಿಜೆಪಿ ಪಕ್ಷದ ನಿಜವಾದ ಮುಖ ಆರ್‌ಎಸ್‌ಎಸ್ ಆಗಿದೆ ಅಲ್ಲಿ ಅತ್ಯುನ್ನತ ಸ್ಥಾನಗಳನ್ನು ಕೆಲವೇ ಸಮುದಾಯದವರಿಗೆ ಮಾತ್ರ ನೀಡಲಾಗುತ್ತದೆ. ಉಳಿದವರು ಆ ಪಕ್ಷ ಹೇಳಿದಂತೆ ಕೇಳಿಕೊಂಡಿರಬೇಕು. ಶೂದ್ರ ಸಮುದಾಯಗಳಿಗೆ ಅಲ್ಲಿ ಎಂದೂ ಉನ್ನತ ಸ್ಥಾನ ಸಿಗುವುದಿಲ್ಲ. ಅದೇ ಕಾರಣಕ್ಕೆ ಲಿಂಗಾಯತ ಸಮುದಾಯದವರಿಗೆ ಟಿಕೆಟ್ ನೀಡದೇ ಪಕ್ಷ ತೊರೆಯುವಂತೆ ಮಾಡಲಾಗಿದೆ ಎಂದು ಅವರು ಬಿಜೆಪಿ ವಿರುದ್ಧ ಡಾ. ಯತೀಂದ್ರ ತೀವ್ರ ವಾಗ್ದಾಳಿ ಮಾಡಿದರು.

ತಮ್ಮ ಜೊತೆ ಕೈಜೋಡಿಸುವ ಯಾವುದೇ ಪಕ್ಷ ಬೆಳೆಯಲು ಬಿಜೆಪಿ ಬಿಟ್ಟಿಲ್ಲ. ಜೆಡಿಎಸ್ ಪಕ್ಷ ಸಹ ಬಿಜೆಪಿಗೆ ಸಹಕಾರ ನೀಡುತ್ತಿದೆ. ತನ್ನ ಪಕ್ಷದ ಅಭ್ಯರ್ಥಿ ನಿಲ್ಲಿಸಿ ಅವರ ಪರ ಕೆಲಸ ಮಾಡುವುದನ್ನು ಬಿಟ್ಟು ವರುಣದಲ್ಲಿ ಬಿಜೆಪಿಗೆ ಮತ ಹಾಕಿ ಎಂದು ಪ್ರಚಾರ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ತಮ್ಮ ಗೆಲುವಿಗೆ ಶ್ರಮಪಟ್ಟರೆ ಅದನ್ನು ಒಪ್ಪಬಹುದು. ಆದರೆ ಇನ್ನೊಬ್ಬರ ಸೋಲಿಸಲು ಪ್ರಯತ್ನಿಸುವುದು ಸರಿಯೆ? ಎಂದು ಪ್ರಶ್ನಿಸಿದರು.

ಜೆಡಿಎಸ್ ಪಕ್ಷ ಮಾಡುತ್ತಿರುವುದು ದ್ವೇಷದ ರಾಜಕಾರಣವಾಗಿದ್ದು, ಅಧಿಕಾರಕ್ಕೆ ಬಂದರೆ ಬಿಜೆಪಿ ಕೇವಲ ಕಾಂಗ್ರೆಸ್ ಅಷ್ಟೇ ಅಲ್ಲದೇ ಜೆಡಿಎಸ್ ಅನ್ನೂ ಮುಗಿಸಲು ಯತ್ನಿಸುತ್ತದೆ. ಅದು ಆ ಪಕ್ಷದ ಅಜೆಂಡಾ ಸಹ ಆಗಿದೆ. ಎಲ್ಲಾ ಪಕ್ಷಗಳನ್ನೂ ಮೂಲೆಗುಂಪು ಮಾಡಿ ವಿರೋಧ ಪಕ್ಷವೇ ಇಲ್ಲದಂತೆ ಮಾಡುವ ಮೂಲಕ ಬಿಜೆಪಿ ಸರ್ವಾಧಿಕಾರಿಯಂತಿರಲು ಪ್ರಯತ್ನಿಸುತ್ತಿದೆ ಎಂದು ಡಾ. ಯತೀಂದ್ರ ತಿಳಿಸಿದರು.

ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ಮಾತನಾಡಿ, ಮುಖ್ಯಮಂತ್ರಿ ಯಾಗಿದ್ದಾಗ ಸಿದ್ದರಾಮಯ್ಯ ಅವರು ಒಕ್ಕಲಿಗ ಸಮುದಾಯ ಸೇರಿದಂತೆ ಎಲ್ಲಾ ಹಿಂದುಳಿದ ವರ್ಗದವರ ಹಿತ ಕಾಯ್ದಿದ್ದಾರೆ. ಅವರು ನೀಡಿದ ಹಲವು ಯೋಜನೆಗಳಿಂದಾಗಿ ಅನೇಕ ಸಮಾಜಗಳು ಆರ್ಥಿಕ ಸಂಕಷ್ಟದಿಂದ ಹೊರಗೆ ಬಂದಿವೆ. ಬಡವರು, ಹಿಂದುಳಿದವರ ಪರವಾಗಿರುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನಾವೆಲ್ಲಾ ಕಾಂಗ್ರೆಸ್ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ.ಜೆ.ವಿಜಯ ಕುಮಾರ್, ಮುಖಂಡರಾದ ಮಂಜುಳಾ ಮಾನಸ, ವಜ್ರೇಗೌಡ, ಎಂ.ಲಕ್ಷ್ಮಣ, ಸುನೀತಾ ವೀರಪ್ಪಗೌಡ, ಎಸ್.ಕೃಷ್ಣಪ್ಪ, ವೈ.ಎನ್.ಶಂಕರೇಗೌಡ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜನತೆ ಕಲ್ಯಾಣಕ್ಕಾಗಿ ಕಾಂಗ್ರೆಸ್‌ಗೆ ಅಧಿಕಾರ ನೀಡಿ

ತಂದೆ, ಮಾಜಿ ಸಿಎಂ ಸಿದ್ದರಾಮಯ್ಯ ಪರ ಶಾಸಕ ಡಾ.ಯತೀಂದ್ರ ಪ್ರಚಾರ



ತಿ.ನರಸೀಪುರ, ಮೇ 2– ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಪ್ರಸ್ತುತ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವುದು ಸೂಕ್ತವಾಗಿದ್ದು, ಭ್ರಷ್ಟ ಸರ್ಕಾರ ಕಿತ್ತೊಗೆದು ಜನಪರ ಕಾಳಜಿಯ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡುವಂತೆ ಶಾಸಕ ಡಾ.ಯತೀಂದ್ರ ಮನವಿ ಮಾಡಿದರು.

ವರುಣ ಕ್ಷೇತ್ರ ವ್ಯಾಪ್ತಿಗೊಳಪಡುವ ಪಟ್ಟಣದ ಇಂದಿರಾ ಕಾಲೋನಿ 11ನೇ ವಾರ್ಡ್‌ನ ಪುರಸಭಾ ವ್ಯಾಪ್ತಿಯಲ್ಲಿ ತಮ್ಮ ತಂದೆ ಸಿದ್ದರಾಮಯ್ಯ ಪರ ಪಾದಯಾತ್ರೆ ಮೂಲಕ ಮತಯಾಚಿಸಿ ಮಾತನಾಡಿದ ಅವರು, ನಮ್ಮ ತಂದೆ ಸಿದ್ದರಾಮಯ್ಯನವರು ತಮ್ಮ ರಾಜಕೀಯ ಜೀವನದ ಕೊನೆ ಚುನಾವಣೆ ಎದುರಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಅತ್ಯಧಿಕ ಮತಗಳಿಂದ ಗೆಲ್ಲಿಸುವ ಮೂಲಕ ಗೌರವಯುತವಾಗಿ ಚುನಾವಣಾ ರಾಜಕೀಯದಿಂದ ನಿವೃತ್ತರಾಗಲು ಜನರು ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ರಾಜ್ಯದ ಬಿಜೆಪಿ ಸರ್ಕಾರ ಎಸ್‌ಐ ಹಗರಣ, ಬಿಟ್ ಕಾಯಿನ್ ಹಗರಣ, ಸ್ಯಾಂಟ್ರೋ ರವಿ ಹಗರಣ ಮೂಲಕ ರಾಜ್ಯವನ್ನು ಲೂಟಿ ಮಾಡಿ 40 ಪರ್ಸೆಂಟೇಜ್ ಸರ್ಕಾರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ದೊಡ್ಡ ದೊಡ್ಡ ಶ್ರೀಮಂತರು ಕಟ್ಟುವ ಕಾರ್ಪೋರೇಟ್ ಟ್ಯಾಕ್ಸ್ ನಲ್ಲಿ ಶೇ.10 ರಷ್ಟು ಕಡಿಮೆ ಮಾಡಿದ್ದರಿಂದ ಕೇಂದ್ರ ಸರ್ಕಾರಕ್ಕೆ ಲಕ್ಷ ಕೋಟಿ ರೂ. ನಷ್ಟ ಉಂಟಾಗುತ್ತಿದೆ. ಆದರೆ ಜನ ಸಾಮಾನ್ಯರ ಮೇಲೆ ವಿಧಿಸಲಾಗುವ ಜಿಎಸ್‌ಟಿ ತೆರಿಗೆ ಮಾತ್ರ ಹೆಚ್ಚು ಮಾಡುತ್ತಿರುವುದರಿಂದ ಜನ ಸಾಮಾನ್ಯರು ಬಳಸುವ ದೈನಂದಿನ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಹಾಗಾಗಿ ಬಿಜೆಪಿ ಆಡಳಿತದಲ್ಲಿ ಜನಸಾಮಾನ್ಯರು ಬದುಕುವುದೇ ಕಷ್ಟವಾಗಿದೆ ಎಂದು ದೂರಿದರು.

ಪುರಸಭಾ ಅಧ್ಯಕ್ಷ ಟಿ.ಎಂ.ನಂಜುಂಡಸ್ವಾಮಿ, ಸದಸ್ಯ ಎಲ್.ಮಂಜುನಾಥ್, ಸೈಯದ್ ಅಹ್ಮದ್, ಬೆನಕಹಳ್ಳಿ ನಟರಾಜು, ಹೆಮಂತ್, ಶ್ರೀಕಂಠ, ಹೈದರಾಲಿ, ಪಾಷಾ, ಮುನ್ನ ಅಕ್ಬರ್, ಶಕೀಲ್, ರಂಗಸ್ವಾಮಿ, ಕೃಷ್ಣ ವಿನೋದ್ ಕುಮಾರ್, ಸೋಮಣ್ಣ, ಕುಮಾರಸ್ವಾಮಿ, ಶಾಂತ, ದೇಮಾಜು, ಗಿರೀಶ್, ಸವಿತಾ ಸಮಾಜ ನಾಗೇಂದ್ರ ಆನಂದ್, ಶಿವಣ್ಣ, ಸ್ವಾಮಿ, ನವೀನ, ಪಿಗ್ಮಿ ನಂಜಯ್ಯ, ಪೂಜಾರಿ ರೇವಣ್ಣ, ಮಹಿಳಾ ಸಂಘದ ಮಹದೇವಮ್ಮ ಇತರರಿದ್ದರು.

ಯಾವುದೇ ಆಮಿಷಕ್ಕೆ ಒಳಗಾಗದೆ ಕಾಂಗ್ರೆಸ್‌ಗೆ ಮತ ನೀಡಲು ಮನವಿ



ಹುಣಸೂರು, ಮೇ 2– ಕ್ಷೇತ್ರದ ಮತದಾರರು ವಿಪಕ್ಷಗಳ ಆಮಿಷಗಳಿಗೆ ಒಳಗಾಗದೆ ಕಾಂಗ್ರೆಸ್‌ಗೆ ಮತ ನೀಡುವಂತೆ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು.

ಹನಗೋಡು ಹೋಬಳಿಯ ಹೆಮ್ಮಿಗೆ, ನಿಲುವಾಗಿಲು, ತಿಪ್ಪಲಾಪುರ, ತಮ್ಮಡಹಳ್ಳಿಯ ಆದಿಜಾಂಬವ ಕಾಲೋನಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಶಾಸಕ ಹೆಚ್.ಪಿ.ಮಂಜುನಾಥ್ ಪರ ಮತಯಾಚಿಸಿ ಮಾತನಾಡಿ, ಪರಿಶಿಷ್ಟ ಜಾತಿ, ವರ್ಗದ ಜನರಿಗೆ ಕಾಂಗ್ರೆಸ್ ಪಕ್ಷ ಆಶ್ರಯದಾತವಾಗಿದ್ದು, ಸಂವಿಧಾನದ ಅಡಿ ಶಿಕ್ಷಣ, ಉದ್ಯೋಗ, ಮೀಸಲಾತಿ, ರಾಜಕೀಯ ಸ್ಥಾನಮಾನ ಸೇರಿದಂತೆ ಸಾಮಾಜಿಕ ಹಾಗೂ ಆರ್ಥಿಕವಾಗಿ ಬಲವರ್ಧನೆ ಮಾಡಿದ್ದು ನಾವು ಮರೆಯುವ ಹಾಗಿಲ್ಲ. ಅಲ್ಲದೆ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸರ ನಂತರ ಸಿದ್ದರಾಮಯ್ಯನವರು ದೀನ ದಲಿತರು, ಬಡವರು, ಅಲ್ಪ ಸಂಖ್ಯಾತರು, ಪರಿಶಿಷ್ಟ ಜಾತಿ, ಪಂಗಡಗಳಿಗೆ ವಿಶೇಷ ಯೋಜನೆ ಜಾರಿಗೆ ತಂದು ಅನುಕೂಲ ಕಲ್ಪಿಸಿದ್ದಾರೆ. ಆದರೆ ಬಿಜೆಪಿ ಸರ್ಕಾರ ಒಂದೇ ಒಂದು ಒಳ್ಳೆಯ ಯೋಜನೆ ಜಾರಿಗೆ ತರುವಲ್ಲಿ ವಿಫಲವಾಗಿದೆ. ಪ್ರತಿಯೊಂದು ಆಹಾರ ಪದಾರ್ಥಗಳ ಮೇಲೂ ತೆರಿಗೆ ಹಾಕಿರುವುದರಿಂದ ಜನ ಸಾಮಾನ್ಯರು ಜೀವನ ನಡೆಸುವುದೇ ದುಸ್ತರವಾಗಿದೆ. ಹೀಗಾಗಿ ಕ್ಷೇತ್ರದ ಪ್ರತಿಯೊಬ್ಬರು ಬಿಜೆಪಿ, ಜೆಡಿಎಸ್ ಪಕ್ಷದವರ ಆಮೀಷಗಳಿಗೆ ಬಲಿಯಾಗದೇ ಶಾಸಕ ಹೆಚ್.ಪಿ.ಮಂಜುನಾಥ್ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು. ಈ ವೇಳೆ ಆದಿಜಾಂಬವ ಮೈಸೂರು ವಿಭಾಗೀಯ ಅಧ್ಯಕ್ಷ ನಿಂಗರಾಜ್, ತಾಲೂಕು ಮಾಜಿ ಅಧ್ಯಕ್ಷ ಡಿ.ಕುಮಾರ್, ಸುರೇಶ್, ಸಂತೋಷ್, ವೈರಮುಡಿ, ಜಯಸ್ವಾಮಿ, ಚೆನ್ನಯ್ಯ, ಪ್ರಣಬ್ ಸೇರಿದಂತೆ ಇತರರಿದ್ದರು.

ಕೆ.ಆರ್.ನಗರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ



ಕೆ.ಆರ್.ನಗರ, ಮೇ 2– ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೊಸಳ್ಳಿ ವೆಂಕಟೇಶ್ ಮನವಿ ಮಾಡಿದರು.

ತಾಲೂಕಿನ ಚಂದೇಗಾಲು ಗ್ರಾಮದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತರು, ಬಡವರು, ಶೋಷಿತರು ಸೇರಿದಂತೆ ಎಲ್ಲಾ ವರ್ಗದ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ತಿಳಿಸಿದರು.

ಪ್ರತಿಯೊಂದು ಕುಟುಂಬ ಪ್ರಗತಿಯತ್ತ ಸಾಗಬೇಕು ಎಂಬುದು ಬಿಜೆಪಿ ಸಿದ್ಧಾಂತ. ಹಾಗಾಗಿ ಶುದ್ಧ ಕುಡಿಯುವ ನೀರು ಕುಡಿಯಬೇಕು ಆರೋಗ್ಯವಂತ ಸಮಾಜ ನಿರ್ಮಾಣ ಆಗಬೇಕು ಎಂಬ ಮೂಲ ಉದ್ದೇಶದಿಂದ ಕೇಂದ್ರ ಸರ್ಕಾರ ಪ್ರತಿ ಮನೆಗಳಿಗೂ ಜಲ ಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ನಂತರ ರಾಜ್ಯದ ಜನತೆ ನೆಮ್ಮದಿ ಕಾಣಲು ಸಾಧ್ಯವಾಯಿತು. ಮತ್ತೊಮ್ಮೆ ಬಿಜೆಪಿ ಅಧಿಕಾರ ನಡೆಸಲಿದ್ದು ಕ್ಷೇತ್ರದಲ್ಲಿ ಬಿಜೆಪಿ ಆಯ್ಕೆ ಆದರೆ ತಾಲೂಕಿನ ಅಭಿವೃದ್ಧಿ ಪರ್ವ ಸಾಗಲಿದೆ ಎಂದರು.

ಕರ್ನಾಟಕ ವಸ್ತು ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ ಮಾತನಾಡಿ, ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಅವರು ಜಾತಿ ವ್ಯಾಮೋಹದಿಂದ ಕಾಂಗ್ರೆಸ್ ಪರ ಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಕೇಳಲು ಬಯಸುತ್ತೇನೆ ನೀವು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸೇರಿದಂತೆ ಬಿಜೆಪಿ ಪಕ್ಷವನ್ನು ದೂರುತ್ತಿದ್ದೀರಿ. ನೀವು ಮೊದಲು ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ನಂತರ ಮಾತನಾಡಿ. ತಾಲೂಕಿನ ಜನತೆ ನೀವು ಏನೆಂದು ಅರ್ಥ ಮಾಡಿಕೊಂಡಿದ್ದಾರೆ ಎಂದರು.

ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಪ್ರಭಾಕರ್ ಜೈನ್, ಎಸ್‌ಟಿ ಮೋರ್ಚಾ ಅಧ್ಯಕ್ಷ ರಾಮನಾಯಕ, ಬಿಜೆಪಿ ಮುಖಂಡರಾದ ಚಿಕ್ಕೇಗೌಡ, ದೊರೆಸ್ವಾಮಿ, ಶ್ರೀನಿವಾಸ್, ಪುನೀತ, ಸದಾಶಿವ ಮುಂತಾದವರಿದ್ದರು.

ಕಮಲ ಬಿಟ್ಟು 'ಕೈ' ಹಿಡಿದ ವೀರಶೈವ ಮುಖಂಡರು



ಮಲ್ಕುಂಡಿ, ಮೇ 2– ನಂಜನಗೂಡು ಕ್ಷೇತ್ರದ ಚಂದ್ರವಾಡಿಯಲ್ಲಿ ತಾಪಂ ಮಾಜಿ ಸದಸ್ಯೆ ರೂಪ ಮಹೇಶ್ ಸೇರಿದಂತೆ 70ಕ್ಕೂ ಹೆಚ್ಚು ಮಂದಿ ವೀರಶೈವ ಲಿಂಗಾಯತ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.

ಪಕ್ಷದ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್, ನನ್ನ ತಂದೆ, ಮಾಜಿ ಸಂಸದ ದಿ.ಆರ್.ಧ್ರುವನಾರಾಯಣ್ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ಅವರ ಮೇಲಿನ ಪ್ರೀತಿ ವಿಶ್ವಾಸ ಮತ್ತು ಪಕ್ಷದ ತತ್ವ ಸಿದ್ಧಾಂತ ಒಪ್ಪಿ ವೀರಶೈವ ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಇದರಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಈ ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರಋಣಿ. ಬಿಜೆಪಿ ಸರ್ಕಾರದ ದುರಾಡಳಿತದಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ. ಈ ಬಾರಿ ಜನ ಬದಲಾವಣೆ ಬಯಸುತ್ತಿದ್ದಾರೆ. ಮೇ 10 ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿದರೇ, ನಿಮ್ಮ ಮನೆ ಮಗನಾಗಿ ತಮ್ಮ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು. ಈ ಸಂದರ್ಭ ಹುಲ್ಲಹಳ್ಳಿ ಬ್ಲಾಕ್ ಅಧ್ಯಕ್ಷ ಶ್ರೀಕಂಠನಾಯಕ, ನಂ.ಗೂಡು ಬ್ಲಾಕ್ ಅಧ್ಯಕ್ಷ ಕುರಹಟ್ಟಿ ಕೆ.ಜಿ.ಮಹೇಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಮಾದಪ್ಪ, ಮುಖಂಡ ರಾದ ಶಿವಪ್ಪದೇವರು, ಸಂಗರಾಜು, ಪ್ರಭುಸ್ವಾಮಿ, ಅಶೋಕ್, ಅಭಿನಂದನ್ ಪಟೇಲ್, ಅಂಗಡಿ ನಾಗಣ್ಣ, ಚಿನ್ನಸ್ವಾಮಪ್ಪ ಸೇರಿದಂತೆ ಇತರರಿದ್ದರು.

ಸ್ಥಳೀಯನಾದ ನನಗೆ ಈ ಬಾರಿ ಆಶೀರ್ವದಿಸಿ: ಜಯಪ್ರಕಾಶ್



ಹೆಚ್.ಡಿ.ಕೋಟೆ, ಮೇ 2– ಕ್ಷೇತ್ರದ ಜನತೆಯ ಸೇವೆಗಾಗಿ ಸ್ಥಳೀಯನಾದ ನನಗೆ ಈ ಬಾರಿ ಆಶೀರ್ವದಿಸಿ ಎಂದು ಜೆಡಿಎಸ್ ಅಭ್ಯರ್ಥಿ ಜಯಪ್ರಕಾಶ್ ಚಿಕ್ಕಣ್ಣ ಮನವಿ ಮಾಡಿದರು.

ತಾಲೂಕಿನ ಮಠಕೆರೆ, ಹೈರಿಗೆ, ಮಾದಪುರ, ಬೊಪ್ಪನಹಳ್ಳಿ, ಚನ್ನೇಗೌಡನಹುಂಡಿ, ಹ್ಯಾಂಡ್ ಪೋಸ್ಟ್, ಯರಹಳ್ಳಿ, ಯರಹಳ್ಳಿಕಾವಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ, ಮತಯಾಚಿಸಿ ಮಾತನಾಡಿದ ಅವರು, ಈ ಬಾರಿ ತಾಲೂಕಿನ ಜನತೆ ಸ್ಥಳೀಯನಾದ ನನಗೆ ಆಶೀರ್ವದಿಸುವ ಮೂಲಕ ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು. ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಕುಮಾರಸ್ವಾಮಿಯವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆ. ಆದ್ದರಿಂದ ಈ ಬಾರಿ ನನಗೆ ನೀವು ಆಶೀರ್ವದಿಸಿದರೆ ತಾಲೂಕಿನ ಹೆಚ್ಚಿನ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದರು.

ಇದೇ ವೇಳೆ ಬಿಜೆಪಿ, ಕಾಂಗ್ರೆಸ್ ತೊರೆದು ನೂರಾರು ಮಂದಿ ಜೆಡಿಎಸ್ ಸೇರ್ಪಡೆಯಾದರು. ಈ ವೇಳೆ ಮುಖಂಡರಾದ ನರಸಿಂಹೇಗೌಡ, ಎಂ.ಸಿ.ದೊಡ್ಡ ನಾಯಕ, ಸುರೇಂದ್ರ ಡಿ.ಗೌಡ, ರಾಜೇಂದ್ರ, ರಾಜೇಶ್‌ಗೌಡ, ಧರಣೇಶ್, ರಾಮು, ಚಿಕ್ಕಣ್ಣಗೌಡ, ರವಿಗೌಡ, ಮಾದೇಗೌಡ, ಲೋಕೇಶ್, ರಘು, ಪಾಂಡುರಂಗ, ನಿಂಗರಾಜೇಗೌಡ, ಮಾರುತಿ, ಕೇಶವ, ಕುಮಾರ, ಶಿವರಾಜು, ಮಂಜು, ಪ್ರತಾಪ್ ಪ್ರಜ್ವಲ್ , ಪಿ.ನಾಗರಾಜ್, ನಾಗೇಶ್, ಸತೀಶ್, ಜಯಶಂಕರ್, ರವಿ, ಮಂಜು, ಸೋಮೇಶ್, ಶೇಖರ, ಚಂದ್ರೇಗೌಡ, ಕಾಂತರಾಜು, ಅಬೀಬ್, ರಿಜ್ವಾನ್, ಕವಿರಾಜ್‌ಗೌಡ, ಶಿವು, ಸೂರಿ ಸೇರಿದಂತೆ ಇತರರಿದ್ದರು.



ಕೆ.ಆರ್.ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ರವಿಶಂಕರ್ ಕನಗನಹಳ್ಳಿ, ತಿಪ್ಪೂರು, ದೆಗ್ಗೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿದರು. ಈ ವೇಳೆ ಜಿಪಂ, ತಾಪಂ ಮಾಜಿ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಸಹಕಾರ ವಿಭಾಗದ ಅಧ್ಯಕ್ಷ ಉಮಾಶಂಕರ್, ಉಪಾಧ್ಯಕ್ಷ ಡಿ.ಬಿ.ಲಿಂಗಣ್ಣಯ್ಯ, ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಸಿದ್ದೇಗೌಡ ಮತ್ತಿತರರಿದ್ದರು.

ಹೊಸೂರು ಗ್ರಾಮದಲ್ಲಿ ಸಾ.ರಾ.ಮಹೇಶ್ ಪ್ರಚಾರ



ಚುಂಚನಕಟ್ಟೆ, ಮೇ 2– ಜೆಡಿಎಸ್ ಭದ್ರಕೋಟೆಯಾಗಿರುವ ಚುಂಚನಕಟ್ಟೆ ಹೋಬಳಿ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸಲಾಗಿದ್ದು, ಈ ಬಾರಿ ಈ ಭಾಗದ ಜನತೆ ನಮ್ಮ ಕೈ ಹಿಡಿಯಲಿದ್ದಾರೆ ಎಂದು ಶಾಸಕ ಸಾ.ರಾ.ಮಹೇಶ್ ಭರವಸೆ ವ್ಯಕ್ತಪಡಿಸಿದರು.

ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಪ್ರತಿ ಚುನಾವಣೆಯಲ್ಲೂ ಹೋಬಳಿ ಜನರು ಆಶೀರ್ವಾದ ಮಾಡಿದ್ದು, ಈ ಬಾರಿ ಬಹುದಿನಗಳ ಬೇಡಿಕೆಯಾಗಿದ್ದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಪುನಾರಂಭ ಮಾಡಲಾಗಿದೆ. ಚುಂಚನಕಟ್ಟೆಯನ್ನು ರಾಜ್ಯವೇ ಗುರುತಿಸುವಂತಹ ಪ್ರವಾಸಿ ತಾಣವಾಗಿಸಲಾಗಿದೆ. ಜನತೆ ಅಭಿವೃದ್ಧಿಯನ್ನು ಮರೆಯುವುದಿಲ್ಲ ಎಂದರು.

ಈ ಭಾಗದ ನೀರಾವರಿ, ರಸ್ತೆ, ಏತ ನೀರಾವರಿ ಯೋಜನೆಗಳು ಹಾಗೂ ಎಲ್ಲಾ ಗ್ರಾಮಗಳಿಗೂ ಕಾವೇರಿ ನದಿಯಿಂದ ಕುಡಿಯುವ ನೀರಿನ ಸೌಲಭ್ಯ, ಕಿರು ಅಣೆಕಟ್ಟೆಗಳ ಪುನರುಜ್ಜೀವನ ಕಾಮಗಾರಿಗಳನ್ನು ಮಾಡಲಾಗಿದೆ. ಮುಂದೆ ನಮ್ಮದೇ ಸರ್ಕಾರ ಬರಲಿದ್ದು, ವಿಶೇಷವಾಗಿ ಹೋಬಳಿ ರೈತರ ಮಹದಾಸೆಯಾಗಿರುವ ಆನಂದೂರು ಕೆರೆಯಿಂದ ಕಟ್ಟೆಪುರ ನಾಲೆಗೆ ಏತ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಯನ್ನು ತಂದೇ ತರುತ್ತೇನೆ ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು ಶಾಸಕ ಸಾರಾ ಪತ್ನಿ ಅನಿತಾ ಮಹೇಶ್ ಅವರಿಗೆ ಮಹಿಳಾ ಸಂಘದ ಸದಸ್ಯರು, ಗ್ರಾಮಸ್ಥರು ಬಾಗಿನ ಕೊಟ್ಟು ಹರಸಿದರು. ಈ ವೇಳೆ ಜಿಪಂ ಮಾಜಿ ಸದಸ್ಯ ದ್ವಾರಕೀಶ್, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಸುದರ್ಶನ್, ಮಧುಚಂದ್ರ, ಗ್ರಾಪಂ ಅಧ್ಯಕ್ಷ ಕೃಷ್ಣ, ಮಾಜಿ ಅಧ್ಯಕ್ಷರಾದ ಮಹೇಶ್, ದಿನೇಶ್, ಮಾಜಿ ಉಪಾಧ್ಯಕ್ಷ ಕೃಷ್ಣಮೂರ್ತಿ, ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಟಿ.ಕೀರ್ತಿ, ಮಾಜಿ ಉಪಾಧ್ಯಕ್ಷ ಸುದರ್ಶನ್, ತಾಪಂ ಮಾಜಿ ಸದಸ್ಯ ಲೋಕೇಶ್, ಗ್ರಾಪಂ ಮಾಜಿ ಸದಸ್ಯ ಶಿವಣ್ಣ, ಮುಖಂಡರಾದ ಜಮಿಲ್, ಬಿ.ರಮೇಶ್, ಹೆಚ್.ಆರ್.ಮಧುಚಂದ್ರ, ರಾಘವೇಂದ್ರ, ರಾಜೇಶ್, ಶ್ರೀಧರ್, ಅವಿನಾಶ್ ಸೇರಿದಂತೆ ಮತ್ತಿತರರಿದ್ದರು.

25 ಸಾವಿರ ಮತಗಳ ಅಂತರದಿಂದ ಹರ್ಷವರ್ಧನ್ ಗೆಲ್ಲಿಸಿ

ಪ್ರಚಾರ ಸಭೆಯಲ್ಲಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಮನವಿ



ನಂಜನಗೂಡು, ಮೇ 2– ಕ್ಷೇತ್ರದ ಅಭಿವೃದ್ಧಿಗಾಗಿ 823 ಕೋಟಿಗೂ ಹೆಚ್ಚು ಅನುದಾನ ತಂದು ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಶಾಸಕ ಬಿ.ಹರ್ಷವರ್ಧನ್ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸುವಂತೆ ಸಂಸದ ವಿ.ಶ್ರೀನಿವಾಸ ಪ್ರಸಾದ್ ಮನವಿ ಮಾಡಿದರು.

ತಾಲೂಕಿನ ಹೆಮ್ಮರಗಾಲದಲ್ಲಿ ಮಂಗಳವಾರ ನಡೆದ ಬದನವಾಳು ಜಿಪಂ ವ್ಯಾಪ್ತಿಯ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನ್ನ 50 ವರ್ಷಗಳ ರಾಜಕೀಯ ಜೀವನದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಎಲ್ಲಾ ವರ್ಗದ ಜನತೆಯ ಸಮಸ್ಯೆಗಳಿಗೆ ಸ್ಪಂದಿಸಿ ಜನರ ಪ್ರೀತಿ, ವಿಶ್ವಾಸ ಗಳಿಸಿದ್ದೇನೆ. ನನ್ನನ್ನು ಸಂಸದ ಹಾಗೂ 2 ಬಾರಿ ಶಾಸಕನಾಗಿ ಆಯ್ಕೆ ಮಾಡಿದ ಕ್ಷೇತ್ರದ ಜನರಿಗೆ ಕೆಟ್ಟ ಹೆಸರು ತಂದಿಲ್ಲ. ನನ್ನ ಕೈ ಶುದ್ಧವಾಗಿದೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ನನ್ನನ್ನು ಸಂಪುಟದಿಂದ ತೆಗೆದು, ಉಪ ಚುನಾವಣೆಯಲ್ಲಿ ಕೋಟ್ಯಾಂತರ ಹಣ ಖರ್ಚು ಮಾಡಿ, ಸರ್ಕಾರಿ ಯಂತ್ರ ದುರುಪಯೋಗಪಡಿಸಿಕೊಂಡು ನನ್ನನ್ನು ಸೋಲಿಸಿದ್ದ ಸಿದ್ದರಾಮಯ್ಯನಿಗೆ ಪಾಠ ಕಲಿಸಿದ್ದೇನೆ. ಉಪ ಚುನಾವಣೆ ನಂತರ ಸ್ವಾಭಿಮಾನದಿಂದ ಸೆಣಸಿ ಹರ್ಷವರ್ಧನ್ ಶಾಸಕರಾದರು. ನಗರಸಭೆ, ಗ್ರಾಪಂಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಮತ್ತೆ ಲೋಕಸಭೆಯಲ್ಲಿ ಜನ ಧ್ರುವನಾರಾಯಣ್ ವಿರುದ್ಧ 10 ಸಾವಿರ ಲೀಡ್ ಕೊಟ್ಟು ನನಗೆ ಆಶೀರ್ವಾದ ಮಾಡಿದರು. ಇದು ನನ್ನ ಕೊನೆ ಚುನಾವಣೆ. ನಿಮ್ಮಿಂದ ನಿರೀಕ್ಷೆ ಇಟ್ಟುಕೊಂಡಿದ್ದೇನೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ದುಡಿಯುತ್ತಿರುವ ಹರ್ಷವರ್ಧನ್ ರನ್ನು ಗೆಲ್ಲಿಸಿ ಮತ್ತೊಮ್ಮೆ ವಿಧಾನಸಭೆಗೆ ಕಳುಹಿಸುವ ಮೂಲಕ ನಿಮ್ಮ ಸೇವೆ ಮಾಡುವ ಅವಕಾಶ ನೀಡಬೇಕು ಎಂದರು.

ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಕಾಂಗ್ರೆಸ್ ನೀಡುತ್ತಿರುವ ಗ್ಯಾರಂಟಿಗಳನ್ನು ಜನ ನಂಬುತ್ತಿಲ್ಲ. ಬಿಜೆಪಿ ಸಂಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತದೆ. ರಾಜ್ಯ ಹಾಗೂ ದೇಶದ ಅಭಿವೃದ್ಧಿಗಾಗಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿ. ನುಗು ಏತ ನೀರಾವರಿ ಯೋಜನೆ, ಹೆಡಿಯಾಲ ಭಾಗದ ಕೆರೆಗಳನ್ನು ತುಂಬಿಸುವ ಯೋಜನೆ ಸೇರಿದಂತೆ ನಂಜನಗೂಡು ನಗರವನ್ನು ಸ್ಯಾಟಲೈಟ್ ಟೌನ್ ಆಗಿ ಅಭಿವೃದ್ಧಿಪಡಿಸುವ ನನ್ನ ಕನಸನ್ನು ನನಸು ಮಾಡಲು ಈ ಬಾರಿ ಮತ ನೀಡುವ ಮೂಲಕ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಮಹೇಶ್, ಬಿಜೆಪಿ ರಾಜ್ಯ ಮುಖಂಡ ಸುಬ್ಬಣ್ಣ ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ಕಾರ್ಯದರ್ಶಿ ಸೋಮಣ್ಣ, ತಾಪಂ ಮಾಜಿ ಸದಸ್ಯರಾದ ಬಿ.ಎಸ್.ರಾಮು, ಮಹದೇವ ನಾಯ್ಕ, ಮುಖಂಡರಾದ ಸಿದ್ದರಾಜು, ಮಹೇಶ್, ರಂಗನಾಥ್, ಮಹದೇವ ಸ್ವಾಮಿ, ಹೆಮ್ಮರಗಾಲ ಗ್ರಾಪಂ ಮಾಜಿ ಅಧ್ಯಕ್ಷ ಸಿದ್ದರಾಜು ಉಪಸ್ಥಿತರಿದ್ದರು.

ರೇವಣ್ಣ ಗೆಲುವಿಗೆ ಒಗ್ಗಟ್ಟಿನಿಂದ ಶ್ರಮಿಸೋಣ

ಹಿರಿಯ ಮುಖಂಡ ಎಸ್.ಶಂಕರ್ ಮನವಿ



ತಿ.ನರಸೀಪುರ, ಮೇ 2– ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಎಂ.ರೇವಣ್ಣ ಅವರ ಗೆಲುವಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸೋಣ ಎಂದು ಹಿರಿಯ ಮುಖಂಡ ಎಸ್.ಶಂಕರ್ ತಿಳಿಸಿದರು.

ತಾಲೂಕಿನ ಮಾಕನಹಳ್ಳಿ ಗ್ರಾಮದ ಮಾದಿಗ ಸಮುದಾಯದ ಕಾಲೋನಿಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಎಂ.ರೇವಣ್ಣ ಪರ ಮತಯಾಚಿಸಿ ಮಾತನಾಡಿದ ಅವರು, ಡಾ.ಎಂ.ರೇವಣ್ಣ ಜನಪರ, ಸರಳ ಸಜ್ಜನಿಕೆಯುಳ್ಳವರು. ಅವರು ತಮ್ಮ ಸೇವಾವಧಿಯಲ್ಲಿ ಬಡಜನರ ಬಳಿ ಹಣ ಪಡೆಯದೇ ತಾವೇ ಸ್ವತಃ ಹಳ್ಳಿಗಳಿಗೆ ಹೋಗಿ ವೈದ್ಯಕೀಯ ಸೇವೆ ಸಲ್ಲಿಸಿದ್ದಾರೆ. ಈಗ ಜನಸೇವೆ ಮಾಡಬೇಕೆಂಬ ಉದ್ದೇಶದಿಂದ ವೈದ್ಯಕೀಯ ವೃತ್ತಿಯಿಂದ ರಾಜಕಾರಕ್ಕೆ ಬಂದಿದ್ದಾರೆ. ಕ್ಷೇತ್ರದಲ್ಲಿ ಇವರಿಗಿಂತ ಉತ್ತಮ ಅಭ್ಯರ್ಥಿ ಸಿಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದವರು ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.

ಕಳೆದ ಬಾರಿ ಬಿಜೆಪಿ ಪಕ್ಷ ನನಗೆ ಅವಕಾಶ ಕಲ್ಪಿಸಿತ್ತು. ಯಾವುದೋ ಅಚಾತುರ್ಯ ನಡೆದು ಗೆಲ್ಲಲು ಸಾಧ್ಯವಾಗಲಿಲ್ಲ. ತಿ.ನರಸೀಪುರ ಕ್ಷೇತ್ರ ಬಿಜೆಪಿ ಗೆಲ್ಲುವ ಕ್ಷೇತ್ರವಾಗಿದ್ದು, ಕಳೆದ ಬಾರಿಯ ಅಚಾತುರ್ಯ ಮತ್ತೆ ಮರುಕಳಿಸುವುದು ಬೇಡ. ನಾವೆಲ್ಲರೂ ಮೈ ಮರೆಯದೇ ಪಕ್ಷದ ಅಭ್ಯರ್ಥಿ ರೇವಣ್ಣರಿಗೆ ಮತ ಚಲಾಯಿಸುವ ಮೂಲಕ ಬಿಜೆಪಿ ಗೆಲುವಿಗೆ ಕಾರಣೀಭೂತರಾಗಬೇಕು ಎಂದರು.



ಮೂಗೂರಲ್ಲಿ ಶ್ರೀದೇಶೇಶ್ವರಸ್ವಾಮಿ ಹಾಗೂ ಪಾರ್ವತಿ ಅಮ್ಮನವರ ಮದ್ದಿವ್ಯ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಸಕ್ಕುಬಾಯಿ ಕ್ಷೀರಸಾಗರ್ ನಿಧನ



ಗಾವಡಗೆರೆ, ಮೇ 2– ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮದ ಸಕ್ಕುಬಾಯಿ ಕ್ಷೀರಸಾಗರ್ (99) ಅವರು ಭಾನುವಾರ ಸಂಜೆ ನಿಧನ ರಾದರು.

ಮೃತರು ನಾಲ್ವರು ಪುತ್ರರು, ಏಳು ಮಂದಿ ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಿನ್ನೆ (ಮೇ 1) 12 ಗಂಟೆಗೆ ಸ್ವಗ್ರಾಮದಲ್ಲಿ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಚುನಾವಣೆ ಮತದಾನದ ಆಸಕ್ತಿ ಕಳೆದುಕೊಂಡಿರುವ ದುಡಿಯುವ ವರ್ಗ.!

ಯಾರು ಗೆದ್ದು ಬಂದರೂ ಎಲ್ಲರೂ ಭ್ರಷ್ಟರು ಸ್ವಾಮಿಗಳೇ ಎಂದು ಬೇಸರ

ಮೈಸೂರು, ಮೇ 2(ಸಿಎನ್)– ಈಗ ನಮ್ಮಿಂದೇ ಅವರು... ನಂತರ ಅವರಿಂದೇ ನಾವು..! ಆದರೂ ಪ್ರತಿಯೊಬ್ಬರ ಯೋಗಕ್ಷೇಮ ಕಾಪಾಡುವ ಸರ್ಕಾರ ರಚನೆಯಾಗಲಿ...

ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಎಲ್ಲೆಡೆ ಮತಭೇಟೆಯ ಅಬ್ಬರ ಜೋರಾಗಿದೆ. ಭರವಸೆಗಳ ಮಹಾಪೂರವೇ ಹರಿದು ಬರುತ್ತಿದೆ. ಇದೆಲ್ಲದರ ನಡುವೆ ಚಿಂತೆಗೀಡಾಗಿರುವ ಪ್ರಜಾಪ್ರಭುಗಳು ಯಾವ ಪಕ್ಷದವರೇ ಅಧಿಕಾರಕ್ಕೆ ಬರಲಿ... ಆದರೆ ರಾಜ್ಯ ಹಾಗೂ ರಾಜ್ಯದ ಜನರ ಹಿತಕಾಯುವವರಾಗಿದ್ದರೆ ಸಾಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ.

ಶ್ರಮಿಕರ ಜೀವನವನ್ನು ಅಸನಾಗಿಸುವ ಜನ ನಾಯಕರು, ನಮ್ಮನ್ನಾಳಲಿ. ಆದರೆ ಮಾತಿನಲ್ಲೇ ಮನೆ ಕಟ್ಟಿ, ಹಿಂದಿಂದೆ ಅಲೆದು ಮತಗಿಟ್ಟಿಸಿಕೊಂಡು ಗೆದ್ದ ನಂತರ ಕಣ್ಮರೆಯಾಗುವವರು ಬೇಡವೇ... ಬೇಡ. ನಿಜವಾಗಿ ಕೆಲಸ ಮಾಡುವವರಿಗೆ ನಮ್ಮ ಮತ ನೀಡುತ್ತೇವೆ. ಗೆಲ್ಲಿಸುತ್ತೇವೆ ಎಂದು ಮೈಸೂರು ಮತದಾರರು ನಮ್ಮ ನಿಲುವನ್ನು 'ಮೈಸೂರು ಮಿತ್ರ'ನಲ್ಲಿ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿ ಹೂ ಮಾರುವ ನಿಂಗಪ್ಪ ಎಲ್ಲಾ ರಾಜಕಾರಣಿಗಳನ್ನು ನಂಬೋದಿಕ್ಕೆ ಆಗಲ್ಲ. ಯಾರಿಗೆ ವೋಟ್ ಹಾಕಿದ್ರೂ.. ನಾವು ಕೂಲಿ ಮಾಡೋದು ತಪ್ಪುತ್ತಾ ನೀವೆ ಹೇಳಿ. ಗೆಲ್ಲುವವರೆಗೂ ಮಾತ್ರ ರಾಜಕಾರಣಿಗಳು ನಮ್ಮ ಬಳಿ ಬರುತ್ತಾರೆ. ಆಮೇಲೆ ನಾವೇ ಅವರ ಮನೆ ಬಾಗಿಲಿಗೆ ಅಲೆದರೂ ದರ್ಶನ ಕೊಡೋದಿಲ್ಲ. ಆದರೆ ಉತ್ತಮ ಅಭ್ಯರ್ಥಿ ಆಯ್ಕೆ ಮೂಲಕ ಇದನ್ನೆಲ್ಲಾ ಒಂದಷ್ಟು ಸುಧಾರಣೆ ತರಬಹುದು. ಯಾರು ಕೆಲಸ ಮಾಡುತ್ತಾರೆ ಅನ್ನಿಸುವುದೋ ಅವರಿಗೇ ಈ ಬಾರಿ ವೋಟ್ ಹಾಕುತ್ತೇನೆ ಎಂದು ನುಡಿದರೆ, ಬಡವರು ಮಧ್ಯಮ ವರ್ಗದ ಕಷ್ಟಕ್ಕೆ ಸ್ಪಂದಿಸುವ ಅಭ್ಯರ್ಥಿ ಯಾವ ಪಕ್ಷದವರೇ ಆದರೂ ಅವರಿಗೆ ನನ್ನ ವೋಟ್ ಮೀಸಲು ಎಂದು ಆಟೋ ಡ್ರೈವರ್ ಸಿದ್ದರಾಜು ತಮ್ಮ ನಿಲುವನ್ನು ವ್ಯಕ್ತಪಡಿಸಿದರು.

ಅಗತ್ಯ ವಸ್ತುಗಳ ಬೆಲೆ ಕಮ್ಮಿಯಾಗ ಬೇಕು ಸ್ವಾಮಿ: ನಗರದ ಚಿಕ್ಕಗಡಿಯಾರದ ಬಳಿ ಸೊಪ್ಪಿನ ವ್ಯಾಪಾರ ಮಾಡುವ ಮಲ್ಲಮ್ಮ, ನಾವು ಬೆಳಗ್ಗೆ 5 ಗಂಟೆಗೆ ಎದ್ದು ಟಿ.ನರಸೀಪುರ ಕರಹಟ್ಟಿಯಿಂದ ಇಲ್ಲಿಗೆ ಬಂದು ವ್ಯಾಪಾರ ಮಾಡುತ್ತೇನೆ. ರಾಜ್‌ಕೀಯಾ ಅಂದ್ರೆ ಅಷ್ಟಾಗಿ ನನ್‌ಗೆ ಗೊತ್ತಿಲ್ಲ. ಬೇಸರ ಅಂದ್ರೆ ದಿನೇ ದಿನೆ ಅಡುಗೆ ಪದಾರ್ಥಗಳ ಬೆಲೆ ಜಾಸ್ತಿಯಾಗುತ್ತಿದೆ. ದುಡ್ಡು ಇದ್ದವರಿಗೆ ಇದೆಲ್ಲಾ ಸಲೀಸು. ಆದರೆ ನಮ್ಮಂತಹ ಬಡವರಿಗೆ ತುಂಬಾ ಕಷ್ಟವಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಸ್ಲಂ ಬೋರ್ಡ್‌ನ ನಿರ್ಮ ಮನೆಯಲ್ಲಿ ವಾಸವಾಗಿರುವ ಮರಿಸ್ವಾಮಿ ನಮಗೆ ಶುದ್ಧ ಕುಡಿಯುವ ನೀರಿಲ್ಲ. ಒಳಚರಂಡಿ ವ್ಯವಸ್ಥೆ ಇಲ್ಲ. ಕರೆಂಟ್ ಸಮರ್ಪಕವಾಗಿಲ್ಲ. ಮೂಲ ಸೌಕರ್ಯಗಳಿಲ್ಲದೆ ಬಳಲಿ ಬೆಂಡಾಗಿದ್ದೇವೆ. ಆದರೆ ನಮ್ಮ ಮತ ಪಡೆದು ಗೆದ್ದವರು ಕಳೆದ 5 ವರ್ಷ ನಮ್ಮಿಂದ ಮರೆಯಾಗಿಯೇ ಇದ್ದು, ಮತ್ತೆ ಬಂದಿದ್ದಾರೆ. ಅವರಿಗೆ ವೋಟ್ ಹಾಕಬೇಕಾ ಎಂದು ಪ್ರಶ್ನಿಸಿದ್ದಾರೆ.

ನನ್‌ಗೆ ಎಲೆಕ್ಷನ್ ಅಂದ್ರೇ ಕೋಪ: ರಾಜಕೀಯ ನಾಯಕರ ಭ್ರಷ್ಟಾಚಾರ ನೋಡಿ ನೋಡಿ ನನ್‌ಗೆ ಎಲೆಕ್ಷನ್ ಅಂದ್ರೆ ಕೋಪ ಬರುವಂತಾಗಿದೆ. ಭ್ರಷ್ಟಾಚಾರ ಮೀತಿ ಮೀರಿದೆ. ಹೀಗಿರುವಾಗ ಶೋಷಿತರು ಕಷ್ಟ ಕಾಣುತ್ತದೆಯೇ ಬೇಸರ ವ್ಯಕ್ತಪಡಿಸಿದ ಶ್ಯಾದನಹಳ್ಳಿ ನಿವಾಸಿ ಬಸವಲಿಂಗಪ್ಪ, ಆದರೂ ಈ ಬಾರಿ ಉತ್ತಮ ಅಭ್ಯರ್ಥಿಗೆ ಮತ ಹಾಕುತ್ತೇನೆ ಎಂದರು.

ರಾಜ್ಯದ ಯಾವುದೇ ರಾಜಕೀಯ ಪಕ್ಷಗಳು ವಿದ್ಯಾರ್ಥಿಗಳ ವ್ಯಾಸಂಗಕ್ಕಾಗಿ ಪರಿಣಾಮಕಾರಿಯಾದ ಯೋಜನೆ ರೂಪಿಸಿಲ್ಲ. ಸುಳ್ಳು ಭರವಸೆಗಳ ಮೂಲಕ ಯುವಕ–ಯುವತಿಯರನ್ನು ಸೆಳೆಯಲು ಮುಂದಾಗಿದ್ದಾರೆ. ರಾಜಕೀಯಕ್ಕೆ ವಿದ್ಯಾವಂತರು ಬಂದಾಗಲೇ ರಾಜ್ಯ ಹಾಗೂ ದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಈ ಬಾರಿ ವಿದ್ಯಾವಂತ ರಾಜಕಾರಣಿಗೆ ನನ್ನ ಮತ ಎಂದು ಸ್ನಾತಕೋತ್ತರ ಪದವಿಧರೆಯೊಬ್ಬರು ಸ್ಪಷ್ಟವಾಗಿ ಉತ್ತರಿಸಿದರು.

ಸಮಾನ ಅವಕಾಶ ಕಲ್ಪಸುವವರಿಗೆ ಮತ: ಸಮಾಜದಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಅವಕಾಶ ನೀಡಲಾಗುತ್ತಿದೆ. ಆದರೆ ಲಿಂಗತ್ವ ಅಲ್ಪಸಂಖ್ಯಾತರಿ (ಮಂಗಳಮುಖಿಯರು)ಗೆ ಅವಕಾಶವೇ ಇಲ್ಲ. ನಮ್ಮ ಮೇಲೂ ಸಾಮಾಜಿಕ ಕಳಕಳಿಯುಳ್ಳ ಅಭ್ಯರ್ಥಿಗಳಿಗೆ ಮತ ನೀಡುತ್ತೇವೆ ಎಂದು ಮಂಗಳಮುಖಿಯೊಬ್ಬರು ತಮ್ಮ ಅನಿಸಿಕೆ ವ್ಯಕ್ತ ಪಡಿಸಿದರು. ಹಾಗೆಯೇ ಬಹುತೇಕ ಮತದಾರರು ಅಭಿವೃದ್ಧಿ ಹಾಗೂ ಸರ್ವರ್ ಹಿತ ಕಾಯುವ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಬಯಸುತ್ತಿದ್ದಾರೆ.

ಅಭಿನಂದನೆಗಳು



ರಕ್ಷಿತ.ಎಸ್
ಇವರು ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 88% ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು ಇವರಿಗೆ ಅಭಿನಂದನೆಗಳು.
ಶುಭಕೋರುವವರು: ತಾತ : ಎಷ್ಟಿನ್, ಅಜ್ಜಿ: ಜಿ.ಎಂ.ತ.

Format C-1 (For candidate to publish in Newspapers, TV)

Declaration about criminal cases

(As per the Judgement dated 25th, September - 2018, of Hon'ble Supreme Court in WP (Civil) No. 536 of 2011 (Public Interest Foundation & Ors. Vs Union of India & Anr)

Name and address of candidate: **S Siddegowda** S/o Late G Siddegowda, No 50, Mavinahalli Jayapura Post and Hobli, Mysore-570008

Name of political party : Indian National Congress (Independent candidates should write "Independent" here)

Name of Election : Karnataka State Legislative Assembly General Elections May-2023

***Name of Constituency:** 215 - Chamundeshwari.

I, **S Siddegowda** (name of candidate), a candidate for the above mentioned election, declare for public information the following details about my criminal antecedents:

(A) Pending criminal cases

Sl. No.	Name of Court	Case No. and dated	Status of case(s)	Section(s) of Acts concerned And brief description of offence(s)
1.	II JMFC court Mysore	Case No: 46/2023 13-4-2023	FIR	IPC 1860(U/S 171H,188)
2.	5th JMFC court Malalavadi, Jayanagara, Mysore	Case No: 64/2023 09-04-2023	FIR	Religious institutions (prevention of misuse) ACT,1988(U/S 3,6,7)
3.	II JMFC Court Mysore	Case No: 113/2021 15-06-2021	Evidence	IPC 1860(U/S 324,504,506,34)

(B) Details about cases of conviction for criminal offences

Sl.no.	Name of Court & date(s) of order(s)	Description of offence(s) & punishment imposed	Maximum Punishment Imposed
NO	NO	NO	NO
NO	NO	NO	NO
NO	NO	NO	NO

*In the case of election to Council of States or election to Legislative Council by MLAs, mention the election concerned in place of name of constituency.

ಉತ್ತರ ಕ್ರಿಯಾದಿ ಆಹ್ವಾನ ಪತ್ರಿಕೆ



ದಿನಾಂಕ 22.04.2023ನೇ ಶನಿವಾರ ನನ್ನ ಧರ್ಮಪತ್ನಿಯವರಾದ
ಶ್ರೀಮತಿ ವಿ. ತ್ರಿವೇಣಿ ರವರು
ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ತತ್ಸಂಬಂಧವಾಗಿ ಮೃತರ ಉತ್ತರ ಕ್ರಿಯಾದಿಯನ್ನು ದಿನಾಂಕ 03.05.2023ನೇ ಬುಧವಾರ ಬೆಳಗ್ಗೆ 10.30 ಗಂಟೆಗೆ ಬೆಟ್ಟದಬೀಡು ಗ್ರಾಮದ ತೋಟದಮನೆಯಲ್ಲಿ ನೆರವೇರಿಸಲು ನಿಶ್ಚಯಿಸಿರುತ್ತೇವೆ. ತಾವುಗಳು ಆಗಮಿಸಿ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ಆಹ್ವಾನ ಪತ್ರಿಕೆ ತಲುಪದೆ ಇರುವವರು ಇದನ್ನೇ ಆಹ್ವಾನ ಪತ್ರಿಕೆ ಎಂದು ತಿಳಿದು ಆಗಮಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

ಇಂತಿ ದುಃಖತಪ್ತರು
ಲೇ. ಶ್ರೀಮತಿ ಕೆಂಪಮ್ಮ ಮತ್ತು ಶ್ರೀ ಪಾಪೇಗೌಡರು,
ಶ್ರೀ ಬಿ.ಪಿ. ಬೋರೇಗೌಡ, ನಿಕಟಪೂರ್ವ ಕಾರ್ಯದರ್ಶಿ, ಬಿಜೆಪಿ,
ಮೈಸೂರು ಜಿಲ್ಲಾ ಘಟಕ, ಕುಟುಂಬ ವರ್ಗ ಮತ್ತು ಬೆಟ್ಟದಬೀಡು ಗ್ರಾಮಸ್ಥರು

ಜಿ. ಲೋಕೇಶ್ ಕುಮಾರ್ ರವರು

2023ರ ವಿಧಾನಸಭಾ ಚುನಾವಣೆಯ ನರಸಿಂಹರಾಜ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮ ಪತ್ರ ಸಲ್ಲಿಸಿದ್ದಾರೆ. ಇವರ ಕೆಲವು ಪ್ರಕರಣಗಳು ವಿಚಾರಣೆ ಹಂತದಲ್ಲಿವೆ

(ಎ)	ಸಂಬಂಧ ಪಟ್ಟ ಪೊಲೀಸ್ ಠಾಣೆಯ ಹೆಸರು ಮತ್ತು ವಿಳಾಸದೊಂದಿಗೆ ಎಫ್.ಐ.ಆರ್.ಸಂಖ್ಯೆ	ಮಂಡಿ ಮೊಹಲ್ಲಾ ಸ್ಟೇಷನ್, ಮೈಸೂರು ಸಿ.ಸಿ.ನಂ.1752/2013	ದೇವರಾಜ ಪೊಲೀಸ್ ಠಾಣೆ, ಮೈಸೂರು ಸಿ.ಸಿ.ನಂ.281/2020	ಲಷ್ಕರ್ ಮೊಹಲ್ಲಾ ಮೈಸೂರು ಎಸ್.ಸಿ.ನಂ.207/2019
(ಬಿ)	ನ್ಯಾಯಾಲಯದ ಹೆಸರಿನೊಂದಿಗೆ ಪ್ರಕರಣದ ಸಂಖ್ಯೆ	ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಅಂಡ್ ಜೆ.ಎಂ.ಎಫ್.ಸಿ ಮೈಸೂರು	4ನೇ ಜೆ.ಎಂ.ಎಫ್.ಸಿ ಮೈಸೂರು	7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯ, ಮೈಸೂರು
(ಸಿ)	ಇದಕ್ಕೆ ಸಂಬಂಧಪಟ್ಟ ಅಧಿನಿಯಮಗಳು/ ಸಂಹಿತೆಗಳು ಪ್ರಕರಣಗಳು (ಪ್ರಕರಣದ ಸಂಖ್ಯೆಯನ್ನು ನೀಡಿರಿ) ಉದಾಹರಣೆಗೆ ಐಪಿಸಿಯ – ಪ್ರಕರಣ ಇತ್ಯಾದಿ)	143,144,147,148, 447,427,353, 504,114,149 of I.P.C	143,147,427,149 of I.P.C	341,323,447, 395 of I.P.C

ಸಹಿ/– ಜಿ.ಲೋಕೇಶ್‌ಕುಮಾರ್, ಪಕ್ಷೇತರ ಅಭ್ಯರ್ಥಿ ನರಸಿಂಹರಾಜ ವಿಧಾನಸಭಾಕ್ಷೇತ್ರ, ಮೈಸೂರು

ಚಿರಸ್ಮರಣೆ



ಪ್ರೀತಿಯ ಮಗನೆ ನೀನು ನಮ್ಮನ್ನಗಲಿ ಇಂದಿಗೆ 17ನೇ ವರ್ಷ ಕಳೆಯಿತು. ಆ ಭಗವಂತನು ನಿನ್ನ ಆತ್ಮಕ್ಕೆ ಶಾಂತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತ ಸದಾ ನಿನ್ನ ನೆನಪಿನಲ್ಲಿರುವ ದುಃಖತಪ್ತರು: ತಂದೆ ...
ಲೋಕೇಶ್ ನಂಜಪ್ಪ
ಜನನ: 13.06.1977
ಮರಣ: 03.05.2006


ಕಳೆದಿದೆ
ದಾದಪೀರ್ ಲೇಟ್ ಸಿರಾಜುದ್ದೀನ್ ನ 305/1, ಗೋಲ್ಡ್ಯಾಪ್ಸ್ ಸ್ಟ್ರೀಟ್, ಲಷ್ಕರ್ ಮೊಹಲ್ಲಾ, ಮೈಸೂರು ನ 942, ಅಜೀಜ್‌ಸೇಟ್ ನಗರ, ಕಲ್ಯಾಣಗಿರಿ, ಮೈಸೂರು, ನಿವೇಶನದ ಸ್ವಾಧೀನ ಪತ್ರ ಮತ್ತು ಮಂಜೂರಾತಿ ಪತ್ರ ಕಳೆದುಹೋಗಿದೆ.
ಸಿಕ್ಕಲ್ಲಿ ಸಂಪರ್ಕಿಸಿ: 9945615332

12ನೇ ವರ್ಷದ ಚಿರಸ್ಮರಣೆ



ಆರ್.ರಮೇಶ್ (ವಿಕ್ರಾಂತ್, ಜೆ.ಕೆ.ಟೈರ್ಸ್)
ಸದಾ ನಿಮ್ಮ ನೆನಪಿನಲ್ಲಿರುವ ಧರ್ಮಪತ್ನಿ, ರುಕ್ಮಿಣಿ ಮತ್ತು ಮಕ್ಕಳು, ರಾಜೇಶ್ವರಿ, ರಜಿನಿ ಕುಮಾರ್ ಮತ್ತು ಅರುಣ್‌ಗೌಡ ಮತ್ತು ಕೋಳಿಪ್ಪ ರಾಮಣ್ಣನವರು ಕುಟುಂಬವರ್ಗದವರು (ಕೆ.ಜಿ.ಕೊಪ್ಪಲು) ಮೈಸೂರು

4ನೇ ವರ್ಷದ ಚಿರಸ್ಮರಣೆ



ನೀವು ನಮ್ಮನ್ನಗಲಿ ಇಂದಿಗೆ 4 ವರ್ಷ ಕಳೆದರೂ ಸದಾ ನಿಮ್ಮ ನೆನಪಿನಲ್ಲಿರುವ
ಇಂತಿ ದುಃಖಿತರು
ಪತ್ನಿ ಶ್ರೀಮತಿ ದೇವೀರಮ್ಮ ಮತ್ತು ಮಗ – ಸೊಸೆ, ಮೊಮ್ಮಕ್ಕಳು – ಎಂ. ರಾಜೇಶ್ವರಿ, ಎಂ. ದಿವ್ಯಾ ಹಾಗೂ ಬಂಧು ಮಿತ್ರರು
ಜಿ.ಪಿ. ಬೀರೇಗೌಡರು

2ನೇ ವರ್ಷದ ಸವಿನೆನಪು



ನಿಮ್ಮ ಅಗಲಿಕೆ ನಮ್ಮನ್ನು ಭಾದಿಸುತ್ತಿದೆ. ನಿಮ್ಮ ನಡೆ, ನುಡಿ, ಆದರ್ಶ ನಮಗೆ ದಾರಿದೀಪವಾಗಿದೆ. ನೀವು ನಮ್ಮನ್ನಗಲಿ ಇಂದಿಗೆ 2 ವರ್ಷ ಕಳೆದರೂ ಸದಾ ನಿಮ್ಮ ನೆನಪಿನಲ್ಲಿರುವ,
ದುಃಖತಪ್ತರು: ಅಪ್ಪ ಅಮ್ಮ, ಪತ್ನಿ ರಮ್ಯ, ಮಗಳು ಜಾನವಿ.ಎನ್, ಬಾಮೈದ ರವಿ ಹಾಗೂ ಕುಟುಂಬವರ್ಗದವರು
ನಂದೀಶ್ವರ್.ಎನ್.ಎಂ

9ನೇ ವರ್ಷದ ಸವಿನೆನಪು



ಎಂ.ಬಿ.ಆನಂದಕುಮಾರ್
ಎಸ್.ಬಿ.ಎಂ. (ನೌಕರ)
ನೀನು ನಮ್ಮನ್ನಗಲಿ ಇಂದಿಗೆ 9 ವರ್ಷ ಕಳೆದರೂ ಸದಾ ನಿಮ್ಮ ನೆನಪಿನಲ್ಲಿರುವ
ತಂದೆ, ತಾಯಿ ಮತ್ತು ಕುಟುಂಬವರ್ಗದವರು

PUBLIC NOTICE

Notice is hereby given that SRI. S.T.CHANDRA, son of Late S.T. Thirumallaiah, is desirous to sell the under mentioned property to my client/s and any person or persons claiming any interest on the under mentioned property or any part thereof, is hereby required to communicate the same to me with documentary evidence at my office, situated at **DOOR No.2765/1A D13/A1, "KEYANS", 5TH MAIN ROAD, V.V. PURAM (V.V. MOHALLA), MYSORE – 570 002,** within 15 (Fifteen) days from the date of this publication, as otherwise the said sale will be completed without any reference or regard to any such purported claim or interest, which shall be deemed to have been waived for all intents and purposes.

SCHEDULE PROPERTY

The Agricultural Land bearing following Survey Numbers, Extents and Boundaries, situated at Harohalli Village, Varuna Hobli, Mysore Taluk.

Survey No.	Extent		Boundaries			
	A	G	East	West	North	South
811/1	2	35	Sy.No.887	Nala Road	Sy.No.811/2	Road
812	6	08	Sy.No.887	Nala Road	Nala Road	Sy.No.811/2

Date:02.05.2023
Place:Mysore

Sd/- Dhirendra Kumar R. Mehta, Advocate
KEY-ANS LAW SOLUTIONS